

**THE BOOK WAS
DRENCHED**

DAMAGE BOOK

UNIVERSAL
LIBRARY

OU_200379

UNIVERSAL
LIBRARY

ಹಗಲುಗನಸುಗಳು

ಎ. ಎನ್. ಮೂರ್ತಿರಾನ್



ಬೆಲೆ: ೧೨ ಆಣೆ

ವೊಡಲನಯ ಮುದ್ರಣ ೧೯೩೭
ಎಲ್ಲ ಹಕ್ಕುಗಳನ್ನೂ ಕಾದಿರಿಸಿದ

ಲಲಿತೆಗ

ವಿಷಯ

	ಪುಟ
ಆರಿಕೆ	v
ಗೌರಜ್ಜಿ	೧
ಹಗಲುಗನಸುಗಳು	೯
ಹೂವುಗಳು	೨೪
ಗಾಡಿಯ ಪ್ರಯಾಣ	೩೪
ಕುರುಡ	೫೨
ಲಲಿತೆಯ ವಿದ್ಯಾಭ್ಯಾಸ	೫೯
ಪ್ರಣಯಯಾತ್ರೆ	೭೧

ಅ ರಿ ಕೆ

ಈ ಸಂಗ್ರಹದಲ್ಲಿರುವ ಪ್ರಬಂಧಗಳಲ್ಲಿ 'ಗೌರವ್ವಿ' 'ಹೂವುಗಳು' ಎಂಬುವು 'ಪ್ರಬೋಧಕ'ದಲ್ಲಿಯೂ, 'ಕುರುಡ' ಎಂಬುದು 'ಕಥಾಂಜಲಿ' ಯಲ್ಲಿಯೂ, 'ಉಡುವು' 'ಪ್ರಬುದ್ಧಕರ್ಣಾಟಕ'ದಲ್ಲಿಯೂ ಪ್ರಕಟವಾಗಿದ್ದುವು. ಈ ಸಂಗ್ರಹಕ್ಕೆ ೧೯೩೬ನೆಯ ಇಸವಿಯ ದೇವರಾಜ ಬಹದ್ದೂರ್ ಬಹುಮಾನಗಳಲ್ಲಿ ಎರಡನೆಯ ಬಹುಮಾನ ದೊರೆಯಿತು. ಈ ಪ್ರೋತ್ಸಾಹಕ್ಕೆ ನಾನು ಕೃತಜ್ಞನಾಗಿದ್ದೇನೆ.

ಈ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದ ಶಿವಮೊಗ್ಗ ಕರ್ಣಾಟಕ ಸಂಘದವರಿಗೂ, ಅವುಗಳಿಗೆ ಮೊದಲು ಆಶ್ರಯವನ್ನು ಕೊಟ್ಟ ಪತ್ರಿಕಾ ಸಂಪಾದಕರಿಗೂ, ಅತ್ಯಲ್ಪ ಕಾಲದಲ್ಲಿ ಪುಸ್ತಕವನ್ನು ಸುಂದರವಾಗಿ ಮುದ್ರಿಸಿಕೊಟ್ಟ ಬೆಂಗಳೂರು ಪ್ರೆಸ್ಸಿನವರಿಗೂ ನಾನು ಋಣಿಯಾಗಿದ್ದೇನೆ.

ಮೈಸೂರು, }
೧-೨-೧೯೩೭ }

ಎ. ಎನ್. ಮೂರ್ತಿರಾವ್

ಗೌರಜ್ಜಿ

ಗೌರಜ್ಜಿ ನಮ್ಮ ತಂದೆಯ ದೊಡ್ಡಮ್ಮ. ಅವರ ಯೌವನದಲ್ಲಿ ನಾವು ಆಕೆಯನ್ನು ಕಾಣೆವು. ನಮಗ ಸ್ವಲ್ಪ ಬುದ್ಧಿ ತಿಳಿಯುವ ವೇಳೆಗೆ ಅವರಿಗೆ ಸುಮಾರು ಅರುವತ್ತೈದು ವರ್ಷವಿರಬಹುದು. ನಮ್ಮ ಸರಸು ಬಂದು ದಿನ ಅವರನ್ನು “ಅಜ್ಜಿ, ನೀನೂ ಚಿಕ್ಕವಳಾಗಿದ್ದೆಯಾ?” ಎಂದು ಕೇಳಿದಳು. ವಾಪ, ಜರೆಯಿಂದ ಕುಗ್ಗಿ ಉಪವಾಸಾದಿ ವ್ರತಗಳಿಂದ ಕೃಶವಾದ ಆ ದೇಹದಲ್ಲಿ ಹಿಂದೆ ಎಳೆತನದ ಲವಲವಿಯೂ ಯೌವನದ ಕಾಂತಿಯೂ ಇದ್ದುವೆಂದು ಮೂರು ವರ್ಷದ ಹುಡುಗಿಗೆ ಹೇಗೆ ತಿಳಿಯಬೇಕು? ಗೌರಜ್ಜಿ ಚಿಕ್ಕವರಾಗಿದ್ದಾಗ ಒಲು ಜಿಲುಪೆಯಂತೆ. “ಹಳ್ಳಿಯ ಹೆಣ್ಣುಮಗಳಾದರೂ ಕೃತೋಳೆದುಕೊಂಡು ಮುಟ್ಟುವಹಾಗಿದ್ದರು; ತಲೆಯ ಕೂದಲಂತೂ ವೂಣಕಾಲಿನವರೆಗೂ ಬರುತ್ತಿತ್ತಂತೆ” ಎಂದು ನಮ್ಮ ತಾಯಿ ಒಂದೊಂದು ದಿನ ಹೇಳುವುದುಂಟು. ಅವರ ತಂದೆಯ ಮನೆಯವರು ಅವರನ್ನು ಪ್ರಾಣಕ್ಕಿಂತಲೂ ಹೆಚ್ಚಾಗಿ ಸಾಕಿ ಒಳ್ಳೆಯ ಮನೆಯನ್ನು ನೋಡಿ ಮದುವೆ ಮಾಡಿಕೊಟ್ಟರು. ಆದರೆ ಗಂಡನೊಡನೆ ಬಹಳ ದಿನ ಸಂಸಾರ ಮಾಡಿಕೊಂಡಿರುವುದು ಆಕೆಯ ಹಣೆಯಲ್ಲಿ ಬರೆದಿರಲಿಲ್ಲ. ಅವರಿಗೆ ಇನ್ನೂ ಹದಿನೆಂಟು ವರ್ಷವಾಗಿರುವಾಗಲೇ ವೈಧವ್ಯ ಪ್ರಾಪ್ತವಾಯಿತು. ಗಂಡನ ಮನೆಯಲ್ಲಿ ಇದ್ದ ಮೂರು ವರ್ಷವೂ ಆಕೆಗೆ ಸುಖವಿಲ್ಲ. ಹಿಂದಿನ ಕಾಲದ ಅತ್ತೆಯರ ಯಜಮಾನಿಕೆಯ ವಿಚಾರ ಕೇಳಬೇಕೆ? ಅವರ ಮನೆಯಲ್ಲಿ ಎಲ್ಲಾ ವಿಷಯಗಳಲ್ಲೂ ಹಿಂದಿನ ಕಾಲದ ಪದ್ಧತಿ. ಸೂಸೆಯರು ಹಗಲು ಹೊತ್ತು ಸೂರ್ಯನಿಗೆ ಸಹ ಮುಖ ತೋರಿಸುವುದಕ್ಕಿಲ್ಲ. ರಾತ್ರಿಯ ಅನ್ನವೇನಾದರೂ ಮಿಕ್ಕಿದ್ದರೆ ಮಕ್ಕಳನ್ನೂ—ಆ ಮನೆಯ ಮಕ್ಕಳೆಂದರೆ ಒಂದು ಚಿಕ್ಕ ಪದಾತಿ ಸೈನ್ಯವಾಗಬಹುದು—ಚಿಕ್ಕ ಸೊಸೆಯರನ್ನೂ ತೊಟ್ಟಿಯ ಅಂಚಿನಲ್ಲಿ ಕೂರಿಸಿ ಎಲ್ಲರಿಗೂ ಒಂದೊಂದು ತುತ್ತ ಹಾಕಿಬಿಡುತ್ತಿದ್ದರಂತೆ. ಆದಾದ ಮೇಲೆ ಹಗಲೆಲ್ಲಾ ಗಾಣದ ಎತ್ತಿನಂತೆ ದುಡಿದು ಮಧ್ಯಾಹ್ನ ಹಾಕಿದ ಬರಗೂಳನ್ನು ತಿಂದು ಕಾಲ

ಹಾಕಬೇಕು. ಅಪರೂಪವಾಗಿ ಒಂದೊಂದು ವೇಳೆ “ನಮ್ಮ ಗೌರಿಯೇ ವಾಸಿ, ರಥದ ಹಾಗೆ ಕೆಲಸಮಾಡುತ್ತಾಳೆ” ಎಂದು ಅತ್ತಯವರಿಂದ ಶಹಬಾಸುಗಿರಿ ಒರುವುದುಂಟು. ಆದರೆ ಸಾಮಾನ್ಯವಾಗಿ ಅವರ ಅತ್ತೆ ಸಿಡುಕು ಸ್ವಭಾವದವರು. ಸೊಸೆಯರು ದಿನಕ್ಕೊಂದು ಸಲವಾದರೂ ತಮಗೆ ಹೆದರಿ ನಡುಗಿ ಕಣ್ಣೀರು ಬಿಡದಿದ್ದರೆ ತಮ್ಮ ಯಜಮಾನಿಕೆ ಇದ್ದೇನು ಫಲ ಎನ್ನುವಂಥ ಹೆಂಗಸು. ಸೊಸೆ ಕುಳಿತಿದ್ದರೆ “ಕೂತು ಬಿಟ್ಟಳು, ಮೊಳೆ ಬಡಿಸಿಕೊಂಡ ಹಾಗೆ, ಕೆಲಸಕ್ಕೆ ನಾನು ಇದೀನಲ್ಲ, ಪರಿಚಾರಗಿತ್ತಿ” ಎನ್ನುವರು; ಸಂತಿದ್ದರೆ “ಸಂತಳು, ಕಂಬ ನಿಂತಹಾಗೆ, ದೇವರಿಗೆ ಹರಸಿಕೊಂಡಿದೀಯಾ, ನಿಲ್ಲುವ ಸೇವೆ ಮಾಡುತ್ತೇನೆ ಅಂತ” ಎನ್ನುವರು. ಗೌರಜ್ಜಿ ಆಗಾಗ ನಮಗೆ ಅವರ ಮನೆಯ ಕಥೆಯನ್ನೆಲ್ಲಾ ಹೇಳುವುದುಂಟು. ಅವರ ಮಾವನವರು ಊರಿನಲ್ಲಿ ಬಹಳ ಗಣ್ಯರಾದ ಮನುಷ್ಯರಂತೆ. ಮೆಂಬರು ನರಸಯ್ಯನವರೆಂದರೆ ಆ ತಾಲ್ಲೂಕಿನಲ್ಲೆಲ್ಲಾ ಪ್ರಸಿದ್ಧಿ. ಅಮಲ್ದಾರರು ಊರಿಗೆ ಬಂದರೆ ಅವರನ್ನು ಕರೆಯಿಸಿ ಹತ್ತಿರ ಕೂರಿಸಿಕೊಳ್ಳುತ್ತಿದ್ದರಂತೆ. ಅವರಿಗೆ ಐವತ್ತು ಅರುವತ್ತು ಎಕರೆ ತರಿ ಜಮೀನು, ತೋಟ, ಹೊಲ ಎಲ್ಲಾ ಇದ್ದುವು. ಒಂದೊಂದು ಸಲ ಕಬ್ಬು ಹಾಕಿದರೆ ಬಂದವರಿಗಿಲ್ಲಾ ಕಬ್ಬಿನ ಹಾಲು ಕೊಟ್ಟರೂ ಸರ್ವಗಾಲ ಮನೆಗೆ ಬೆಲ್ಲವಾಗುವುದಲ್ಲದೆ ಉಳಿದ ಬೆಲ್ಲವನ್ನು ಮಾರಿ ಬಳ್ಳಗಳಲ್ಲಿ ರೂಪಾಯಿ ತುಂಬಿ ತೋಲೆಯ ಮೇಲಿಡುತ್ತಿದ್ದರಂತೆ. ನರಸಯ್ಯನವರ ಮಾತೆಂದರೆ ಊರಿನಲ್ಲಿ ಸಿಂಹಾಜ್ಞೆ; ಅವರ ಅಪ್ಪಣೆಯಿಲ್ಲದೆ ಕಾಲುವೆಯ ಏರಿಯ ಮೇಲೆ ದನ ಬಿಡುವುದು ಹುಲ್ಲು ಕೊಯ್ಯುವುದು ಅಂದರೇನು! ಅವರು ಮೆಂಬರಾದ ಮೇಲೆ ಊರಿನ ಎಲ್ಲಾ ಹಕ್ಕೂ ಅವರಿಗೇ ಸೇರಿಹೋಯಿತೆಂದು ಆ ಹಳ್ಳಿಯವರು ಭಾವಿಸಿದರೋ ಎನೋ. ಗೌರಜ್ಜಿಗಂತೂ ಅದೇ ಸ್ಥಿರವಾದ ನಂಬಿಕೆ. ಇದರ ಮೇಲೆ ನರಸಯ್ಯನವರು ಅಮಲ್ದಾರರ ಹತ್ತಿರ ಸದರವಾಗಿ ಮಾತಾಡತಕ್ಕವರು! ಆ ಗತವೈಭವವನ್ನು ಹೇಳಿಕೊಳ್ಳಲು ಆಕೆಗೆ ಬಲು ಉತ್ಸಾಹ. ನಾವು ದೊಡ್ಡವರಾದ ಮೇಲೆ ಈ ಕಥೆಯನ್ನೆಲ್ಲಾ ಕೇಳಿ ಸ್ವಲ್ಪ ಹಾಸ್ಯಮಾಡಿದರೆ “ಹೋಗರೋ, ಈಗಿನ ಕಾಲದ ಹುಡುಗರೇ ಹೀಗೆ! ನಮ್ಮ ಕಾಲದಲ್ಲಿ ಹುಡುಗರು ಹೀಗೆಲ್ಲ ಲಲಿ ಬಡಿದು

ಕೊಂಡು ಸಗುವುದೆಂದರೇನು? ನೀಳಿ ತೋರಣ ಕಟ್ಟಿಬಿಡುತ್ತಿದ್ದರು'' ಎನ್ನುವರು. ಅವರಿಗೆ ನಮ್ಮ ಮೇಲೆ ಕೋಪವಂದಲ್ಲ; ಹಿಂದಿನ ಕಾಲವವರು ಸಂಸಾರವೆಂದರೆ ಎಷ್ಟು ಕಟ್ಟುಸಿಟ್ಟಿನಲ್ಲಿ ಇಟ್ಟಿದ್ದರೆಂಬುದನ್ನು ಹೇಳಿ ಕೊಳ್ಳಬೇಕೆಂದು ಆಸೆ. ಅವರು ಯಾವ ವಿಷಯವಾಗಿ ಮಾತಾಡುತ್ತಿದ್ದರೂ ಹೇಗಾದರೂ ಮಾಡಿ ತಮ್ಮ ಮನೆಯವರ ದೊಡ್ಡಸ್ತಿಕೆಯ ಕಡೆಗೆ ಮಾತು ತಿರುಗಿಸಿಬಿಡುವರು. ತಮ್ಮ ಮಾನವನವರ ಮನೆಯ ವಿಷಯವಾಗಿ ಅವರು ಹಾಸ್ಯನಾಡಿ ನಕ್ಕದ್ದು ನನಗೆ ತಿಳಿದಮಟ್ಟಿಗೆ ಒಂದೇ ಒಂದು ಸಲ. ಅವರ ತಂದೆ ರಾಮಣ್ಣನವರು ಮಗಳನ್ನು ಗಂಡನ ಮನೆಗೆ ಬಿಟ್ಟು ಹೋಗುವುದಕ್ಕೆ ಬಂದಿದ್ದರಂತೆ. ನರಸಯ್ಯನವರು ಅಷ್ಟು ಅನುಕೂಲಸ್ಥವಾಗಿದ್ದರೂ ಊಟ ಉಪಚಾರಗಳ ವಿಷಯದಲ್ಲಿ ಅವರ ಕೃಪಿತ ಸ್ವಲ್ಪ ಕೆಚ್ಚಾಗಿಯೇ ಇದ್ದಿತೆಂದು ತೋರುತ್ತದೆ. ಅವರ ಮನೆಯಲ್ಲಿ ಸಾರು ಕಿಚ್ಚಿನ ಕಿಡಿ; ತುಪ್ಪದ ಕಲ್ಸರೆಯನ್ನು ಎಲ್ಲರೊಂದಿಗೂ ಒಂದು ಸಲ ಪ್ರದರ್ಶನ ಮಾಡಿ ತೆಗೆದುಕೊಂಡು ಹೋಗುವರು. ರಾಮಣ್ಣನವರ ಮನೆಯಲ್ಲಿ ಯಾವಾಗಲೂ ಕರಾವಿದ್ದು ಚೆನ್ನಾಗಿ ತುಪ್ಪ ಹಾಕಿಕೊಂಡು ಅವರಿಗೆ ಅಭ್ಯಾಸ; ಊಟಕ್ಕೆ ಕುಳಿತಿದ್ದಾಗ ಖಾರವನ್ನು ತಡೆಯಲಾರದೆ ಒಂದುಸಲ ಬಿಕ್ಕಳಿಸಿದರು. ಬೀಗರು ಅದನ್ನು ಕೇಳಿ "ರಾಮಣ್ಣನವರಿಗೆ ಪಾರವೇನೋ, ಸಿಹಿಸೀರು ಬಡಿಸಿರೆ" ಎಂದರಂತೆ. ಗೌರಜ್ಜಿ ಇದೊಂದು ಕಥೆಯನ್ನು ಮಾತ್ರ ಸ್ವಲ್ಪ ಹಾಸ್ಯಧ್ವನಿಯಿಂದ ಹೇಳುವರು. ಕೊನೆಗೆ ಅವರು ತಮ್ಮ ಅತ್ತೆಯ ಕಿರುಕುಳದ ವಿಷಯ ಹೇಳುವಾಗಲೂ, ಅವರ ಸಲುವಾಗಿ ನನುಗೆ ಕೋಪ ಒರುತ್ತಿತ್ತೇ ಹೊರತು ಆಕೆಯ ಮನಸ್ಸಿನಲ್ಲಿನೂ ಕೋಪವಿರುತ್ತಿರಲಿಲ್ಲ. ಅವರ ಅತ್ತೆಯ ವಿಷಯದಲ್ಲಿ ಆಕೆಗೆ ಒಂದು ವಿಧವಾದ ಮಚ್ಚಿಕೆಯೇ ಇದ್ದಂತೆ ತೋರುತ್ತದೆ. ಸಂಜೆಯ ಹೊಂಬಿಸಿಲಿನಲ್ಲಿ ದೂರದಲ್ಲಿರುವ ಗಿಡಮರಗಳಿಲ್ಲದ ಬರಿಯ ಕಲ್ಲುಬೆಟ್ಟಕ್ಕೂ ಚಿನ್ನದ ಮೆರುಗು ಬರುವುದು; ಹಾಗೆಯೇ ಜನಗಳಿಗೆ ಮಯಸ್ಸಾದ ಮೇಲೆ ಹಿಂದಿನ ಕಾಲಕ್ಕೆ ಸಂಬಂಧಪಟ್ಟದ್ದೆಲ್ಲ ಒಂದು ಕಾಂತಿಯನ್ನು ತಳಿದಂತೆ ತೋರಬಹುದು. ಅಥವಾ ಬಹುಕಾಲ ಸಂಸಾರದ ಸುಖದುಃಖಗಳಲ್ಲಿ ನುರಿತು ಪರಿಪಕ್ವವಾದ ಅವರ ಹೃದಯಕ್ಕೆ ಮಾನವ ಮನೋಧರ್ಮದಲ್ಲಿ

ಇತರರಿಗೆ ಸಿಕ್ಕದ ಯಾವುದೋ ಒಂದು ಅಮೂಲ್ಯವಾದ ರಹಸ್ಯವು ಸಿಕ್ಕಿ, ಇತರರಿಗೆ ದೊಡ್ಡವಾಗಿ ಕಾಣುವ ಹುಳುಕುಗಳೆಲ್ಲ ಅವರಿಗೆ ಅತ್ಯಲ್ಪವಾಗಿ ತೋರುವುವೋ ಏನೋ. ಅಂತೂ ಗೌರಜ್ಜಿ ಹಿಂದಿನ ಕಾಲದವರ ಅವಗುಣಗಳನ್ನು ಹೇಳುವಾಗಲೂ ಅದೂ ಹೊಗಳಿಕೆಯ ಮಾತು ಎನ್ನುವವಾಗೆಯೇ ಹೇಳಿಬಿಡುವರು.

ಗೌರಜ್ಜಿ ಆಗಾಗ ತಮ್ಮ ತೌರೂರಿಸ ಎಷಯವನ್ನೂ ಹೇಳುವುದುಂಟು. ಅವರ ತೌರುಮನೆ ಹೊನ್ನ ಹಳ್ಳಿಯಲ್ಲಿ. ಅದು ಮಲೆನಾಡಿನ ಕಡೆಯ ಊರು. ಕೆರೆಯ ಕೆಳಗೆ ದೊಡ್ಡ ತೋಟಗಳು. ಅವರ ಮನೆಯವರು ಎರಡು ಎಕರೆ ತೋಟ ಮಾಡಿಕೊಂಡು ಅದರಲ್ಲಿ ಅನ್ನ ಬಟ್ಟಿ ಮೊದಲುಗೊಂಡು ದನದ ಮೇವಿನವರೆಗೂ ತಮ್ಮ ಸಂಸಾರವನ್ನೆಲ್ಲಾ ನಿರ್ವಹಿಸುತ್ತಿದ್ದರು. ತೋಟವೆಂದರೂ ನಂದನವನದ ಹಾಗಿರುವುದಂತೆ; ಮಧ್ಯಾಹ್ನ ಹನ್ನೆರಡು ಘಂಟೆಯಿಲ್ಲೂ ನೆಲದಮೇಲೆ ಬಿಸಿಲು ಬೀಳುತ್ತಿರಲಿಲ್ಲ. “ಎಲ್ಲಾ ಹಾಳು ಮಾಡಿಕೊಂಡುವು. . . ಈಗಲೂ ಇದಾರೆ, ಹುಡುಗರು; ಇದ್ದರೆನಿಸು, ಲೆಕ್ಕಕ್ಕಿಲ್ಲ ಜಮೆಗಿಲ್ಲ” ಎಂದು ಗೌರಜ್ಜಿ ತಮ್ಮ ಅಣ್ಣನ ಮಕ್ಕಳ ಮೇಲೆ ಒಂದೊಂದು ವೇಳೆ ಕೋಪಿಸುವರು. ಆಕೆ ಚಿಕ್ಕ ಹುಡುಗಿಯಾಗಿದ್ದಾಗ ಅವರ ಅಣ್ಣ ತೋಟಕ್ಕೆ ಅಗೆಯುವುದಕ್ಕೆ ಹೋಗಿದ್ದರೆ ಅಲ್ಲಿಗೆ ತಿಂಡಿಯನ್ನು ತೆಗೆದುಕೊಂಡು ಹೋಗುತ್ತಿದ್ದರಂತೆ. ಆ ತೋಟದ ಸೊಬಗು, ಕಿತ್ತಿಳಿ ಮರಗಳಲ್ಲಿ ಕೆಂಪೇರುತ್ತಿದ್ದ ಕಾಯಿ, ಅಲ್ಲಲ್ಲಿಯೇ ಅಡಕೆಯ ಸೋಗಿನಲ್ಲಿ ಬಚ್ಚಿಟ್ಟಿರುತ್ತಿದ್ದ ಪರಂಗಿ ಮಾಡಲ ಮುಂತಾದ ಹಣ್ಣು—ಇದರ ವಿಷಯವನ್ನೆಲ್ಲ ಕೇಳುತ್ತಿದ್ದರೆ ನಮಗೆ ಬಾಯಲ್ಲಿ ನೀರು ಊರುವುದು. ಮಲ್ಲಿಗೆಯ ಗಿಡಗಳಲ್ಲಿ ಬುಟ್ಟಿ ಬುಟ್ಟಿ ಮೊಗ್ಗು ಸಿಕ್ಕುತ್ತಿತ್ತಂತೆ. ಇದನ್ನು ಕೇಳಿದಾಗಲೆಲ್ಲ ನಮ್ಮ ಸರಸುಪಿಗೆ ಹೊಟ್ಟೆಕಿಚ್ಚು.

ನಮ್ಮ ತಂದೆ ಅಲ್ಲಿದ್ದಾಗ ತೋಟಕ್ಕೆ ಹೋಗಿ ಬಲು ಹಾವಳಿ ಮಾಡುತ್ತಿದ್ದರಂತೆ. “ಬಲು ತುಂಬೆ ಕಣ್ಣೋ, ನಿಮ್ಮಪ್ಪ” ಎಂದು ಕಥೆ ಪ್ರಾರಂಭವಾದೊಡನೆಯೇ ನಮ್ಮ ಕಿವಿ ನೆಟ್ಟಗಾಗುವುದು. ಈಗ ಲಕ್ಷ್ಮಣವಾಗಿ ಸಭ್ಯರಂತೆ ಸರ್ಜ್ ಬಟ್ಟಿಯ ಸೂಟು ಹಾಕಿಕೊಂಡು ಆಫೀಸಿನಿಂದ

ಬಂದು ನಾವು ಗಲಾಟೆಮಾಡುತ್ತಿದ್ದರೆ ಮುಖ ಗಂಟುಹಾಕಿಕೊಂಡು
 “ಎಸು ಧಾಂಧಲೆ ಮಾಡುತ್ತವಪ್ಪ ಇವು, ಮನೆ ಸಂತೆಯಾಗಿಹೋಯಿತು”
 ಎನ್ನುವವರನ್ನು ತುಂಬನೆಂದರೆ ನಮ್ಮ ಕಿವಿ ನೆಟ್ಟಗಾಗುವುದು ಹೆಚ್ಚಿ?
 ನಮ್ಮ ತಂದೆ ಮರಕ್ಕೆ ಹೋಗುತ್ತೇನೆಂದು ಮನೆಯಿಂದ ಹೊರಟು ಊರಿನ
 ಹುಡುಗರು ಇಬ್ಬರು ಮೂವರನ್ನು ಕಟ್ಟಿಕೊಂಡು ಮನೆಯಿಂದ ಅಕ್ಕಿಯ
 ಹಿಟ್ಟನ್ನು ಕದ್ದು, ತೋಟದಲ್ಲಿ ತೆಂಗಿನಹಣ್ಣನ್ನು ಕೆಡವಿ, ತುಂಬ ಕಾಯಿ
 ಹಾಕಿ ರೊಟ್ಟಿಮಾಡಿ ಎಲ್ಲರೂ ತಿಂದು, ಮರದಿಂದ ಹುಡುಗರು ಬರುವ
 ಹೊತ್ತಿಗೆ ಸರಿಯಾಗಿ ಮನೆಗೆ ಬರುತ್ತಿದ್ದರಂತೆ. ಒಂದು ದಿನ ಮನೆಯವರು
 ಬೇಡವೆಂದು ಹೇಳಿದ್ದರೂ ಕೆರೆಯಲ್ಲಿ ಈಜಾಡಿ, ಅಲ್ಲಿಂದ ಜೊತೆಯವರೊಡನೆ
 ತೋಟಕ್ಕೆ ಹೋಗಿ ಅಲ್ಲಿ ಕೋಡಬಳಿ ಮಾಡಬೇಕೆಂದು ಹವಣಿಸುತ್ತಿದ್ದಾಗ
 ಸಿಕ್ಕಿಕೊಂಡು ಚೆನ್ನಾಗಿ ಏಟನ್ನೂ ತಿಂದರಂತೆ. ನಾವು ತಿಂಡಿ ಕೇಳಿದರೆ
 “ಸದಾ ತಿಂಡಿಯ ಮೇಲೇ ಯೋಚನೆ, ಓದಿಲ್ಲ, ಬರಾವಿಲ್ಲ” ಎನ್ನುವ
 ನಮ್ಮ ತಂದೆ, ಗೌರಜ್ಜಿ ಈ ಕಥೆಯನ್ನೆಲ್ಲಾ ಹೇಳುತ್ತಿದ್ದರೆ ಕಥಾ
 ನಾಯಕರು ಒಂದು ಎಧವಾದ ಬಾಣಕಿವುಡನ್ನು ಬರಮಾಡಿಕೊಂಡು
 ಗಂಭೀರವಾಗಿ ಏನೋ ಯೋಚನೆಮಾಡುವವರಂತೆ ಕುಳಿತರಲು ಯತ್ನಿಸು
 ವರು; ಅದು ಸಾಧ್ಯವಾಗದೆ ಕೊನೆಗೆ ಮುಖವನ್ನು ಕಂಪಗೆಮಾಡಿಕೊಂಡು
 ಸ್ವಲ್ಪ ನಕ್ಕು ಹೊರಟುಹೋಗುವರು. ಅವರ ಮುಖವನ್ನು ನೋಡಿದರೆ
 ತಮ್ಮ ಅಕ್ಕಿತ್ಯಗಳಿಗಾಗಿ ಅವರು ಸ್ವಲ್ಪವೂ ಸಂತಾಪಪಟ್ಟಂತೆ ತೋರು
 ತ್ತಿರಲಿಲ್ಲ. ಹಿಂದಿನ ದಿನಗಳನ್ನು ಜ್ಞಾಪಿಸಿಕೊಂಡು ಬಹಳ ಸುಖವನ್ನು
 ಅನುಭವಿಸಿದಂತೆಯೇ ತೋರುತ್ತಿತ್ತು. ಆದರೆ ಹುಡುಗರೆದುರಿಗೆ ತಮ್ಮ
 ಈ ಚರಿತ್ರೆಯನ್ನೆಲ್ಲಾ ಹೇಳಿಬಿಟ್ಟರೆ ಮನೆಯಲ್ಲಿ ತಮ್ಮ ದರ್ಪ ಕಡಿಮೆಯಾಗಿ
 ಬಹುದೆಂದು ಸ್ವಲ್ಪ ಅಸಮಾಧಾನವಾಗುತ್ತಿತ್ತೋ ಎನೋ.

ಗೌರಜ್ಜಿ ಮನೆಯಲ್ಲಿದ್ದಾಗ ಹುಡುಗರ ಸಹಾಯಕ್ಕೆ ಒಂದು ದೊಡ್ಡ
 ಸೈನ್ಯವಿದ್ದು ಹಾಗೆ. ನಾವೇನಾದರೂ ರಂಪುಮಾಡುತ್ತಿದ್ದಾಗ ನಮ್ಮ
 ತಾಯಿ “ಮನೆಗೆ ಬರಲಿ ಅಗುತ್ತೆ, ಬಿನ್ನಿಗೆ ಎಣ್ಣೆ ಸವರಿಕೊಂಡಿರಿ” ಎಂದರೆ
 ನಾವು ಅಜ್ಜಿಗೆ ಹೋಗಿ ಚಾಡಿಹೇಳಿಬಿಡುತ್ತಿದ್ದೆವು. ನಮ್ಮ ಸರಸುವಿಗೂ
 ಈ ಗುಟ್ಟು ತಿಳಿದುಹೋಗಿತ್ತು. ಏನಾದರೂ ಮೊಂಡತನ ಮಾಡಿದಾಗ

ನಮ್ಮ ತಂದೆ ಸ್ವಲ್ಪ ಬೆನ್ನು ಬೆಚ್ಚಗೆಮಾಡಿದರೆ ಸಾಕು, ಅಜ್ಜಿಯ ಕಿವಿಗೆ ಕೇಳುವಹಾಗೆ ಅತ್ತಬಿಡುತ್ತಿದ್ದಳು. ಆಕೆ ಬಂದಮೇಲೆ ನಮ್ಮ ತಂದೆ ಒಂದು ಮಾತು ಹಾಕುವುದಕ್ಕೂ ಅವಕಾಶವಾಗುತ್ತಿರಲಿಲ್ಲ. “ರತ್ನದಂಧ ಮಗು, ಏನೋ ಚೇಷ್ಟೆ ಮಾಡಿದರೆ ಹೀಗೆ ಹೊಡೆಯುವುದೇ? ಮಕ್ಕಳಲ್ಲದೆ ದೊಡ್ಡವರು ಚೇಷ್ಟೆ ಮಾಡುತ್ತಾರೆಯೇ? (ಈ ತರ್ಕಕ್ಕೆ ಯಾರು ತಾನೆ ಉತ್ತರಕೊಟ್ಟಾರು!) ನಿಮ್ಮಂಧವರಿಗೆ ಮಕ್ಕಳನ್ನೇಕೆ ಕೊಟ್ಟನೋ ಕಣ್ಣಿಲ್ಲದ ದೇವರು! ನೀನು ಹುಟ್ಟುವಾಗಲೇ ಬುದ್ಧಿ ತಿಳಿದು ಹುಟ್ಟಿದೆ ಅಲ್ಲವೆ!” ಸರಿ, ನಮ್ಮ ತಂದೆ ಚಿಕ್ಕವರಾಗಿದ್ದಾಗ ಮಾಡುತ್ತಿದ್ದ ಹಾವಳಿಯ ವರ್ಣನೆಯೆಲ್ಲಾ ಬರುವ ವೇಳೆಗೆ ಅವರು ಪಲಾಯನವಾಗಿ ಹೋಗಬೇಕು, ಇಲ್ಲವೆ ಕೋಪವಿಳಿದು ನಗುತ್ತ ಕುಳಿತುಕೊಳ್ಳಬೇಕು.

ಮಕ್ಕಳಿಂದರೆ ಗೌರವಕ್ಕೆ ಪ್ರಾಣ. ರಾತ್ರಿ ಹುಡುಗರನ್ನೆಲ್ಲಾ ಮಲಗಿಸಿ ಅವರಿಗೆ ಕಥೆ ಹೇಳುವರು. “ದೊರೆ ಮಗ ಮಂತ್ರಿ ಮಗ ಇಬ್ಬರೂ ಹೀಗೆ ಮಾತಾಡುತ್ತಾ ಇದ್ದಾಗ ಮರದ ಮೇಲೆ ಗಂಡಭೇರುಂಡ ಪಕ್ಷಿಗಳು ಅವರ ಮಾತು ಕೇಳುತ್ತಾ ಇದ್ದುವು” ಎಂದು ಕಥೆ ಮುಂದು ವರಿಯುತ್ತಿದ್ದರೆ ಹುಡುಗರು ಹೂಗುಟ್ಟುತ್ತಾ ಹಾಗೆಯೇ ನಿದ್ರೆ ಹೋಗುವರು. ನಮ್ಮ ಹೂಗುಟ್ಟುವಿಕೆ ನಿಂತ ಎಷ್ಟೋ ಹೊತ್ತಿನವರೆಗೂ ಕಥೆ ಮುಂದಕ್ಕೆ ಸಾಗುತ್ತಲೇ ಇರುವುದು. ಎಷ್ಟೋ ದಿನ ನನಗೆ ರಾಜವುತ್ರನು ಎಣ್ಣೆಯ ಕೊಪ್ಪರಿಗೆಯಲ್ಲಿ ನಾಗವಲ್ಲಿಯ ಮುಖವನ್ನು ನೋಡುವ ಸಮಯಕ್ಕೆ ಎಚ್ಚರವಾಗುತ್ತಿತ್ತು.

ಹಬ್ಬಗಳು ಬಂದುವೆಂದರೆ ನನಗೆಲ್ಲಾ ಆಗದು. ಬೆಳಗ್ಗೆ ತಿಂಡಿಯಿಲ್ಲ ತೀರ್ಥವಿಲ್ಲ; ಸ್ನಾನಮಾಡಿ ವಿಭೂತಿ ಇಟ್ಟುಕೊಂಡು ದೇವರ ಮುಂದೆ ಕುಳಿತಿರುವುದೆಂದರೆ ಮಕ್ಕಳಿಗೆ ಜೈಲಿಗೆ ಹಾಕಿದಂತೆಯೇ. ಒಳಕ್ಕೆ ಹೋದರೆ ಮಡಿ ಕೆಟ್ಟುಹೋಗುವುದೆಂದು ಹಾರಾಟ, ಬೀದಿಗೆ ಹೋಗುವುದಕ್ಕೆ ಅಪ್ಪಣೆಯಿಲ್ಲ. ಗಟ್ಟಿಯಾಗಿ ನಕ್ಕು ಕುಣಿದಾಡುತ್ತಿದ್ದರೆ ದೇವರ ವೂಜಿಗೆ ಮನಸ್ಸೇ ನಿಲ್ಲುವುದಿಲ್ಲವೆಂದು ಕೋಪಮಾಡುವರು. ಸಾಲದ ಕಡೆಮೆಗೆ ಹೊಟ್ಟೆ ಹಸಿವು ಬೇರೆ—ಅಥವಾ ಹಸಿವಿಲ್ಲದಿದ್ದರೂ ತಿಂಡಿಯಮೇಲಿನ ಆಸೆ. ಅಂತೂ ಹಬ್ಬಗಳು ಬಂದರೆ ಮಕ್ಕಳವಾಡು ಬೇಡ, ಬೋನಿನಲ್ಲಿಟ್ಟ ಹುಲಿಯ

ಹಾಗೆ ಇಲ್ಲಿಂದ ಅಲ್ಲಿಗೆ ಪರದಾಡುವುವು. ಇಂಥ ಕಾಲದಲ್ಲಿ ಗೌರಜ್ಜಿಯೇ ನಮಗೆ ಶರಣು. ಅವರು ಹಿಂದಿನ ಕಾಲದವರಾಗಿ ವ್ರತನಿಯಮಗಳು ಬಹಳ ಹೆಚ್ಚಾದರೂ ಮಕ್ಕಳ ಮೇಲಿನ ಪ್ರೇಮ ಅದಕ್ಕಿಂತಲೂ ಹೆಚ್ಚು. ಹುಡುಗರ ಪಾಡನ್ನು ನೋಡಿ ತಮ್ಮ ಮೋಕ್ಷವನ್ನೂ ಮರೆತು ದೇವರ ಪಕ್ಷವನ್ನು ಬಿಟ್ಟು ನಮ್ಮ ಪಕ್ಷವನ್ನು ವಹಿಸುವರು. “ಪಾಪ, ಮಕ್ಕಳು ದೇವರ ಹಾಗೆ. ಹಬ್ಬ ಅಂದರೆ ಅವಕ್ಕೆ ಹತಹತ. ಅದೇನು ಹಾಗೆ ಅಟ್ಟಿಕೊಳ್ಳುತ್ತೀರಿ? ಅವಕ್ಕೇನು, ಉಪವಾಸದ ಕಟ್ಟು? ಏನಾದರೂ ಕೊಟ್ಟುಬಿಡಬಾರದೆ?” ಎಂದು ನಮ್ಮನ್ನು ಕರೆದುಕೊಂಡು ಹೋಗಿ ಅವಲಕ್ಕಿ ಬೆಲ್ಲವೋ, ಅರಳೋ ಏನಾದರೂ ಕೊಟ್ಟು ಕಳುಹಿಸುವರು. ಅವರ ಶಾಸ್ತ್ರದ ಪ್ರಕಾರ ಐದು ವರ್ಷದ ಒಳಗಿನ ಮಕ್ಕಳಿಲ್ಲಾ ದೇವರ ಹಾಗೆ. ಐದು ವರ್ಷಕ್ಕೆ ಮೀರಿದವರು ನಾವು ಕೆಲವರಿದ್ದರೂ ನಮ್ಮಲ್ಲಿಯೂ ದೇವತ್ವವನ್ನಾರೋಪಿಸಿ ನಮಗೂ ತಿಂಡಿ ಕೊಟ್ಟುಬಿಡುವರು. ನಮ್ಮ ತಾಯಿ ಇದನ್ನೆಲ್ಲಾ ನೋಡಿ ಸ್ವಲ್ಪ ಅಸಮಾಧಾನಪಟ್ಟುಕೊಂಡು “ಹಬ್ಬ ಅನ್ನುವುದಿಲ್ಲ, ಹರಿದಿನ ಅನ್ನುವುದಿಲ್ಲ, ಹೊಟ್ಟೆಯ ಆತುರ ಬಂದಿದೆ ಇವಕ್ಕೆ” ಎನ್ನುವರು. ನಮ್ಮ ಜೀವಿನಲ್ಲಿ ಅವಲಕ್ಕಿ ಇರುವವರೆಗೂ ಅವರು ಎಷ್ಟು ರೇಗಿದರೇನು!

ಚಿಕ್ಕಂದಿನಲ್ಲೇ ವೈಧವ್ಯ ಪ್ರಾಪ್ತವಾಗಿ ಮಕ್ಕಳೂ ಇಲ್ಲದೆ ಇರುವವರಿಗೆ ಹೃದಯವು ಕಲ್ಲಾಗಿ ಹೋಗುವುದೆಂದು ನಮ್ಮವರು ಹೇಳುವುದುಂಟು. ಅದು ನಿಜವಿದ್ದರೂ ಇರಬಹುದು. ಅಂಥವರು ತಾವು ಹಸಿದು ಪ್ರಾಣಬಿಡುತ್ತಿರುವಾಗ ಇತರರು ಮೃಷಾಪಾತ್ರ ಭೋಜನ ಮಾಡುವುದನ್ನು ನೋಡುತ್ತಿರಬೇಕು. ಪತಿಪ್ರೇಮರಹಿತರಾಗಿ, ಎಳೆಯ ಮಕ್ಕಳನ್ನು ಲಾಲಿಸಿ ಅವುಗಳ ಆಟವನ್ನು ನೋಡಿ ಹಿಗ್ಗುವ ಭಾಗ್ಯವಿಲ್ಲದೆ, ಇತರರು ಬೆಳಕಿನಲ್ಲಿರುವಾಗ ತಮ್ಮ ಭಾಗಕ್ಕೆ ಪ್ರಸಂಚವೆಲ್ಲ ಅಂಧಕಾರಮಯವೆಂದು ತಿಳಿದು ನೊಂದುಕೊಳ್ಳುತ್ತ, ಹೆರರ ಸೌಖ್ಯಕ್ಕಾಗಿ ದುಡಿದು ದುಡಿದು ಜೀವವನ್ನು ತೇಯುವವರಿಗೆ ಹೃದಯ ಕಲ್ಲಾಗುವುದೇನೂ ಹೆಚ್ಚಲ್ಲ. ಸ್ತ್ರೀಯರಿಗೆ ಮಾತೃಪ್ರೇಮವು ಉಕ್ಕಿ ಬರುವಾಗ ಅದಕ್ಕೆ ಒಂದು ಆಶ್ರಯವಿಲ್ಲದಿದ್ದರೆ ಅದೇ ಒಂದು ಕಾಶಿನ್ಯವಾಗಿ ಪರಿಣಮಿಸುವುದು. ಪ್ರೇಮಲತೆ ತನಗೆ

ತಾನೇ ಹಬ್ಬಲಾರದು. ಅದಕ್ಕೆ ಅನುಕೂಲವಾದ ಆಶ್ರಯವೊಂದು ಸಿಕ್ಕದಿದ್ದರೆ ಲತೆ ಒಣಗಿಹೋಗುವುದು ಹಾಗಿರಲಿ, ಅದರ ಸ್ಥಳದಲ್ಲಿ ವಿಷಮೂಲಿಕೆಯೊಂದು ಉತ್ಪನ್ನವಾಗಬಹುದು. ಗೌರವಕ್ಕೆ ಮಕ್ಕಳಿಲ್ಲ. ಆದರೂ ಚಿಕ್ಕವಯಸ್ಸಿನಿಂದಲೂ ಸಮಾಪ ಬಂಧುಗಳ ಮಕ್ಕಳನ್ನು ಸಾಕಿ ಸಲಹಿದ್ದುದರಿಂದ ಇಂಥ ಆಶ್ರಯ ಅವರಿಗೆ ದೊರೆತಿತ್ತು. ಅವರ ಸ್ವಭಾವದಲ್ಲಿ ಕಾರಿನ್ಯಕ್ಕೆ ಬದಲಾಗಿ ಅವೂರ್ವವಾದ ಒಂದು ಮಾರ್ದವವು ತೋರಿ ಬರುತ್ತಿತ್ತು. ತಮ್ಮ ದುಃಖವನ್ನು ಹೇಗೆ ಅಡಗಿಸಿಕೊಂಡರೋ, ಬಂಧುಗಳು ನಿರ್ಲಕ್ಷ್ಯವಾಗಿ ಅಸಡ್ಡೆಯಾಗಿ ಎಸೆದ ವಾಗ್ವಾಣಿಗಳ ವೇದನೆಯನ್ನು ಹೇಗೆ ಸಹಿಸಿದರೋ—ಒಂದು ದಿನವಾದರೂ ಅವರು ಆ ವಿಷಯದ ಮಾತೆತ್ತಿ ದವರಲ್ಲ. ತಮ್ಮ ಕಣ್ಣೆದುರಿಗೆ ಬೆಳೆದವರು ಸುಖವಾಗಿರುವುದನ್ನು ನೋಡಿ ಆನಂದಪಟ್ಟುಕೊಂಡು ಇದ್ದುಬಿಡುವರು. ಆದರೂ ಕೊನೆಕೊನೆಗೆ ಅವರ ಮನಸ್ಸಿನಲ್ಲಿ ಒಂದು ವಿಧವಾದ ಚಲಚಿತ್ತತೆ ತೋರುತ್ತಿತ್ತು. ನಾಲ್ಕು ದಿನ ನಮ್ಮ ಮನೆಯಲ್ಲಿರುವರು, ನಾಲ್ಕು ದಿನ ತಮ್ಮ ಭಾವಮೈದುನಂದಿರ ಮಕ್ಕಳ ಮನೆಗೋ ಅಣ್ಣನ ಮಕ್ಕಳ ಮನೆಗೋ ಹೋಗುವರು. ಒಂದು ಕಡೆ ಬಹಳ ದಿನ ನಿಲ್ಲಲಾರರು. ಎಲ್ಲಿ ಹೋದರೂ ಅವರನ್ನು ಆದರದಿಂದ ಬರಮಾಡಿಕೊಳ್ಳುವರು. ಎಲ್ಲರೂ ತಮ್ಮನ್ನು ಗೌರವಿಸುವರೆಂದೂ ಆದರಿಸುವರೆಂದೂ ಆಕೆಗೆ ನಂಬಿಕೆಯಿದ್ದರೂ, ನಮ್ಮೆಲ್ಲರಲ್ಲಿಯೂ ಅತ್ಯಧಿಕ ವಾದ ಪ್ರೇಮವನ್ನಿಟ್ಟಿದ್ದರೂ ತಾವು ಲೋಕದಲ್ಲಿ ಒಬ್ಬೊಬ್ಬಿಗರೆಂಬ ಭಾವ ಅವರ ಮನಸ್ಸಿಗೆ ಆಗಾಗ ಬರುತ್ತಿತ್ತೋ ಎನಿಸಿ. ಯಾರಿದ್ದರೇನು, ಎಷ್ಟು ಹತ್ತಿರದ ಸಂಬಂಧವಾದರೇನು, ಎಷ್ಟು ಆದರದಿಂದ ಕಂಡರೇನು, ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿದ್ದಹಾಗಾಯಿತೆ!

ಹಗಲುಗನಸುಗಳು

ನಾನು ಬಹಳ ಚಿಕ್ಕವನಾಗಿದ್ದಾಗ ನನ್ನ ಸ್ನೇಹಿತರೊಬ್ಬರು 'ಅರೇಬಿಯನ್ ನೈಟ್ಸ್' ಪುಸ್ತಕವನ್ನು ಕೈಯಲ್ಲಿಟ್ಟರು. ಆ ಪುಸ್ತಕವು ನನಗೆ ಒಂದು ಬಗೆಯ ಹುಚ್ಚು ಹಿಡಿಸಿಬಿಟ್ಟಿತು. ಊಟವಾದಮೇಲೆ ಹಾಸಿಗೆಯ ಮೇಲೆ ಮಲಗಿ ಷಹರಜಾದಳ ಕಥೆಗಳನ್ನು ಓದಲಾರಂಭಿಸಿದರೆ, ಮೈಸೂರಿನಲ್ಲಿ ಯಾವುದೋ ಧೂಳು ತುಂಬಿದ ಸಣ್ಣ ಬೀದಿಯಲ್ಲಿ ವಾಸ ವಾಗಿರುವುದು ಮರೆತುಹೋಗಿ ನಾನು ಬಾಗ್ದಾದ್ ಪಟ್ಟಣದಲ್ಲಿ ಹರಾನ್ ಆಲ್ ರಷೀದನ ಕಾಲದವನಾಗಿ ಹೋಗುತ್ತಿದ್ದೆನು. ಆ ಪುರಾತನ ನಗರಕ್ಕೆ ನಾನೇನೂ ಹೊಸಬನಲ್ಲ, ಅಲ್ಲಿಯೇ ಹುಟ್ಟಿ ಬೆಳೆದವನು, ಎಂದೇ ತೋರು ತ್ತಿತ್ತು. ಅಲ್ಲಿಯ ರಾಜಬೀದಿಯ ಪಕ್ಕದಲ್ಲಿ ನನ್ನದೂ ಒಂದು ಅರಮನೆ; ಪ್ರತಿದಿನವೂ ನಗರಪರೀಕ್ಷೆಗಾಗಿ ಕಲೀಫನೂ ಜಾಫರನೂ ವೇಷವನ್ನು ಮರೆಸಿಕೊಂಡು ನಮ್ಮ ಮನೆಯ ಮುಂದೆಹೋಗಿ ಹೋಗುವರು; ಸಿಂದಬಾದನಂಥ ಪರ್ತುಕರು ದೂರದ ರೇವುಗಳಿಂದ ತಂದ ವಸ್ತ್ರಗಳು, ರತ್ನಗಳು, ದಂತ, ಶ್ರೀಗಂಧದ ಸಾಮಾನು, ಮುಂತಾದ ಸರಕುಗಳನ್ನು ಕೂಲಿಯವರಿಂದ ಹೊರಿಸಿಕೊಂಡು ತಮ್ಮ ಮನೆಗಳಿಗೆ ಹೋಗುತ್ತಿರುವರು; ಮಸೀದಿಯ ಗೋಪುರದಿಂದ ಜನರನ್ನು ದೇವರ ಸ್ತೋತ್ರಕ್ಕೆ ಎಚ್ಚರಿಸುವ ಕೂಗು ಕೇಳಿಬರುವುದು; ಶ್ರೀಮಂತರ ಮನೆಗಳ ಕಿಟಕಿಗಳಿಗೆ ಮುಚ್ಚಿರುವ ತೆಳ್ಳನೆಯ ಮಸಲಿನ್ ಪರವೆಯನ್ನು ಭೇದಿಸಿಕೊಂಡು ಆಗಾಗ ರಮಣಿಯರ ಕಣ್ಣು ನೋಟವು ಹೊಳೆಯುವುದು. ಒಟ್ಟಿನಲ್ಲಿ ಇಪ್ಪತ್ತನೆಯ ಶತಮಾನದ ನಿಸ್ಸಾರವಾದ ನಾಗರಿಕತೆಯ ಅವರಣವು ಅಳಿದುಹೋಗಿ, ಕಲ್ಪನೆಯ ಬಣ್ಣ ಗಳಿಂದ ಕೂಡಿ ಮನೋಹರವಾದ ಆ ಹಳೆಯ ಕಾಲದ ಜೀವನವು ಪುನಃ ನನ್ನ ಕಣ್ಣುಮುಂದೆ ಚಿತ್ರಿತವಾಗುತ್ತಿತ್ತು. ಆಗಲೇ ನಾನು ಹಗಲುಗನಸಿನ ಪ್ರಪಂಚಕ್ಕೆ ಕಾಲಿಟ್ಟದ್ದು. ಈ ಪ್ರಪಂಚದ ಪರಿಚಯವಾದ ಮೇಲೆ ನನ್ನ ಸ್ವಭಾವವೇ ಮಾರ್ಪಟ್ಟು ನಿತ್ಯದ ಜೀವನಕ್ಕೂ ನನ್ನ ಜೀವನಕ್ಕೂ ನಡುವೆ ಒಂದು ದೊಡ್ಡ ಕವರಿ ಬಂದಂತಾಯಿತು. ಆ ಕಾಲದಲ್ಲಿ ನಾನು ಆಳದ

ರಾಜ್ಯವಿಲ್ಲ, ಮಾಡದ ಸಾಹಸವಿಲ್ಲ, ಅನುಭವಿಸದ ಸೌಖ್ಯವಿಲ್ಲ. ನನ್ನ ಹೃದಯದ ಬಯಕೆಗಳಿಗನುಸಾರವಾಗಿ ಬೇರೆ ಒಂದು ಲೋಕವನ್ನೇ ಸೃಷ್ಟಿ ಸಿದ್ಧಿಸು. ಹೀಗೆ ಹಗಲುಗನಸುಗಳನ್ನು ಕಾಣುತ್ತ ಕಳೆದ ದಿನಗಳು ಬಹು ಸುಖಮಯವಾದುವೆಂದು ಈಗಲೂ ತೋರುತ್ತದೆ.

ನಿಜವಾಗಿಯೂ ಪ್ರಪಂಚದಲ್ಲಿ ಸುಖಿಗಳೆಂದರೆ ಹಗಲುಗನಸು ಕಾಣುವವರು. ಲಕ್ಷ್ಮಿಯ ಕಟಾಕ್ಷವು ಎಷ್ಟು ಚಂಚಲವಾಗಿರಲಿ, ವಿಧಿಯ ಹೊಡೆತವು ಎಷ್ಟು ಕ್ರೂರವಾಗಿರಲಿ, ಅದೆಲ್ಲವನ್ನೂ ಮರೆತು, ಪ್ರತಿಭೆಯ ಶಕ್ತಿಯಿಂದ ರಮಣೀಯವಾದ ಪ್ರಪಂಚವೊಂದನ್ನು ನಿರ್ಮಿಸಿಕೊಂಡು ಪ್ರಪಂಚದ ಕಷ್ಟನಿಷ್ಕರಗಳಿಗೆ ಸಿಕ್ಕಿಯೂ ಸಿಕ್ಕದಂತೆ ಇರಬಲ್ಲರು. ಈ ಕನಸುಗಳು ಎಲ್ಲರಿಗೂ ಬರುವುದಿಲ್ಲ. ಅದಕ್ಕೆ ನಮ್ಮ ಹೊರಗಿನ ಕಾರ್ಯ ಕ್ಷೇತ್ರವನ್ನು ಮರೆತು ಭಾವನಾಪ್ರಪಂಚದಲ್ಲಿಯೇ ಜೀವಿಸುವ ಮನೋಭಾವ ಬೇಕು. ಅನುಕೂಲವಾದ ಮನೋಭಾವವೊಂದಿದ್ದರೆ ಅವು ಕಾಲ ದೇಶ ನಿಯಮವಿಲ್ಲದೆ ತಂಡತಂಡವಾಗಿ ಹೊರಡುವುವು; ಅದರಲ್ಲಿಯೂ ಸಂಜೆಯ ಹೊತ್ತಿನಲ್ಲಿ ಪ್ರಕೃತಿಯ ಸೌಂದರ್ಯವನ್ನು ಅನುಭವಿಸುತ್ತಿರುವಾಗ, ಅಥವಾ ಹಳೆಯ ನೆನಪುಗಳಿಗೆ ಅವಕಾಶಕೊಟ್ಟಾಗ, ಅವುಗಳ ಬೆಳೆ ಹೆಚ್ಚು. ಈ ಕನಸುಗಳಿಗೆ ನಮ್ಮ ಮನಸ್ಸಿನಲ್ಲಿ ನೆಲೆ ಸಿಕ್ಕಿದಹಾಗೆಲ್ಲಾ ನಮ್ಮ ಕಣ್ಣೆದುರಿಗಿರುವ ಸೃಷ್ಟವಾದ ಸ್ಥೂಲಪ್ರಪಂಚದ ಜ್ಞಾನವು ಅಳಿದುಹೋಗಿ ನಮ್ಮ ಯೋಚನೆಗಳೆಲ್ಲಾ ಬೇರೊಂದು ರಾಜ್ಯದಲ್ಲಿ ಸಂಚರಿಸತೊಡಗುವುವು. ಕೆಲವರಲ್ಲಿ ಈ ಮನೋರಾಜ್ಯವು ಬಹು ಬೇಗ ನಾಶಹೊಂದಿ ಮತ್ತೆ ಸ್ಥೂಲ ಪ್ರಪಂಚದ ಅರಿವು ಮನಸ್ಸಿನಲ್ಲಿ ತುಂಬಿಕೊಳ್ಳುತ್ತದೆ. ಇನ್ನು ಕೆಲವರು ಮುದುಕರಾದ ಮೇಲೂ ಕನಸಿನ ಕಡಲಿನಿಂದ ಪಾರಾಗಿ ದಡವನ್ನು ಸೇರುವುದಿಲ್ಲ.

ನಾನು ಷೆಹರಜಾದಳ ಕಥೆಗಳನ್ನು ಓದುವುದಕ್ಕೆ ಮೊದಲಿನ ಪ್ರಪಂಚದ ಅನುಭವ ಈಗಲೂ ನೆನಪಿದೆ. ಅದು ಎಂದಿನಂತೆ ಊಟ ಉಪಚಾರಗಳುಳ್ಳ, ತಂದೆತಾಯಿಯರ ಬೈಗಳುಳ್ಳ, ಶಾಲೆಯ ಭೂಗೋಳ ಚರಿತ್ರೆಗಳುಳ್ಳ, ಅಸಹ್ಯವಾದ ವೇಳಾಪಟ್ಟಿಯ ಪ್ರಪಂಚ. ನೂತನ ಸಂಘಟನೆಯೊಂದಿಲ್ಲ, ಒಂದು ಅದ್ಭುತವಿಲ್ಲ, ವಿಚಿತ್ರ ವ್ಯಾಪಾರವಿಲ್ಲ— ಕಾರ್ಯಕಾರಣ ನಿಯಮಕ್ಕೆ ದಾಸ್ಯವೃತ್ತಿ ಮಾಡುವ ಪ್ರಪಂಚ; ಮೋಡ

ಕವಿದಿರುವ ಮಳೆಗಾಲದ ದುರ್ದಿನದಂತೆ ಜುಗುಪ್ಸೆಯುಂಟುಮಾಡುತ್ತಿತ್ತು. ಅನಂತರ ನೋಡಿದರೆ, ಹಿಂದಿನ ಆ ವರ್ಣರಹಿತ ಪ್ರಪಂಚವು ಅದೃಶ್ಯವಾಗಿದೆ. ಬೆಟ್ಟಗಳು ಸುಂದರವಾದ ನೀಲಿಯನ್ನು ತಳೆದಿವೆ; ಪಕ್ಷಿಗಳ ಗಾಸದ ಇಂಪು ಹೆಚ್ಚಿದೆ; ಹೂವುಗಳ ಸೌಂದರ್ಯ ನೂರುಮಡಿಯಾಗಿದೆ. ಈಗಿನ ಜಗತ್ತು ವಿವಿಧ ವರ್ಣಮಯ, ಸೌಂದರ್ಯಮಯ. ಜೀವನವು ಯಾವುದೋ ದಿವ್ಯ ಗಾಸದ ಲಯವನ್ನನುಸರಿಸಿ ಸರ್ತಿಸುತ್ತಿದೆ. ಪ್ರಪಂಚದ ಎಲ್ಲೆಗಳೂ ನಾಶವಾಗಿ ದೇಶವು ಅನಂತವಾಗಿದೆ; ವರ್ಣನೆಗೆ, ಆಳತೆಗೆ, ಆರಿವಿಗೆ ಸಿಕ್ಕದಂತೆ ಮಿತಿಮೀರಿದ ವೈವಿಧ್ಯವುಳ್ಳದ್ದಾಗಿದೆ. ಜೊತೆಗೆ ನಮ್ಮ ಶಕ್ತಿಯ ಎಲ್ಲೆಗಳೂ ನಾಶವಾಗಿ ಅದು ಸರ್ವತೋಮುಖವಾಗಿ ಬೆಳೆಯುತ್ತ ಬಂದಿದೆ. ಜಗತ್ತು ಅಪಾರವಾದದ್ದಾದರೂ, ಭಯಂಕರವಾದ ಅರಣ್ಯಗಳನ್ನೂ ತೀರವಿಲ್ಲದ ಸಾಗರಗಳನ್ನೂ ಉಳ್ಳದ್ದಾದರೂ ಈಗ ದೂರವೆಂಬುದಿಲ್ಲ. ಒಂದು ಷಿರಾಸಾ ಕಂಬಳಿಯ ಮೇಲೆ ಕುಳಿತು ಮನಸ್ಸು ಮಾಡಿದರೆ ಕ್ಷಣಮಾತ್ರದಲ್ಲಿ ಸಹಸ್ರ ಯೋಜನಗಳನ್ನು ದಾಟಬಹುದು. ಈಗ ಪ್ರಪಂಚದಲ್ಲಿ ಒಡತನವಿಲ್ಲ—ಇದ್ದರೂ ಅಲ್ಲಾವುದ್ದೀನನ ಮಾಯಾದೀಪದ ಸಹಾಯದಿಂದ ಕರಗಿಹೋಗುವುದು. ಕುರೂಪಿಗಳೂ ವೃದ್ಧರೂ ಇಲ್ಲ—ಇದ್ದರೂ ತರುಣ ತರುಣಿಯರ ವಶಕ್ಕೆ ಸಿಕ್ಕಿ ತಮ್ಮ ಅಷ್ಟೈಶ್ವರ್ಯವನ್ನೂ ಅವರಿಗೆ ಧಾರೆಯೆರೆದು ಹೊರಟುಹೋಗುವರು. ಅವರಿರುವುದರಿಂದ ನಮ್ಮ ಕನಸಿನ ಲೋಕದ ಸೌಂದರ್ಯಕ್ಕೆ ಕೊರತೆಯಿಲ್ಲ. ಒಂದೊಂದು ವೇಳೆ ನಿರ್ಮಲವಾದ ಆಕಾಶದಲ್ಲಿ ಎಲ್ಲಿಂದಲೋ ಬಿಳಿಮುಗಿಲು ಬಂದು ಸ್ವಲ್ಪ ನೆರಳುಹಾಕಿ ಮತ್ತೆ ಮರೆಯಾಗುವುದು. ಆ ಮೋಡದಿಂದ ಆಕಾಶದ ಸೌಂದರ್ಯ ಕುಂದುವುದಕ್ಕೆ ಬದಲು ಹೆಚ್ಚುವುದು. ನಮ್ಮ ನೂತನ ಪ್ರಪಂಚದಲ್ಲಿ ಬಡತನವೂ ಕುರೂಪಿಗಳೂ ವೃದ್ಧರೂ ಇರುವುದು ಹಾಗೆಯೇ. ಅವರ ಇರವು ಬೇಗ ಮರೆಯಾಗುವ ಮಾಯೆಯ ಮುಸುಕು. ಪ್ರಪಂಚದಲ್ಲಿ ಎಲ್ಲೆಲ್ಲಿಯೂ ಸೌಂದರ್ಯಲಹರಿಯು ಉಕ್ಕಿ ಹರಿಯುತ್ತಲಿದೆ, ದಿವ್ಯ ಗಾಸದ ಆನಂದವು ತುಂಬಿ ಸರವಶತೆಯುಂಟುಮಾಡಿದೆ. ಒಂದೊಂದು ವೇಳೆ ದುಃಖ ಸ್ವರವೂ ಕೇಳಿಬರುವುದುಂಟು: ಅಲ್ಲಿ—ಆ ಕಾಡಿನ ಮಧ್ಯದಿಂದ ಎದ್ದು ಕಾಣುವ ಅರಮನೆಯಿಂದ ದುಷ್ಟರ ಕೈಗೆ ಸಿಕ್ಕಿಬಿದ್ದಿರುವ ಯಾವಳೋ

ಸುಂದರಿಯ ಆರ್ತಸ್ವರವು ಕೇಳುತ್ತಿದೆ. ಅದೂ ನಮ್ಮ ಕಿವಿಗೆ ಗಾನವೇ—
ನಮ್ಮನ್ನು ಸಾಹಸಕಾರ್ಯಕ್ಕೆ ಹುರಿದುಂಬಿಸುವ ವೀರಗಾನ.

ಹಿಂದೆ ಲೋಕವನ್ನು ಬಂಧಿಸಿದ್ದ ಕಾರ್ಯಕಾರಣ ನಿಯಮವು ಹಾರಿಹೋಯಿತು. ಈಗ ಎಲ್ಲೆಲ್ಲಿಯೂ ಪ್ರಕೃತಿ ನಿಯಮಗಳನ್ನು ಲೀಲಾ ಜಾಲವಾಗಿ ವಿಾರಬಲ್ಲ ಶಕ್ತಿವಿಶೇಷಗಳು ತುಂಬಿರುವುವು. ನಾವು ಇಷ್ಟು ಪಟ್ಟರೆ ಅವುಗಳ ಸಹಾಯದಿಂದ ಪರ್ವತಗಳನ್ನು ಚೂರ್ಣಮಾಡಬಹುದು, ಸಾಗರವನ್ನು ಶೋಷಿಸಬಹುದು. ಈಗ ನಿಯಮವಿಲ್ಲದಿರುವುದರಿಂದ ಅಸ್ಥಿರವಾಗಿರುವ ಪ್ರಪಂಚವನ್ನು ನಮ್ಮ ಮನಸ್ಸಿಗೆ ಮೆಚ್ಚುವಂತೆ ನಾವು ಕ್ರಮಕ್ಕೆ ತರಬಹುದು. ನಾವು ಸರ್ವಶಕ್ತರು; ಸೃಷ್ಟಿ ಸ್ಥಿತಿ ಲಯಗಳು ನಮ್ಮ ಕೈಯಲ್ಲಿವೆ. ಈಗ ಪರ್ವತಮಾಲೆಯಾಗಿರುವುದು ನಮ್ಮ ಮಾಯಾ ದಂಡವನ್ನು ಬೀಸಿದರೆ ವಿಶಾಲವಾದ ಸರೋವರವಾಗುವುದು; ಈಗ ನಮ್ಮಂತೆಯೇ ಜೀವ ತುಂಬಿ ತುಳುಕುತ್ತಿರುವ ಮನುಷ್ಯನಾಗಿರುವವನು ಉತ್ತರಕ್ಷಣದಲ್ಲಿ ಶಿಲಾಪ್ರತಿಮೆಯಾಗುವನು. ನಮ್ಮ ಕಲ್ಪಿತ ಪ್ರಪಂಚದಲ್ಲಿ ಎಲ್ಲೆಲ್ಲೆಲ್ಲೆ—ಬೆಟ್ಟದ ಅಡಿಯಲ್ಲಿ, ಸರೋವರದ ತಳದಲ್ಲಿ, ಗೊಂಡಾರಣ್ಯದ ನಡುವೆ,—ವನದೇವಿಯರೂ ಯಕ್ಷ ಕಿನ್ನರರೂ ತಮ್ಮದೇ ಒಂದು ರಾಜ್ಯ ವನ್ನಾಳುತ್ತಾರೆ. ಎಂಥ ರಾಜ್ಯ! ಅಲ್ಲಿ ಮಳೆಯಿಲ್ಲ, ಚಳಿಯಿಲ್ಲ, ಸೆಕೆಯಿಲ್ಲ, ಎಂದೆಂದಿಗೂ ಮುಗಿಯದ ವಸಂತಋತು. ಯಾವಾಗಲೂ ಮರಗಳು ಚಿಗುರಿರುವುವು, ಹೂವುಗಳು ಆರಳಿರುವುವು. ಅಲ್ಲಿ ಬೀದಿಗಳಿಗೆ ಚಿನ್ನದ ಇಟ್ಟಿಗೆಗಳನ್ನು ಹಾಸಿರುವರು; ವಜ್ರ ವೈಡೂರ್ಯಗಳ ಕಾಂತಿಯಿಂದ ಕಣ್ಣು ಕೋರೈಸಿ ಹೋಗುವುದು; ಆ ಕಾಂತಿಯನ್ನು ಹಳೆಯವ ರಮಣಿಯರ ಕಣ್ಣು ನೋಟದಿಂದ ಹೃದಯವು ಸೆರೆಯಾಗುವುದು. ಈ ಯಕ್ಷ ಕನ್ಯೆಯರು ಒಂದೊಂದು ವೇಳೆ ವಿಹಾರಕ್ಕಾಗಿ ಭೂಮಿಗೆ ಒಂದು ಮಾಸವನ ಸೌಂದರ್ಯಕ್ಕೆ ಮನಸೋತು ಅವನನ್ನು ತಮ್ಮ ಲೋಕಕ್ಕೆ ಸೆಳೆದುಕೊಂಡು ಹೋಗುವರು... ಎಷ್ಟು ಸುಖಮಯವಾದ ಕಾಲ!

ಈ ರಮ್ಯವಾದ ಪ್ರಪಂಚವೆಲ್ಲ ತರುಣರಿಗಾಗಿ ನಿರ್ಮಿತವಾದದ್ದು. ನಾವು ಜಯಿಸಿ ವಶಪಡಿಸಿಕೊಳ್ಳಲೆಂದು ಚಕ್ರಾಧಿಪತ್ಯಗಳು ಕಾದಿವೆ. ನಮ್ಮನ್ನು ವರಿಸಲು ಆಪ್ಸರೆಯರನ್ನು ವಿಾರಿಸುವ ರಮಣಿಯರು ಮಾಲೆ

ಹಿಡಿದು ನಿಂತಿದ್ದಾರೆ. ಆದರೆ ಕೈ ಚಾಚಿದರೆ ಸಿಕ್ಕುವವರಲ್ಲ; ನಮ್ಮ ಕನಸು ಅಷ್ಟು ಬೇಗ ಮುಗಿಯದು. ಸೌಖ್ಯವು ಅಷ್ಟು ಸುಲಭಸಾಧ್ಯವಾದರೆ ನಮ್ಮ ಶೌರ್ಯ ಪ್ರದರ್ಶನಕ್ಕೆ ದಾರಿಯೆಲ್ಲಿಯದು? ನಾವು ಸಾಧಾರಣ ಜನರಂತೆ ಬರಿಯ ಫಲಾಪೇಕ್ಷಿಗಳಲ್ಲ, ಸಾಹಸಿಗಳು. ಫಲಾನುಭವಕ್ಕಿಂತ ಫಲಸಾಧನೆಯಲ್ಲಿ, ಅಜೀಯವಾದದ್ದನ್ನು ಜಯಿಸುವುದರಲ್ಲಿ ನಮಗೆ ಆಸಕ್ತಿ ಹೆಚ್ಚು. ಆ ಚಕ್ರಾಧಿಪತ್ಯವೂ, ಆ ಸುರಸುಂದರಿಯರೂ ದೊರೆಯಬೇಕಾದರೆ ಸಾಹಸಕಾರ್ಯಗಳನ್ನು ಮಾಡಬೇಕು. ಆದರೇನು? ಸಪ್ತಸಮುದ್ರಗಳನ್ನು ದಾಟುವುದಾಗಲಿ, ಅಭೇದ್ಯವಾದ ದುರ್ಗಗಳನ್ನು ಪ್ರವೇಶಿಸುವುದಾಗಲಿ, ಪಕ್ಷಿಗಳು ಸಹ ಕಾಣಲಾರದ ಪರ್ವತಶಿಖರಗಳನ್ನು ಮುಟ್ಟುವುದಾಗಲಿ, ನೂರು ತಲೆಯ ರಾಕ್ಷಸರನ್ನು ಕೊಲ್ಲುವುದಾಗಲಿ, ನಮಗೆ ಅಸಾಧ್ಯವಾದದ್ದೇನಿದೆ? ನಮ್ಮ ಶಕ್ತಿಯು ಕುಂದಿಲ್ಲದ್ದು; ನಮಗೆ ಜರೆಯೆಂದರೆ ಸಂಬಕೆಯಿಲ್ಲ, ಮೃತ್ಯುವೆಂದರೆ ಅಪಹಾಸ್ಯ. ನಮ್ಮಿಂದ ಲೋಕದ ದುರ್ಜನರಿಗೆ ಮೃತ್ಯು, ನಮಗಿಲ್ಲೆಯದು?

ಈ ಮನೋವೃತ್ತಿಯು ಬಹಳ ದಿನ ಇರುವುದಿಲ್ಲ; ಇರುವವರೆಗೆ ವಿಚ್ಛೇದಿಯಿಲ್ಲದೆ ಇರುತ್ತದೆಂದೂ ಹೇಳಲಾಗುವುದಿಲ್ಲ. ಹೂರಗಿನ ಪ್ರತ್ಯಕ್ಷ ಪ್ರಪಂಚವು—ಕಲ್ಲಿನಂತೆ ಕಠಿನವಾದ, ಮನಸ್ಸಿನ ಮೋಸಗಳನ್ನೂ ಭಾವನೆಯ ಗಾರುಡಿಯನ್ನೂ ಒಲ್ಲದ ಪ್ರತ್ಯಕ್ಷ ಪ್ರಪಂಚವು—ನಮ್ಮ ಆನಂದವನ್ನೂ ಪರವಶತೆಯನ್ನೂ ಸಹಿಸಲಾರದು. ತನ್ನನ್ನು ಮರೆತು ಕಾರ್ಯಕಾರಣ ನಿಯಮದ ಎಲೈಯನ್ನು ದಾಟಿ ಯಾವುದೇ ಗಂಧರ್ವನಗರವನ್ನು ಸೇರಿದ ನಮ್ಮಮೇಲೆ ಮತ್ಸರವಿಟ್ಟುಕೊಂಡು ಸಮಯವನ್ನು ಕಾಯುತ್ತಲೇ ಇರುವುದು. ಚಿಕ್ಕಂದಿನಲ್ಲಿ ನಾನು ನಮ್ಮ ಊರಿನ ನದಿಯ ತೀರದಲ್ಲಿರುವ ಹೊಂಗೆಯ ಮರವನ್ನೇರಿ, ನಾವು ಕುರ್ಚಿಯ ಕೊಂಬೆಯೆಂದು ಹೆಸರಿಟ್ಟಿದ್ದ ಕೊಂಬೆಯ ಮೇಲೆ ಕುಳಿತು ಬಹಳ ಕಾಲವನ್ನು ಕಳೆಯುವ ಪದ್ಧತಿ. ಅಲ್ಲ ಕುಳಿತು, ದೂರದಲ್ಲಿರುವ ಮರಳು ದಿಬ್ಬಗಳು, ನದಿಯ ಪ್ರವಾಹ, ಸುತ್ತ ಬಯಲಿನ ಪೈರಿನ ಮೇಲೆ ಬಿಸಿಲು ಬಿದ್ದಿರುವುದು, ಇದನ್ನೆಲ್ಲ ನೋಡುತ್ತ ಹಾಗೆಯೇ ಮಲಗಿದ್ದರೆ ಎಲ್ಲೋ ಕಾಲುವಾಸಿ ನಿದ್ದೆ ಬಂದಂತಾಗುತ್ತದೆ. ಸ್ವಲ್ಪ ಕನಸಿನಲ್ಲಿ ನೋಡಿದಂತೆ, ಕೇಳಿದಂತೆ,

ಸುತ್ತಿನ ದೃಶ್ಯದ ಮತ್ತು ನದಿಯ ಮೊರೆತದ ಅನುಭವವಾಗುತ್ತದೆ. ಮೊದಲು ಮೊದಲು ಅಸ್ಪಷ್ಟ ಭಾವಗಳು ಒಂದರ ಮೇಲೊಂದು ತೆರೆ ತೆರೆಯಾಗಿ ಎದ್ದು ಪಾರವಿಲ್ಲದ ಕನಸಿನ ಕಡಲಿನಲ್ಲಿ ಸೇರಿಹೋಗುವುವು. ಸ್ವಲ್ಪ ಹೊತ್ತಿನ ಮೇಲೆ ಆ ಭಾವಗಳು ರೂಪುಗೊಂಡು ಘಳಿಗೆಗೊಂದು ಸನ್ನಿವೇಶಕ್ಕೆ ನಮ್ಮನ್ನು ಒಯ್ಯುವುವು.... ಪಾತಾಳಲೋಕದಲ್ಲಿ ಪೆರಿಬನೂ ವಿನ ಅರಮನೆ; ಅಲ್ಲಿ ರತ್ನರಾಜಿತವಾದ ಸೀರದಲ್ಲಿರುವ ರಮಣಿಯು ನನ್ನನ್ನು ಕಂಡೊಡನೆ ಎದ್ದು ಸಗೆಮಲ್ಲಿಗೆಯನ್ನು ಚೆಲ್ಲುತ್ತ ಕೈಹಿಡಿದು ಕೂರಿಸಿಕೊಳ್ಳುವಳು..... ಹಾಗೆಯೇ ದೃಶ್ಯ ಬದಲಾಯಿಸುವುದು. ಯವನರಾಜನೊಬ್ಬನ ಉಪವನಕ್ಕೆ ನಾನು ಅದೃಶ್ಯ ಕವಚವನ್ನು ಧರಿಸಿ ಪ್ರವೇಶಿಸಿರುವೆನು; ಅಲ್ಲಿ ಹನ್ನೆರಡು ಜನ ರಾಜವುತ್ರಿಯರು ನೃತ್ಯ ವಿನೋದಗಳಲ್ಲಿ ಕಾಲ ಕಳೆಯುತ್ತಿರುವರು; ಅವರಲ್ಲಿ ಕಿರಿಯವಳನ್ನು ಒಲಿಸಿ ಮದುವೆಯಾಗುವೆನು..... ಗಂಡಭೇರುಂಡ ಪಕ್ಷಿಯ ಮೇಲೆ ಕುಳಿತು ಸಮುದ್ರವನ್ನು ದಾಟಿ, ನಾಗವಲ್ಲಿಯ ಅಂತಃಪುರವನ್ನು ಪ್ರವೇಶಿಸಿ ಅಲ್ಲಿ ಎಣ್ಣೆಯ ಕೊಪ್ಪರಿಗೆಯಲ್ಲಿ ಆ ಸುಂದರಿಯ ಪ್ರತಿಬಿಂಬವನ್ನು ನೋಡುವೆನು.... ಋಷಿದತ್ತವಾದ ಚಂದ್ರಹಾಸವೆಂಬ ಕತ್ತಿಯನ್ನು ಹಿಡಿದು ಆ ರಾಜವುತ್ರಿಯನ್ನು ಸೆರಹಿಡಿದಿರುವ ರಾಕ್ಷಸನನ್ನು ಕೊಲ್ಲುವೆನು. ರಾಕೂರರ 'ಹಸಿದಕಲ್ಲು'ಗಳ ಸೋಪಾನದಿಂದಿಳಿದು ಅವಳಿ ಬೆಟ್ಟಗಳ ನಡುವೆ ಪ್ರವಹಿಸುವ ನದಿಯಲ್ಲಿ ಯವನ ಸುಂದರಿಯರೊಡನೆ ಜಲಕೇಳಿಯಾಡುವೆನು—ಹೀಗೆ ನನ್ನನ್ನು ನಾನೇ ಮರೆತಿದ್ದು ಮನೆಗೆ ಹೋದರೆ ವಾಸ್ತವ ಪ್ರಪಂಚವು ಕ್ರುದ್ದನಾದ ತಂದೆಯ ರೂಪವನ್ನು ತಾಳಿ ನನ್ನಮೇಲೆ ಸೇಡು ತೀರಿಸಿಕೊಳ್ಳಲು ಕಾದಿರುತ್ತದೆ. ಆದರೆ ನನ್ನ ಮನಸ್ಸಿನಲ್ಲಿ ಕಟ್ಟಿಕೊಂಡಿರುವ ಕೋಟಿಯನ್ನು ಅದು ಲಗ್ಗೆ ಹತ್ತಿ ಅದರ ಕೊತ್ತಲಗಳ ಮೇಲೆ ಧ್ವಜವನ್ನು ಮೆರೆಯಿಸಲಾರದು. ಅದರ ಹೊಡೆತವು ಕ್ಷಣಿಕವಾದುದು. ಗಗನಕ್ಕೆ ಎರುತ್ತಿರುವ ನನ್ನ ರೆಕ್ಕೆಗಳು ಒಂದು ಘಳಿಗೆ ನೊಂದು ನಾನು ಭೂಮಿಗೆ ಇಳಿಯಬೇಕಾಗಬಹುದು; ಆದರೆ ಉತ್ತರ ಕ್ಷಣದಲ್ಲಿಯೇ ಮತ್ತಷ್ಟು ವೇಗವಾಗಿ ನನ್ನ ಯಕ್ಷನಗರಕ್ಕೆ ಹೋಗಿ ಸೇರಿಕೊಳ್ಳುವೆನು.

ಆಗ ಓದಿದ ಕಥೆಗಳ ಸನ್ನಿವೇಶಗಳೂ ಚಿತ್ರಗಳೂ ಕಣ್ಣುಮುಂದೆ ಪಂಕ್ತಿ ಪಂಕ್ತಿಯಾಗಿ ಹೋದಂತೆ ಈಗಲೂ ಅನೇಕ ವೇಳೆ ಅನುಭವ ವಾಗುತ್ತದೆ. ಕಥೆಗಾರನು ತಿರಸ್ಕಾರದಿಂದ ಮನಸ್ಸಿಗೆ ತಂದುಕೊಳ್ಳದೆ ಬಿಟ್ಟ ಅತ್ಯಲ್ಪವಾದ ಅಂಶಗಳೆಲ್ಲಾ ನನ್ನ ಮನಸ್ಸಿಗೆ ಹೊಳೆಯುತ್ತಿದ್ದುವು. ಅಲ್ಲಾವುದ್ದೀನನು ಮಾಯಾದೀಪವನ್ನು ತರಲು ಹೋದ ಆ ಪಾತಾಳದ ವಸವು ಎಷ್ಟು ಸುಂದರವಾಗಿದ್ದಿತೋ! ಅಲ್ಲಿ ಎಲೆಗಳೆಲ್ಲವೂ ಪಚ್ಚಿಗಳು, ಹಣ್ಣುಗಳೆಲ್ಲವೂ ವಜ್ರವೈಷಯಗಳೂ. ಆ ರತ್ನಗಳ ಜೊತೆಗೆ ಹಸಿವನ್ನು ಅಣಗಿಸಬಲ್ಲ ಸಾಧಾರಣವಾದ ಹಣ್ಣುಗಳೂ ಇದ್ದಿದ್ದರೆ ಅಲ್ಲಾವುದ್ದೀನನು ಹೊರಗೆ ಬರಲು ಕಾತರನಾಗದೆ ಅಲ್ಲೆಯೇ ವಿಹರಿಸುತ್ತಿರಬಹುದಾಗಿತ್ತು.ಆದರೆ ಹಾಗಿದ್ದಿದ್ದರೆ ಅವನಿಗೆ ಆ ಉಂಗುರದ ಮತ್ತು ದೀಪದ ಶಕ್ತಿಯು ಗೋಚರಕ್ಕೇ ಬರುತ್ತಿರಲಿಲ್ಲವೇನೋ! ಅಲ್ಲದೆ ಚೀನಾದೇಶದ ರಾಜಪುತ್ರಿಯನ್ನು ಮದುವೆಯಾಗುವ ಸಂಭವವೂ ಇರುತ್ತಿರಲಿಲ್ಲ..... ಆ ಕಥೆಯನ್ನು ಬರೆದವನಿಗೆ ಕಲಾದೃಷ್ಟಿ ಕಡಿಮೆ; ಉಂಗುರದ ಭೂತಕ್ಕಿಂತ ಹಳೆಯ ಮಸಿಯ ದೀಪದ ಭೂತಕ್ಕೆ ಹೆಚ್ಚು ಶಕ್ತಿಯನ್ನು ಕೊಡುವುದುಂಟೆ! ಉಂಗುರದ ಭೂತವನ್ನೇ ದೊಡ್ಡದನ್ನಾಗಿ ಮಾಡಿದ್ದರೆ ಕಲಾದೃಷ್ಟಿಯಿಂದ ಮಾತ್ರವೇ ಅಲ್ಲದೆ ಅನುಕೂಲತೆಯ ದೃಷ್ಟಿಯಿಂದಲೂ ಕಥೆ ಉತ್ತಮ ವಾಗುತ್ತಿತ್ತು.....ಭೂತಗಳ ಸಹಾಯ ತನಗಿರುವುದನ್ನು ತಿಳಿದೂ ನಾಲ್ಕು ಬಿಳ್ಳಿಯ ತಟ್ಟೆಗಳನ್ನು ಮಾರಿಕೊಂಡು ಜೀವಿಸುತ್ತಿದ್ದ ಅಲ್ಲಾವುದ್ದೀನನು ತಾನೇ ಎಂಥ ಮರುಳೆ!.....ನಾನಾಗಿದ್ದರೆ ದೊರೆಯ ಮಗಳನ್ನು ಯಾಚಿಸಲು ತಾಯಿಯನ್ನು ಆಸ್ಥಾನಕ್ಕೆ ಕಳುಹಿಸಿ, ನಲವತ್ತು ದಿನ ಗಣನೆಗೇ ಬಾರದೆ ಬಾಗಿಲಿನಲ್ಲಿ ಭಿಕ್ಷುಕಳಂತೆ ನಿಲ್ಲುವ ಅವಮಾನಕ್ಕೆ ಆಕೆಯನ್ನು ಎಂದಿಗೂ ಗುರಿಮಾಡುತ್ತಿರಲಿಲ್ಲ. ದೀಪದ ಅದ್ಭುತ ಶಕ್ತಿಯು ನಮ್ಮ ವಶವಾಗಿರುವಾಗ ಒಬ್ಬರ ಹಂಗೇನು? ಭೂಮಂಡಲವೆಲ್ಲಕ್ಕೂ ಏಕಚ್ಛತ್ರಾಧಿಪತಿಯಾಗಬಹುದು, ಇತ್ಯಾದಿ, ಇತ್ಯಾದಿ.

ಇವೆಲ್ಲಾ ಹುಡುಗತನದ ಕನಸುಗಳು. ಆದರೆ ನನ್ನ ಹುಡುಗತನವು ಬಹಳ ದಿನ ನಡೆದಿರಬೇಕು. ಹದಿನೇಳು ಹದಿನೆಂಟು ವರ್ಷವಾದ ಮೇಲೂ ಮಾಯಾದೀಪವು ನಿಶ್ಚಯವಾಗಿ ಇರುವ ವಸ್ತುವೆಂದೇ ನನ್ನ ನಂಬಿಕೆ.

ಏದು ಎಲ್ಲಿರುವುದೋ, ಯಾರಿಗೆ ಸಿಕ್ಕುವುದೋ! ಅಂತೂ ಇಲ್ಲವೆಂದು ಹೇಳುವುದು ಹೇಗೆ? ನನ್ನ ಕಲ್ಪನಾ ಪ್ರಪಂಚವು ಸತ್ಯವೆನ್ನುವುದರಲ್ಲಿ ಏನಿಗೆ ಲೇಶಮಾತ್ರವೂ ಸಂಶಯವಿರಲಿಲ್ಲ. ಅದು ಎಲ್ಲಿರುವುದೋ ಆ ರಹಸ್ಯವನ್ನು ಮಾತ್ರ ಭೇದಿಸಲಾದರೆ! ಆಗೋ, ದೂರದಲ್ಲಿ ಸಂಜೆಯ ರಾಗವನ್ನು ಕಳೆದು ಮೇಘವಿರಚಿತ ದುರ್ಗವೊಂದು ಕಾಣುತ್ತಿದೆ; ಅದರ ಒಂದು ಭಾಗ ಸಲ್ಲಿ ಎತ್ತರವಾದ ಭುವನೇಶ್ವರಿ; ದುರ್ಗದ ತಪ್ಪಲನ್ನು ತೊಳೆಯುವಂತೆ ಎತ್ತಾರವಾದ ಸರೋವರ—ಆ ಮೇಘ ಚಿತ್ರವು ನನ್ನ ಗಂಧರ್ವನಗರಿಯ ಸ್ತುತಿಬಿಂಬವೇಕಿರಬಾರದು? ಅಲ್ಲೆಲ್ಲೆಯೋ ಆ ಮೋಡಗಳ ಹಿಂದೆ, ಅಂತರಿಕ್ಷದ ನೀಲದ ಆಳದಲ್ಲಿ ನನ್ನ ಕನಸಿನ ಲೋಕ ಅಡಗಿದೆ. ನಾವು ಮನಸ್ಸಿನ ಕಲ್ಪನೆ ಮಾತ್ರವೆಂದು ಭಾವಿಸುವ ಆ ಮನೋಹರ ಜೀವನವು ಈಗಲೂ ವಿಶ್ವದಲ್ಲಿ ಎಲ್ಲೋ ಒಂದು ಕಡೆ ಸಾಗುತ್ತಿದೆ. ಮಲೆನಾಡಿನ ಕಣಿವೆಗಳಲ್ಲಿ ದಟ್ಟವಾದ ಕಾಡುಗಳ ನಡುವೆ ನದಿಯ ತೀರದ ಮರಳ ಮೇಲೆ ಬೆಳುದಿಂಗಳ ರಾತ್ರಿಯಲ್ಲಿ ವನದೇವಿಯರು ಈಗಲೂ ನರ್ತಿಸುವರು. ಅಷ್ಟೇಕೆ, ನಮ್ಮ ಊರಿನ ಬೆಟ್ಟದ ಗರ್ಭದಲ್ಲಿ, ಕೊಪ್ಪರಿಗೆ ಮಡುವಿನ ಅಡಿಯಲ್ಲಿ, ಏನು ರಹಸ್ಯವಿರುವುದೋ ಯಾರು ಬಲ್ಲರು! ನಾನು ಹೊಳೆಗೆ ಈಚುವುದಕ್ಕೆ ಹೋದಾಗಲೆಲ್ಲಾ ಮಡುವಿನ ಮಧ್ಯದಲ್ಲಿ ಮುಳುಗದೆ ಬರುತ್ತಿರಲಿಲ್ಲ. ಅದರ ಉದ್ದೇಶವೇನೆಂದು ಯಾರಿಗೂ ಹೇಳದಿದ್ದರೂ ನನ್ನ ಮನಸ್ಸಿನ ಅಂತರಾಳದಲ್ಲಿ ವಿಚಾರಶಕ್ತಿಗೆ ಗೋಚರವಾಗಿಯೋ ಆಗದಂತೆಯೋ ಕಿರು ದನಿಯೊಂದು “ಆ ಕಥೆಗಳ ಯಕ್ಷ ಪ್ರಪಂಚವು ಲಯವಾಗಿ ಹೋಗಿಲ್ಲ, ಅದನ್ನು ನಾಶಮಾಡುವ ಪ್ರಳಯವಿನ್ನೂ ಬಂದಿಲ್ಲ; ಮತ್ತೆ ಅದನ್ನು ಪ್ರವೇಶಿಸುವ ಭಾಗ್ಯ ನನ್ನದೇ ಯಾಕಾಗಿರಬಾರದು?” ಎಂದು ಹೇಳುತ್ತಿತ್ತು. “ನನ್ನದೇ ಯಾಕಾಗಿರಬೇಕು?” ಎಂದು ನಾನು ಯಾವಾಗಲೂ ಕೇಳಿಕೊಂಡವಲ್ಲ. ಒಂದೊಂದು ವೇಳೆ ನಡುಹಗಲಿನಲ್ಲಿ ಕನಸನ್ನು ಒಡೆದು ಆ ಪ್ರಶ್ನೆ ಬಂದರೂ ಅದಕ್ಕೆ ಕಿವಿಗೊಡುತ್ತಿರಲಿಲ್ಲ.

ಹಗಲುಗನಸುಗಳ ಸ್ವರೂಪ ನಮಗೆ ವಯಸ್ಸಾದ ಹಾಗೆಲ್ಲಾ ವ್ಯತ್ಯಾಸ ಹೊಂದುತ್ತಾ ಹೋಗುತ್ತದೆ. ಚಿಕ್ಕ ವಯಸ್ಸಿನಲ್ಲಿ ಸುಮ್ಮನೆ ಗೆಳೆಯರೊಡನೆ ಅಲೆದಾಡುವ ಆಸೆ. ಸ್ವಲ್ಪ ದೊಡ್ಡವರಾದ ಮೇಲೆ ಸಾಹಸ

ಕಾರ್ಯಗಳನ್ನು ಮಾಡಿ ಕೀರ್ತಿಪಡೆಯಬೇಕೆಂಬ ಆಸೆ. ಮತ್ತೆ ಸ್ವಲ್ಪ ಕಾಲ ಹೋದರೆ ಕನಸಿನ ಜೀವನದಲ್ಲಿ ನಮ್ಮ ಪ್ರಣಯಿನಿಯೊಬ್ಬಳ ಜೀವನ ಬೆರೆಯುತ್ತದೆ. ಇವೆಲ್ಲವೂ ಹೆಚ್ಚು ಕಡಿಮೆ ಮಾನವನ ಸಾಮಾನ್ಯ ಜೀವನಕ್ಕೆ ಸಂಬಂಧಪಡದ, ಸಾಹಸ ಪ್ರೇಮಗಳಿಂದ ಪೂರ್ಣವಾದ 'ರೊಮಾನ್ಸ್' ಪ್ರಪಂಚದ ಕನಸುಗಳು. ಇಷ್ಟು ವರ್ಷ ಕಳೆದ ಮೇಲೆ ನಮ್ಮ ಬಯಕೆಗಳು ಸ್ವಲ್ಪಮಟ್ಟಿಗೆ ಭೂಮಿಗಳಿಗಿಳಿದು ಬರುವುವು. ಆಗಲೂ ದಿನದಿನದ ಜೀವನಕ್ಕೂ ನಮ್ಮ ಬಯಕೆಗಳಿಗೂ ಅಳಿಯಲಾರದಷ್ಟು ಅಂತರವಿರಬಹುದು. ಆದರೆ ಆಗಿನ ಕನಸುಗಳು ಪ್ರಕೃತಿ ಸಿಯಮಗಳನ್ನು ಮೊದಲಿನಷ್ಟು ಉಲ್ಲಂಘಿಸುವುದಿಲ್ಲ. ಮೊದಲು ರಾಜರಾಗಿದ್ದವರು ಪಾಳೆಯ ಗಾರರಾಗುವೆವು. ಪಾಳೆಯಗಾರರಾಗಿದ್ದವರು ದೊಡ್ಡ ಜಮೀನುದಾರ ರಾಗುವೆವು. ಈ ಕಾಲದ ಕನಸುಗಳೂ ನೆನಪಿಗೆ ತಂದುಕೊಂಡರೆ ಬಹು ರಮ್ಯವಾಗಿರುವುವು.

ನಮ್ಮ ಊರಿಗೆ ಸ್ವಲ್ಪ ದೂರದಲ್ಲಿ ಹೇಮಾವತಿಯು ಕವಲೊಡೆದು ಮಧ್ಯೆ ಒಂದು ದ್ವೀಪವಾಗಿದೆ. ಅದನ್ನು ಹೊಸ ಪಟ್ಟಣವೆಂದು ಕರೆಯುತ್ತಾರೆ. ಹಿಂದೆ ಹೈದರಾಲಿಯು ಅದನ್ನು ರಾಜಧಾನಿಯಾಗಿ ಮಾಡಿ ಕೊಳ್ಳಬೇಕೆಂದು ಅಲ್ಲಿ ಭಾರಿಯು ಕೋಟೆಯನ್ನು ಕಟ್ಟಿದನಂತೆ. ಅನಂತರ ಅಲ್ಲಿಗೆ ನಾಲ್ಕೈದು ಮೈಲಿ ದೂರವಿರುವ ಬೆಳ್ಳಿಬೆಟ್ಟದ ಮೇಲೆ ನಿಂತು ಅಲ್ಲಿಂದ ಫಿರಂಗಿಯನ್ನು ಹಾರಿಸಲು ಗುಂಡು ಕೋಟೆಯ ಬಾಗಿಲಿಗೆ ಸರಿಯಾಗಿ ಬಿದ್ದಿತಂತೆ. ಆದ್ದರಿಂದ ಆ ಸ್ಥಳ ಸರಿಯಾದದ್ದಲ್ಲವೆಂದು ಶ್ರೀರಂಗಪಟ್ಟಣಕ್ಕೆ ಹೋದನೆಂದು ಕಥೆ. ಈ ಕಥೆಯು ನಿಜವೆ, ಆಗಿನ ಕಾಲದಲ್ಲಿ ಅಷ್ಟು ದೂರ ಗುಂಡು ಹಾರಿಸಬಲ್ಲ ಫಿರಂಗಿಗಳಿದ್ದವೆ, ಹೈದರಾಲಿಯು ಕೋಟೆಯನ್ನು ಕಟ್ಟಿ ಮುಗಿಸಿದ ಮೇಲೆ ಫಿರಂಗಿ ಹಾರಿಸಿ ನೋಡುವ ಬದಲು ಮೊದಲೇ ಹಾಗೆ ಮಾಡಿದ್ದರೆ ಕೋಟೆ ಕಟ್ಟುವ ತೊಂದರೆ ತಪ್ಪುತ್ತಿರಲಿಲ್ಲವೆ, ಎಂಬ ಪ್ರಶ್ನೆಗಳು ಈಗ ನಮಗೆ ಹೊಳೆಯುತ್ತವೆ. ಆದರೆ ಆಗ ನಾವು ಯಾವುದನ್ನಾಗಲಿ ಚರಿತ್ರಕಾರನ ಅಥವಾ ಶಾಸ್ತ್ರಕಾರನ ದೃಷ್ಟಿಯಿಂದ ನೋಡುತ್ತಿರಲಿಲ್ಲ. ಈಗಲೂ ಆ ದ್ವೀಪದಲ್ಲಿ ಕೋಟೆಯೇನೋ ನಿಂತಿದೆ. ಆದರೆ ಮಧ್ಯೆ ಕಾಣುವ ಒಂದು ಗಾರೆಯ ಜಗುಲಿಯ ಬಳಿ ಹಿಂದೆ ಅರಮನೆಯಿದ್ದಿತೆಂದು

ನಾವು ಊಹಿಸಿಕೊಳ್ಳಬೇಕು. ಈಗ ಅದು ನಿರ್ಜನಪ್ರದೇಶ. ನವಿಲು ಗಳಿಗೂ ಮೊಲಗಳಿಗೂ ವಾಸಸ್ಥಾನ. ಬೆಳಗಿನ ಬಿಸಿಲಿನಲ್ಲಿ ನವಿಲುಗಳು ಸುಂದರವಾಗಿ ಗರಿಗೆದರಿ ಸರ್ತಿಸುವುದನ್ನು ನಾನು ಎಷ್ಟೋ ವೇಳೆ ನೋಡಿದ್ದೇನೆ. ನದಿಯನ್ನು ಹಾಯುವುದು ಬೇಸಗೆಯಲ್ಲಿ ಸುಲಭವಾದುದರಿಂದ ನಾವು ಆಗಾಗ ಅಲ್ಲಿಗೆ ತಿಂಡಿಯನ್ನು ಕಟ್ಟಿಸಿಕೊಂಡು ಹೋಗಿ ನದಿಯಲ್ಲಿ ಮನದಣಿಯ ಆಟವಾಡಿ ಸಂಜೆಯವರೆಗೂ ಅಲ್ಲಿಯೇ ಇದ್ದು ಬರುವುದುಂಟು. ಆ ಕೋಟೆಯನ್ನು ಭದ್ರಪಡಿಸಿ ಸುತ್ತ ಸೊಗಸಾದ ವನವನ್ನು ಸಿರ್ಮಿಸಿಕೊಂಡು ಅಲ್ಲಿ ವಾಸಮಾಡಬೇಕೆಂದು ನನ್ನದೊಂದು ಕನಸು. ಅಲ್ಲಿಗೆ ಹೋದಾಗಲೆಲ್ಲ ಜೊತೆಯವರಿಗೆ ಹೇಳದೆ ಕದ್ದುಹೋಗಿ, ಅರಮನೆಯನ್ನು ಕಟ್ಟುವುದಕ್ಕೆ ಯಾವ ಸ್ಥಳ ಉತ್ತಮವಾದದ್ದು, ಉಪವನವನ್ನು ಯಾವ ಕ್ರಮವನ್ನನುಸರಿಸಿ ಮಾಡಬೇಕು, ನದಿಯಿಂದ ನೀರೆತ್ತುವುದಕ್ಕೆ ಸರಿಯಾದ ಸ್ಥಳ ಯಾವುದು, ಎಂದು ನೋಡಿಕೊಂಡು ಬರುತ್ತಿದ್ದೆನು. ನಿಜವಾಗಿ ಕೋಟ್ಯಧೀಶ್ವರರಾಗಿದ್ದು ಇಂಥ ಕೆಲಸವನ್ನು ಕೈಕೊಳ್ಳುವವರೂ ಕೂಡ ನನಗಿಂತ ಹೆಚ್ಚು ಚಾಗರೂಕತೆಯನ್ನು ವಹಿಸಲಾರರು. ನಾನು ಸರಿಮಾಡಿಸಿದ ಕೋಟೆಯಲ್ಲಿ ಹಾವು ಜೇಳುಗಳು ಸೇರುವಂಥ ಒಂದು ಸಣ್ಣ ಬಿರುಕು ಕೂಡ ಇರುವುದಿಲ್ಲ. ಕೋಟೆಯ ಮೇಲೆ ಹೂಗಿಡಗಳ ಅಂಚುಕಟ್ಟಿರುವ ಸಣ್ಣ ರಸ್ತೆ ಸುತ್ತಲೂ ಹೋಗುವುದು. ಅಲ್ಲೆ ಎರಡು ಮೂರು ಕಡೆ ಕೋಟೆಯ ಮೇಲೆಯೇ ದೊಡ್ಡ ಕೊಳಗಳಿಲ್ಲ ನದಿಯಿಂದ ನೀರೆತ್ತಿ ತುಂಬಿರುವುದು. ಅಲ್ಲಿಂದ ಸಣ್ಣ ಸಣ್ಣ ತೊರೆಗಳು ಹೊರಟು ಹರಳುಗಲ್ಲುಗಳ ಪಾತ್ರದಮೇಲೆ ಹುಲ್ಲುಗಾವಲಿನ, ತೋವುಗಳ ಸಣ್ಣ ಸಣ್ಣ ಕಾಡುಗಳ ನಡುವೆ ಸರ್ಪದಂತೆ ಸುತ್ತಿಸುತ್ತಿಕೊಂಡು, ಇಲ್ಲೆ ಗಂಭೀರವಾಗಿ, ಅಲ್ಲಿ ವಿನಾಸುಗಳೊಡನೆ ಚಕ್ಕಂದವಾಡುತ್ತ ಹರಿದು, ಮತ್ತೆ ನದಿಯನ್ನು ಸೇರುವುವು. ನಮ್ಮ ಅರಮನೆಯ ಮೇಲೆ ನಿಂತು ನೋಡಿದರೆ ಪೂರ್ವಕ್ಕೂ ಪಶ್ಚಿಮಕ್ಕೂ ಬಹುದೂರ ಹೊಳೆಯುತ್ತಿರುವ ಹೇಮಾವತಿ ಉಳಿದ ಕಡೆಯೆಲ್ಲಾ ದಿಗಂತದವರೆಗೂ ಅಲ್ಲಿಂದ ಆಚೆಗೂ ವ್ಯಾಪಿಸಿರುವ ಬತ್ತದ ಪೈರು. ಅರಮನೆಯ ಸುತ್ತಲೂ ವಿಸ್ತಾರವಾದ ಉಪವನ ಅದರಲ್ಲಿ ಅಲ್ಲಲ್ಲಿಯೇ ಸಣ್ಣ ಸಣ್ಣ ಜಲಪಾತಗಳೂ ಕೊಳಗಳೂ ಇರುವೆಡೆಯಲ್ಲೆ

ಹಸುರುಗಿಡಗಳ ಸುತ್ತುಗೋಡೆಯ ನಡುವೆ ಲತಾಗೃಹಗಳು. ಆ ಕೊಳಗಳಿಂದ ಎದ್ದು ಬಿಳುದಿಂಗಳಿನಲ್ಲಿ ಹಾಲುಗಲ್ಲಿನ ಸ್ತಂಭಗಳಂತೆ ತೋರುವ ಚಿಲುಮೆಗಳು. ನದಿಯಲ್ಲಿರುವ ಒಡೆಗಳನ್ನು ಒಡೆಯಿಸಿ, ಪಾತ್ರವನ್ನು ವಿಸ್ತರಿಸಿ, ಚಂದ್ರಿಕಾವಿಹಾರಕ್ಕಾಗಿ ಸರೋವರವೊಂದನ್ನು ನಿರ್ಮಿಸುವೆನು. ಅದರಮೇಲಿರುವ ಸಣ್ಣ ಯಂತ್ರಗಾಮಿಯಾದ ದೋಣಿಯಿಂದ ಹುಣ್ಣಿಮೆಯ ರಾತ್ರಿಯಲ್ಲಿ ಹೂಗಳ ಕಂಪಿನಿಂದ ಭಾರವಾದ ಗಾಳಿಯ ಆವರಣದಲ್ಲಿ, ನದಿಯ ಮೊರೆಯ ಶ್ರುತಿಗೆ ಸೇರಿದಂತೆ ನನ್ನ ನಲ್ಲಿಯ ಇನಿದನಿಯು ಎಳುವುದು. ಅರಮನೆಗೆ ಸಮೀಪವಾಗಿರುವಂತೆ ಆಮೃತಶಿಲೆಯಿಂದ ಕಟ್ಟಿಸಿದ ರಮಣೀಯವಾದ ಸ್ನಾನಘಟ್ಟವಿರುವುದು. ಅಲ್ಲಿಗೆ ಮೊಸಳೆಗಳು ಬಾರದಂತೆ, ಆದರೂ ಪ್ರವಾಹಕ್ಕೆ ಅಡಚಣೆಯಿಲ್ಲದಂತೆ ನದಿಯ ಪಾತ್ರದಿಂದ ಮೇಲಿನವರೆಗೂ ಸಲಾಕಿಗಳಿಂದ ಕಟ್ಟಿದ ಕಟ್ಟಿಯಿರುವುದು.....

ಈ ಮಾನಸಿಕ ವ್ಯವಸ್ಥೆಗಳಿಗೆ, ಆಗಸದ ಅರಮನೆಗಳಿಗೆ ಎಷ್ಟು ಹೊತ್ತು ಯೋಚನೆ! ಎಷ್ಟೋ ವೇಳೆ ದಿನವೆಲ್ಲಾ ಈ ಗಂಧರ್ವನಗರದ ನಿರ್ಮಾಣದಲ್ಲಿಯೇ ಕಳೆದುಹೋಗಿದೆ. ಅಲ್ಲಿ ವಾಸಮಾಡುವಾಗ ಒದಗಬಹುದಾದ ಅಪಾಯಗಳೊಂದನ್ನೂ ಬಿಡದೆ ಯೋಚಿಸಿಕೊಂಡಿದ್ದೆನು. ಹಗಲುಗನಸಿನ ಪ್ರಪಂಚ ಒಂದೊಂದು ವೇಳೆ ಬಹು ಕ್ರೂರವಾದದ್ದು. ಎಂದೂ ಯಾರಿಗೂ ಸಂಭವಿಸದ ವಿಪತ್ತುಗಳಾದರೂ ಅಲ್ಲಿ ಅಸಂಭವವಾಗಿ ಕಾಣುವುದಿಲ್ಲ. ಎಲ್ಲೂ ಇಲ್ಲದ ಮೊಸಳೆಗಳು ನಮ್ಮ ಸ್ನಾನಘಟ್ಟದಲ್ಲಿ ಬಾಯಿ ತೆರೆದು ಕಾದಿರುವುವು; ಶತಮಾನಕ್ಕೊಂದುಸಲ ಬಾರದ ಹುಚ್ಚು ಹೊಳೆ ಬಂದು ನಮ್ಮ ಅರಮನೆ ಕೊಚ್ಚಿಹೋಗಬಹುದು. ಇದೆಲ್ಲಕ್ಕೂ ಮೊದಲೇ ನನ್ನ ಕನಸುಗಳಲ್ಲಿ ಪರಿಹಾರದ ವ್ಯವಸ್ಥೆಯಾಗಿಹೋಗಿತ್ತು. ಕುಬೇರನ ಬೊಕ್ಕಸವೊಂದು ಮಾತ್ರ ವಶವಾಗಿದ್ದರೆ, ಒಂದೆರಡು ವರ್ಷಗಳಲ್ಲಿ ನನ್ನ ಗಂಧರ್ವನಗರವು ನಿರ್ಮಿತವಾಗಿಹೋಗುತ್ತಿತ್ತು.

ಈಗ ಎಂಟು ಹತ್ತು ವರ್ಷಗಳೊಳಗೆ ನನ್ನ ದ್ವೀಪವು ಎಷ್ಟೋ ಒದಲಾವಣೆಗಳನ್ನು ಹೊಂದಿದೆ. ನಾನು ವಿಶ್ವವಿದ್ಯಾನಿಲಯವನ್ನು ಸೇರಿದ ಮೇಲೆ ಅದು ನನಗೆ ವಿಹಾರಸ್ಥಾನವಾಗಿರುವುದನ್ನು ಬಿಟ್ಟು ಭರತ ಭೂಮಿಯಲ್ಲೆಲ್ಲಾ ಪ್ರಸಿದ್ಧವಾದ ಸರಸ್ವತೀಪೀಠವಾಯಿತು; ಲಲಿತ ಕಲೆಗಳ

ತೌರುಮನೆಯಾಯಿತು. ಈಗಲೂ ಎಲ್ಲವೂ ಬರಿದಾಗದ ಬೊಕ್ಕಸದ ಆಧಾರದ ಮೇಲೆಯೇ ವ್ಯವಸ್ಥೆಮಾಡಿದ್ದು. ಈಚೆಗೆ ಆ ದ್ವೀಪವು ಸಮಾಜೋದ್ಧಾರದ ಮತ್ತು ದೇಶೋದ್ಧಾರದ ಕೇಂದ್ರಸ್ಥಾನವಾಗುತ್ತಿರುವಂತೆ ತೋರುತ್ತದೆ. ಇನ್ನು ಮುಂದೆ ಏನಾಗುವುದೋ ತಿಳಿಯದು.

ಈ ಕನಸುಗಳೆಲ್ಲದರಲ್ಲಿಯೂ 'ನಾ ನು' ಎಂಬ ವಸ್ತುವಿನ ಪ್ರಾಮುಖ್ಯತೆಗೆ ಮಿತಿಯೇ ಇಲ್ಲ. ವಿಹಾರವಾಗಲಿ, ಸಾಹಸ ಕಾರ್ಯವಾಗಲಿ, ದೇಶೋದ್ಧಾರವಾಗಲಿ—ಯಾವುದು ಸಾಗಬೇಕಾದರೂ ನನ್ನಿಂದ. ಜಗತ್ತಿನಲ್ಲಿ ವನಮಯವಾದ ಗಿರಿಗಳೇಳುವುದು, ನದಿಗಳು ಪ್ರವಹಿಸುವುದು, ಹೂವುಗಳು ಅರಳಿ ಸುಗಂಧವನ್ನು ಬೀರುವುದು, ಮಾನವ ವರ್ಗದಿಂದ ಕ್ರಿಮಿ ಕೀಟಗಳವರೆಗೆ ಜೀವಕೋಟಿಗಳು ಸೃಷ್ಟಿಯಾಗಿರುವುದು—ಎಲ್ಲವೂ ನನಗಾಗಿ. ಈ ವಿಸ್ತಾರವಾದ ರಂಗಸ್ಥಳದಲ್ಲಿ ನಾನೇ ಮುಖ್ಯ ನಟ; ಉಳಿದವರೆಲ್ಲರೂ ನನ್ನ ಪಾತ್ರವು ಕಳೆಕಟ್ಟುವಂತೆ ನನಗೆ ಹಿನ್ನೆಲೆಯನ್ನು ಕಲ್ಪಿಸುವವರು.

ಆದರೆ ನಮ್ಮ ಜೀವನದ ವಸಂತಕಾಲ ಕಳೆದಮೇಲೆ ನಾವು ಹಿಂತಿರುಗಿ ನೋಡಿದರೆ ನಾವು ಬಂದ ದಾರಿಯಲ್ಲಿ ನಮ್ಮ ಹೆಜ್ಜೆಯ ಗುರುತೂ ಕಾಣುವುದಿಲ್ಲ. ನಾವು ಬದುಕಿದ್ದುದಕ್ಕೆ, ಆ ಮಾರ್ಗದಲ್ಲಿ ತೊಳಲಿ ಮುಂದುವರಿದುದಕ್ಕೆ ಸಾಕ್ಷಿಯೇನು? ಎಂದಿನಂತೆ ಪ್ರಪಂಚದ ಕಾರ್ಯಕಲಾಪಗಳು ನಡೆಯುತ್ತಿವೆ. ನಮ್ಮ ಸಹವಾಸವನ್ನಾಗಲಿ, ಅದರಿಂದುಂಟಾಗಿರಬಹುದಾದ ಸಂತೋಷವನ್ನಾಗಲಿ, ಅದರ ಅಭಾವಕ್ಕಾಗಿ ದುಃಖವನ್ನಾಗಲಿ ಸೂಚಿಸಲು ಏನೂ ಕಣ್ಣಿಗೆ ಬೀಳುವುದಿಲ್ಲ. ನಮ್ಮ ಜೀವನವು ನೀರಿನ ಮೇಲಿನ ಶಾಸನದಂತಾಗಿದೆ. ಪ್ರಪಂಚಕ್ಕೆ ನಮ್ಮ ಆವಶ್ಯಕತೆಯಿದೆಯೆ, ನಾವು ಇಲ್ಲದಿದ್ದಾಗ ನಮ್ಮನ್ನು ಯಾರಾದರೂ ನೆನಸಿಕೊಳ್ಳುವರೆ, ಎಂದು ಆಶ್ಚರ್ಯಪಡುವಂತಾಗುತ್ತದೆ.

ಚಿಕ್ಕಂದಿನಲ್ಲಿ ನಮ್ಮ ಆಸೆಗೂ ಭರವಸೆಗೂ ಪಾರವೇ ಇಲ್ಲ. ಮಾನವನ ಶಕ್ತಿ ಸಾಹಸಗಳಿಗೆ ಎಲ್ಲೆಯುಂಟೆಂಬ ಭಾವನೆಯೇ ಮನಸ್ಸಿಗೆ ಬಂದಿರುವುದಿಲ್ಲ. ನಾವು ನಮನಮಗೆ ಎಷ್ಟು ಮನೋಹರವಾದ ಮಳೆಬಿಲ್ಲಿನ ಬಣ್ಣಗಳಿಂದ ಕೂಡಿದ ಮಹಿಮಾಯುಕ್ತವಾದ ಪ್ರಪಂಚವನ್ನು ನಿರ್ಮಿಸಿ

ಕೊಂಡಿರುವೆವು! ಆದರೆ ಕಾಲವು ಒಂದೊಂದು ವರ್ಷವಾಗಿ ನಮ್ಮ ಮೇಲೆ ಹರಿದುಹೋದದ್ದಾಗೆ ನಮ್ಮ ಭವಿಷ್ಯ ಲೋಕವು ಕಳೆಗುಂದುತ್ತಾ ಬರುವುದು. ಹತ್ತು ವರ್ಷಗಳು ಕಳೆದ ಮೇಲೆ ಹಿಂದಿನ ಕಾಲದ ಕನಸುಗಳನ್ನು ನೆನಪಿಗೆ ತಂದುಕೊಂಡರೂ ಅದೆಷ್ಟು ವ್ಯತ್ಯಾಸಗಳು ಕಾಣುವುವು! ನಂದನವನವನ್ನು ಕನಸಿನಲ್ಲಿ ಕಂಡು ಅನಂತರ ಕಿಚ್ಚಿನಲ್ಲಿ ಬೆಂದ ಕಾಡಿನಲ್ಲಿ ಕಣ್ಣು ಬಿಟ್ಟಂತಾಗುತ್ತದೆ. ಮೂದಲಿನ ಭಾವನಾ ಜೀವನಕ್ಕೂ ಈಗಿನ ವಾಸ್ತವ ಜೀವನಕ್ಕೂ ಅದೆಷ್ಟು ಅಂತರ! ನಾನು—ಚಿಕ್ಕಂದಿನಲ್ಲಿ ಮನಸ್ಸಿನಲ್ಲಿ ಚಿತ್ರಿಸಿಕೊಂಡಿದ್ದ ಆ 'ನಾನು'—ಈಗ ಎಲ್ಲಿ? ಕುಬೇರನಂತೆ ಧನಸಂಪತ್ತಿ ಯುಳ್ಳವನು, ಕರ್ಣಾರ್ಜುನರಂತೆ ಶೌರ್ಯ ಔದಾರ್ಯಗಳುಳ್ಳವನು, ಕೋಗಿಲೆಯ ಇಂಚರದಂತೆ ದನಿಯುಳ್ಳವನು, ಕೃಷ್ಣನ ವೇಣುಗಾನದಂತೆ ಮನೋಮೋಹಕವಾದ ಕವಿತೆಗಳನ್ನು ಸೃಷ್ಟಿಸುವವನು—ಆ 'ನಾನು' ಎಲ್ಲಿ, ಪ್ರಪಂಚದ ಹೊಡೆತಕ್ಕೆ ಸಿಕ್ಕಿ ಕೃಕಾಲು ಅಲುಗಿಸಲು ಸ್ವಾತಂತ್ರ್ಯ ಎಲ್ಲದೆ ಮನಸ್ಸಿನ ಆಳಲನ್ನು ಹೇಳಿಕೊಳ್ಳಲು ನಾಲಗೆಯಿಲ್ಲದೆ ಮೂಕನಾದ ಬಡಜೀವಿಯೆಲ್ಲಿ!

ಆಗಿನಂತೆ ನಿರಾತಂಕವಾಗಿ ಯಕ್ಷಕನ್ಯೆಯರೊಡನೆ ವಿಹರಿಸುವುದಂತಿರಲಿ, ಒಂದು ಗಳಿಗೆ ನಮ್ಮ ಜೀವರದ ಜಡಜೀವನವನ್ನು ಮರೆಯುವುದು ಸಹ ಈಗ ಅಸಾಧ್ಯವಾಯಿತು. ನಾನು ಮೊದಲು ಯಾವ ಸುಖಸಂತೋಷಗಳನ್ನು ಗಮನಕ್ಕೆ ಅರ್ಹವಲ್ಲವೆಂದು ತಿರಸ್ಕರಿಸಿ ನೂಕಿದ್ದನೋ, ಅವು ಸಹ ಈಗ ಹಗಲುಗನಸುಗಳಾದುವು. ಜೀವನದ ಆಶೆಗಳೆಲ್ಲವೂ ಮರಳುಗಾಡಿನಲ್ಲಿ ಪ್ರಯಾಣಿಕರನ್ನು ಮೋಸಗೊಳಿಸುವ ಮರೀಚಿಕೆಯಂತೆ ಶೂನ್ಯದಲ್ಲಿ ಕೊನೆಗಂಡುವು. ಒಂದು ಕಡೆ ಹೃದಯದ ಮಿತಿಯಿಲ್ಲದ ಎಂದಿಗೂ ತೃಪ್ತಿಹೊಂದದ ಉದ್ವೇಗ; ಇನ್ನೊಂದು ಕಡೆ ಅದನ್ನು ಮಾಕರಿಸಿ ದಿನದಿನಕ್ಕೂ ಹತ್ತಿರ ಬಂದು ಕೃಷ್ಣಪಕ್ಷದ ಕತ್ತಲಂತೆ ನಮ್ಮನ್ನು ಕವಿಯುತ್ತಿರುವ ನಿರಾಶೆ. ಕಾಲವೋ ದಿನದ ಮೇಲೆ ದಿನ, ತಿಂಗಳ ಮೇಲೆ ತಿಂಗಳು, ನಮ್ಮ ಮೇಲೆ ಉರುಳಿ ನಮ್ಮ ಸವಿಬಯಕೆಗಳನ್ನೂ ಹೊಂಗನಸುಗಳನ್ನೂ ತುಳಿದು ಮಣ್ಣುಮಾಡುವುದು. ಈಗ ಎಲ್ಲಿ ನೋಡಿದರೂ ಅರಕೆ, ಅವೂರ್ಣತೆ. ಕಾಡಿನ ಸೊಬಗಿನಲ್ಲಿ, ಬಯಲಿನ

ಮೈಶಾಲ್ಯದಲ್ಲಿ, ಪರ್ವತಮಾಲೆಯ ಭೀಷಣ ಸೌಂದರ್ಯದಲ್ಲಿ, ಎಳೆಬಿಸಿಲಿನ ನಗೆಯಲ್ಲಿ, ಮಾನವ ಹೃದಯದ ಪ್ರೇಮದಲ್ಲಿ—ಎಲ್ಲದರಲ್ಲಿಯೂ ಆವೂರ್ಣತೆ; ಎಲ್ಲವೂ ಮನಸ್ಸಿನಲ್ಲಿ ಅತ್ಯಪ್ತಿಯುಂಟುವುದಾದುವು. ಎಷ್ಟು ರಮ್ಯವಾದ ಸ್ಥಳಗಳಿಗೆ ಹೋದರೂ, ಎಂಥ ಸಹವಾಸದಲ್ಲಿದ್ದರೂ, ಏನು ಸುಖವನ್ನನು ಭವಿಸಿದರೂ, ಅತ್ಯಪ್ತಿಯು ಹಿಂಗುವುದಿಲ್ಲ. ಹಿಂದಿನಂತೆ ಭಾವನೆಯಲ್ಲಿ ಮುಳುಗಿ ಸುಲಭವಾಗಿ ತೃಪ್ತಿಹೊಂದುವ ಪ್ರಕೃತಿಯು ನಾಶವಾಗಿ ಹೋಯಿತು. ಈಗ ಏನಿದ್ದರೂ ಕೊರತೆ, ಏನೆಂದು ಹೇಳಲು ತೋರ ದಿದ್ದರೂ ಕೊರತೆಯೇನೋ ಇರುವುದು. ಬೆಳುದಿಂಗಳು ಸುಂದರವಾಗಿದ್ದಷ್ಟೂ, ತಂಗಾಳಿಯು ಹಿತವಾಗಿದ್ದಷ್ಟೂ ಅತ್ಯಪ್ತಿಯೂ ಒಂದು ಬಗೆಯ ಅಸುಖವೂ ಹೆಚ್ಚುವು.

ಮೈಸೂರಿಗೆ ಸ್ವಲ್ಪ ದೂರದಲ್ಲಿ ನಿರ್ಜನವಾದ ಬೋರೆಯ ಮೇಲೆ ಒಂದು ಬಂಗಲೆಯಿದೆ. ಅದರ ಮಾಳಿಗೆಯ ಮೇಲೆ ನಾನು ಕಳೆದ ಒಂದು ಬೇಸಗೆಯ ಸಂಜೆಯ ನೆನಪು ಯಾವಾಗಲೂ ಮನಸ್ಸಿನಲ್ಲಿರುವುದು. ಅಂದು ಸೂರ್ಯಾಸ್ತಮಯವಾದ ಮೇಲೆ ಪಶ್ಚಿಮ ದಿಕ್ಕು ಆವೂರ್ಣವಾದ ಸ್ವರ್ಗೀಯವಾದ ಸೌಂದರ್ಯವನ್ನು ತಳೆದಿತ್ತು. ಪೂರ್ವದಲ್ಲಿ ದೂರದ ಚಾಮುಂಡಿಯ ಬೆಟ್ಟದ ಸಾಲುದೀಪಗಳು ಅಂತರಿಕ್ಷದಲ್ಲಿ ಗಂಧರ್ವರು ಕಟ್ಟಿದ ನಗರತೋರಣಗಳಂತೆ ಕಂಗೊಳಿಸುತ್ತಿದ್ದವು. ಸ್ವಲ್ಪ ಹೊತ್ತಿನ ಕೆಳಗೆ ಕೇಳಿದ ಮಧುರಗಾನದ ಇಂಪು ಇನ್ನೂ ಕಿವಿಯಲ್ಲಿಯೇ ಉಳಿದಿತ್ತು. ಹಿಂದಿನ ಸವನೆನಪುಗಳು ಮನಸ್ಸಿನಲ್ಲಿ ಸುಳಿದಾಡುತ್ತಿದ್ದವು. ಸಂಜೆಯ ಆವರಣದಲ್ಲಿ ಶಾಂತಿಯು ತುಂಬಿತ್ತು. ನನ್ನ ಅನುಭವದಲ್ಲಿ ಆದೊಂದು ಅತ್ಯಂತ ಸುಖಕರವಾದ ಸಂಜೆ. ಆದರೂ ಅಂದಿನಷ್ಟು ವ್ಯಾಕುಲವನ್ನು ನಾನು ಎಂದೂ ಅನುಭವಿಸಿರಲಿಲ್ಲ. ಅದಕ್ಕೆ ಕಾರಣ ತಿಳಿಯದು, ಏನೋ ಅತ್ಯಪ್ತಿ—ಹಗಲುಗನಸುಗಳನ್ನು ಕಾಣುವವರಿಗೆ ಸೌಖ್ಯವಿಲ್ಲ. ಮಕ್ಕಳು ಚಂದ್ರನನ್ನು ಹಿಡಿಯಲು ಕೈನೀಡಿದರೆ ನಾವು ಗಾಳಿಯನ್ನು ಅಪ್ಪಿ ಮುತ್ತಿಡಲು ಹೋಗುವೆವು. ಇನ್ನೇನು ನಮ್ಮ ಕೈಗೆ ಸಿಕ್ಕಿತು ಎಂದು ತೋರುವಂತೆ ಬೆಳಕನ್ನು ನಮ್ಮ ಮುಂದೆ ಹಿಡಿದು ಭಾವನಾಶಕ್ತಿಯು ನಮ್ಮನ್ನು ಎಳೆದಳೆಂದು ಕೊನೆಗೆ ಕೆಸರಿನಲ್ಲಿ ಕೈಬಿಡುವುದು. ಮಕ್ಕಳು:

ಜೊತೆಗಾರರೆದುರಿಗೆ ತಿಂಡಿಯನ್ನು ಹಿಡಿದು ಆಸೆ ತೋರಿಸಿ ಬಾಯಿಗೆ ಹಾಕಿಕೊಳ್ಳುವಂತೆ ನಮ್ಮ ಕಣ್ಣೆದುರಿಗೆ ಸ್ವರ್ಗಸಮವಾದ ಜೀವನದ ದೃಶ್ಯವನ್ನು ನಿರ್ಮಿಸಿ ಸನ್ನಿಮಾಡಿ ನಮ್ಮನ್ನು ಕರೆಯುವುದು. ಆದರೆ ನಮಗೆ ಅಲುಗಾಡಲು ಸ್ವಾತಂತ್ರ್ಯವಿಲ್ಲ. ಪಂಜರದಲ್ಲಿರುವ ಕಾಡುಗಳಿಯಂತೆ ಪರದಾಡಿ ಬೇಸತ್ತು ಸುಮ್ಮನಾಗುವೆವು.

ಇಷ್ಟಾದರೂ ನಾವು ನಿಜವಾಗಿ ಆ ಕಲ್ಪನೆಯ ಗಂಧವನಗರದಲ್ಲಿರಬಲ್ಲೆವೆ? ಜಗತ್ತು ಚಿಂತಾಮಯ, ಅಲ್ಲಿ ನಮಗೆ ತೃಪ್ತಿಯಾಗುವಷ್ಟು ಪ್ರೇಮವಿಲ್ಲ, ಶಾಂತಿಯಿಲ್ಲ. ಆದರೂ ಅದನ್ನು ಬಿಟ್ಟು ನಮ್ಮ ಮಾಯಾ ಪ್ರಪಂಚದಲ್ಲಿ ಉಸಿರಳೆಯಬಲ್ಲೆವೆ? ಅಲ್ಲಿಯೂ ಅರಕೆಯಿರದೆ? ಅಥವಾ ಅರಕೆಯಿಲ್ಲದ ಸ್ಥಿತಿಯಲ್ಲಿ ಸೌಖ್ಯತಾನೆ ಇರುವುದೆ? ಅಗಲಿಕೆಯು ಕಷ್ಟ; ಆದರೆ ವುನಃ ಸೇರುವ ಸೌಖ್ಯವನ್ನನುಭವಿಸಲು ಅಗಲಿಕೆಯು ಇರಲೆನ್ನಿಸುವುದು. ಜೀವನದಲ್ಲಿ ಅಗಲಿಕೆಯೂ ಒಂದು ಸೌಂದರ್ಯ. ಆನಂದಕ್ಕೆ ವ್ಯಾಕುಲದಿಂದ ಪೂರ್ಣತೆ ಬರುವುದು; ಜೀವನಕ್ಕೆ ಆರಕೆಯಿಂದ ಪೂರ್ಣತೆ ಬರುವುದು. ಅದಲ್ಲದೆ ಕನಸಿನ ಲೋಕದಲ್ಲಿರುವ ನಮಗೆ ನಮ್ಮ ಬಯಕೆಗಳು ಕೈಗೊಡದಿದ್ದರೂ ಒಯಕೆಯಾದರೂ ಇದೆ; ಸೌಂದರ್ಯ ನಮ್ಮ ದಲ್ಲದಿದ್ದರೂ ಸೌಂದರ್ಯದ ಭಾವವಾದರೂ ಇದೆ; ತೇಜಸ್ಸು ನಮ್ಮಿಂದ ಹೊರಹೊಮ್ಮದಿದ್ದರೂ ತೇಜಸ್ಸಿನ ಪ್ರಭೆಯಾದರೂ ನಮ್ಮ ಮೇಲೆ ಬಿದ್ದಿದೆ. ನಮ್ಮ ಜೀವನವೂ ಮಾನವರೆಲ್ಲರ ಜೀವನದಂತೆಯೇ ಸುಖದಲ್ಲಿ ದುಃಖವುಳ್ಳದ್ದು, ದುಃಖದಲ್ಲಿ ಸುಖವುಳ್ಳದ್ದು. ಹಗಲುಗನಸುಗಳನ್ನು ಕಾಣುವವನಿಗೆ ಸುಖವಿಲ್ಲವೆಂದರೂ ಅವನಷ್ಟು ಸುಖಿಯು ಮತ್ತಾರೂ ಇಲ್ಲ.

ಹೂವುಗಳು

“ಹೊಲದಲ್ಲಿ ಬೆಳೆಯುವ ಹೂವುಗಳನ್ನು ನೋಡಿ, ಅವು ನೂಲು ವುದಿಲ್ಲ, ನೇಯುವುದಿಲ್ಲ; ಆದರೂ ಸಾಲಮನ್ ಚಕ್ರವರ್ತಿ ತನ್ನ ವೈಭವದ ಔನ್ನತ್ಯದಲ್ಲಿ ಸಹ ಅಷ್ಟು ಸುಂದರವಾದ ಉಡುಪನ್ನು ಧರಿಸಿರಲಿಲ್ಲ.” ಇದು ಎರಡು ಸಾವಿರ ವರ್ಷಗಳ ಕೆಳಗೆ ಕ್ರಿಸ್ತನು ಹೇಳಿದ ಮಾತು. ಹೂವುಗಳನ್ನು ನೋಡಿದಾಗಲೆಲ್ಲಾ ಈ ಮಾತು ಜ್ಞಾಪಕಕ್ಕೆ ಬರುತ್ತದೆ. ಭಗವಂತನು ವಿಶ್ವದಲ್ಲಿ ಸೌಂದರ್ಯವನ್ನು ಅನಂತ ಔದಾರ್ಯದಿಂದ ಎರಚಿರುವನೆಂಬುದಕ್ಕೆ ಅಂತರಿಕ್ಷದಲ್ಲಿ ತಾರೆಗಳೂ ಭೂಮಿಯಲ್ಲಿ ಹೂವುಗಳೂ ಸಾಕ್ಷಿ. ಎರಡೂ ತಮ್ಮ ಎಣೆಯಿಲ್ಲದ ಸೌಂದರ್ಯದಿಂದ ನಮ್ಮ ಮನಸ್ಸನ್ನು ಸೆಳೆಯುತ್ತವೆ. ಆದರೆ ನಮಗೆ ನಕ್ಷತ್ರಗಳಿಗಿಂತಲೂ ಹೂವುಗಳು ಪ್ರಿಯವಾದುವು. ನಕ್ಷತ್ರಗಳಿಗೂ ನಮಗೂ ಅನೇಕ ಕೋಟಿ ಮೈಲಿಗಳ ಅಂತರ; ಹೂವುಗಳು ನಮ್ಮ ಮನೆಯಲ್ಲೇ ಹುಟ್ಟಿ ಬೆಳೆಯುವುವು. ನಕ್ಷತ್ರಗಳ ‘ಬೀವನ’ಕ್ಕೂ ನಮ್ಮ ಬೀವನಕ್ಕೂ ಸಾಧ್ಯ ಶ್ಯವಿಲ್ಲ. ಮನುಷ್ಯನ ಬೀವಮಾನ ಕಾಲವನ್ನು ದೃಷ್ಟಿಯಿಲ್ಲದಿದ್ದರೆ ಕೊಂಡು ನೋಡಿದರೆ ನಕ್ಷತ್ರಗಳು ಕಾಲನ ಹಿಡಿತಕ್ಕೆ ಸಿಕ್ಕದೆ ನಿತ್ಯವಾದವುಗಳು. ಅವುಗಳಿಗೆ ಜರೆಯಿಲ್ಲ, ಮರಣವಿಲ್ಲ. ಅವು ಬಿಸಿಲು ಮಳೆ ಚಳಿ ಗಾಳಿಗಳ ಹೊಡೆತಕ್ಕೆ ಸಿಕ್ಕುವು. ನಮ್ಮ ಈ ಪ್ರಪಂಚದಲ್ಲಿ ಏನು ಅನಾಹುತಗಳಾಗಲಿ ಅವು ಅಚ್ಚಳಿಯದೆ ತಮ್ಮ ಶೀತಲಕಾಂತಿಯನ್ನು ಬೀರುತ್ತ, ಹತ್ತು ಸಾವಿರ ವರ್ಷಗಳ ಹಿಂದೆ ಹೇಗೆ ಮಿಸುಗುತ್ತಿದ್ದವೋ ಇನ್ನು ಹತ್ತು ಸಾವಿರ ವರ್ಷಗಳು ಕಳೆದ ಮೇಲೂ ಹಾಗೆಯೇ ಮಿಸುಗುತ್ತಿರುವುವು. ಹೂವುಗಳಾದರೆ ನಮ್ಮಂತೆಯೇ ಜನನ ಮರಣಗಳುಳ್ಳವು. ಪ್ರಾಯದಿಂದ ಉಬ್ಬಿ ಅರಳುವುವು, ಮುಪ್ಪಿನಿಂದ ಕುಗ್ಗಿ ಕಾಂತಿಹೀನವಾಗುವುವು. ಈ ಪ್ರಪಂಚಕ್ಕೆ ಸಹಜವಾದ ಬೀವನಕ್ರಮದಲ್ಲಿ ನಮ್ಮಂತೆಯೇ ಅವೂ ಭಾಗಿಗಳು. ಯಾರೋ ಒಬ್ಬ ಕವಿಯು ನಕ್ಷತ್ರಗಳನ್ನು ಅಂತರಿಕ್ಷದ ಕವನವೆಂದು ಕರೆದಿರುವನು. ಹೂವುಗಳು ಭೂದೇವಿಯ ಕವನ, ಆಕೆಯ

ಹೃದಯದಲ್ಲಿ ಅಡಗಿರುವ ಸೌಂದರ್ಯಾಕಾಂಕ್ಷೆಯೂ ಸವಿಗನಸುಗಳೂ ರೂಪುಗೊಲಡ ಕವನ. ಈ ಕವನವು ನಮ್ಮ ದೇಶದಲ್ಲಿ ವರ್ಷದ ಎಲ್ಲಾ ಋತುಗಳಲ್ಲಿಯೂ ಸ್ವಲ್ಪಸ್ವಲ್ಪ ಕಂಡುಬಂದರೂ ವಸಂತ ಋತುವಿನಲ್ಲಿ ಅಪರಿಮಿತವಾದ ಮಾಧುರ್ಯವನ್ನೂ ಪರಪೂರ್ಣತೆಯನ್ನೂ ಪಡೆಯುವುದು. ಆಗ ಮರಗಿಡಗಳ ಒಣಕಡ್ಡಿಗಳಲ್ಲಿ ಹೊಸ ಜೈತನ್ಯವು ಪ್ರವಹಿಸುವುದು; ಅವುಗಳ ಜೀವರಹಿತವಾದ ತೊಗಟೆಯನ್ನು ಒಡೆದು ತಳೆದು ಹೊರಡುವುದು; ಭೂಮಿಯ ಒರಟು ನೆಲವನ್ನು ನೀಳೆಕೊಂಡು ಸಾವಿರಾರು ಸಣ್ಣ ಪುಟ್ಟ ಗಿಡಗಳು ಹೊರಹೊಮ್ಮಿ ಪುಷ್ಟಿಸುವುವು. ಭೂದೇವಿಯ ಈ ಕವನವು ಶ್ರೀಮಂತರ ಸೌಧಗಳ ಸುತ್ತಿನ ಉಪವನವನ್ನು ಹೇಗೋ ಬಡವರ ಗುಡಿಸಲಿನ ಪಕ್ಕವನ್ನೂ ಹಾಗೆಯೇ ರಮ್ಯವಾಗಿ ಮಾಡುವುದು. ಪಟ್ಟಣದ ಶೃಂಗಾರವನಗಳಲ್ಲಿ ನೋಡಿದರೆ ಹಬ್ಬುದುಡಿಗೆಯನ್ನು ತೊಟ್ಟು ಉತ್ಸವಕ್ಕಾಗಿ ಹೊರಬಿರುವ ಧನಿಕರ ಮಕ್ಕಳಂತೆ ಸಾವಿರ ಬಣ್ಣದ ಸಣ್ಣ ಸಣ್ಣ ಹೂವುಗಳು ನೆರೆದಿರುವುವು; ಪಟ್ಟಣವನ್ನು ಜಿಟ್ಟು ಎಲ್ಲಿಯೋ ಧೂಳಿಮಯವಾದ ರಸ್ತೆಯಲ್ಲಿ ಜುಗುಪ್ಸೆಯಿಂದ ಹೋಗುತ್ತಿದ್ದರೆ ಅಲ್ಲಿಯೂ ರಸ್ತೆಯ ಪಕ್ಕದ ಪೊದೆಗಳಿಂದ ಒಂದೆರಡು ಹೂವುಗಳು ನಿಮ್ಮನ್ನು ನೋಡಿ ಮೆಲುನಗೆಯನ್ನು ಬೀರುವುವು. ಆ ನಗೆಯಿಂದ ನಿಮ್ಮ ಬೇಸರ ಅಡಗದಿದ್ದರೆ, ನಿಮ್ಮ ಮನಸ್ಸು ಅರಳದಿದ್ದರೆ, ನಿಜವಾಗಿಯೂ ನಿಮ್ಮನ್ನು ತಮಸ್ಸು ಆವರಿಸಿಕೊಂಡಿರಬೇಕು.

ನಾವು ಒಂದು ದಿನವೆನ್ನುವುದು ಹೂವುಗಳಿಗೆ ಒಂದು ಜೀವಮಾನದ ಕಾಲ. ಆದರೂ ಅವು ತಮ್ಮ ಅಲ್ಪಾಯುಸ್ಸನ್ನು ಎಷ್ಟು ಹರ್ಷದಿಂದ ಕಳೆಯುವುವು! ಅವಕ್ಕೆ ನಮಗಿರುವಂತೆ ಹಿಂದುಮುಂದಿನ ಎಣಿಕೆಯಿಲ್ಲ; ಅವು ಮಾಗಿದ ಮುಟ್ಟಿಗೂ ಕೂಡಿದಬೇಕಾಗಿಲ್ಲ. ನಮ್ಮಂತೆ ದೊರಕದುದಕ್ಕೆ ಕೈಚಾಚಿ, ಸೃಷ್ಟಿಯಾಗದುದನ್ನು ಒಯಸಿ, ಅವು ಯಾತನೆ ಪಡುವುದಿಲ್ಲ. “ಈಗ ಅಂತರಕ್ಷವು ನೀಲವಾಗಿದೆ; ಸೂರ್ಯನ ಕಿರಣಗಳು ಸುಖೋಷ್ಣವನ್ನು ಬೀರುತ್ತಿವೆ; ಗಾಳಿ ಮೆಲ್ಲನೆ ಬೀಸುತ್ತಿದೆ; ಅವು ಕೊಡುವ ಸುಖವನ್ನನುಭವಿಸಿದರೆ ಸಾಕು, ನಾಳೆ ಯಾರೋ ನಾವು ಯಾರೋ” ಎಂದುಕೊಂಡು ಅವು ನಿಶ್ಚಿಂತೆಯಾಗಿರುವಂತೆ ತೋರುತ್ತದೆ.

ಅಂತೂ ಅರಳಿದ ಹೂವಿನಲ್ಲಿ ಹರ್ಷ ಉಕ್ಕಿಬರುವಂತಿರುವುದು. ಪ್ರತಿಯೊಂದು ಹೂವೂ ತಾನು ಸೇವಿಸುವ ಗಾಳಿಯನ್ನು ಆನಂದದಿಂದ ಸೇವಿಸುವುದೆಂದು ವರ್ಷವರ್ಷ ಕವಿಯು ಹೇಳಿದನು. ಹೂವುಗಳ ಜೀವನವನ್ನು ನೋಡಲು ಕಣ್ಣಿರುವವರಿಗೆ ಹಾಗೆನ್ನಿಸುವುದು ಆಶ್ಚರ್ಯವಲ್ಲ. ಅದರಲ್ಲಿಯೂ ಪ್ರಾತಃಕಾಲದಲ್ಲಿ ಮೆಲ್ಲನೆ ಗಾಳಿ ಬೀಸುತ್ತಿರುವಾಗ, ಆಗತಾನೇ ಉದಯಿಸುತ್ತಿರುವ ಸೂರ್ಯನ ಗುಲಾಬಿ ಬಣ್ಣದ ಕಿರಣಗಳು ಹೂವುಗಳನ್ನು ಚುಂಬಿಸಿ ಎಲೆಗಳ ಮೇಲೆ ಬಟ್ಟು ಬಟ್ಟಾಗಿ ನಿಂತಿರುವ ಮಂಜಿನ ಹನಿಗಳನ್ನು ಮಾಣಿಕ್ಯವಾಗಿ ಮಾಡುತ್ತಿರುವಾಗ, ಎಲೆಗಳ ನಡುವೆ ಹೂವುಗಳು ಬಳುಕುತ್ತ ನಲಿಯುತ್ತ ಇರುವುದನ್ನು ನೋಡಿದರೆ ಅವುಗಳಿಗೆ ಜೀವನದಲ್ಲಿ ಆನಂದವಿಲ್ಲವೆಂದು, ಆನಂದಾನುಭವಶಕ್ತಿಯಿಲ್ಲವೆಂದು, ಹೇಳುವವರು ಯಾರು!

ನನ್ನ ಕೊರಡಿಯ ಬಳಿ ಒಂದು ಜಾಜಿಯ ಬಳ್ಳಿ ಹಬ್ಬಿ ಕಿಟಕಿಯನ್ನೆಲ್ಲಾ ಆವರಿಸಿಕೊಂಡು ಅದಕ್ಕೆ ಹಸುರಲೆಗಳ ತೆರೆಯನ್ನು ಹಾಕುವುದರಲ್ಲಿತ್ತು. ನಾನು ಅದನ್ನು ಸ್ವಲ್ಪಮಟ್ಟಿಗೆ ಸರಿಸಿ ಕಿಟಕಿಗೆ ಜಾಜಿಯ ತಳಿರನ ತೋರಣವನ್ನು ಮಾಡಿಕೊಂಡಿದ್ದೆನು. ಆದರೂ ಹೂವು ಬಿಟ್ಟಿದ್ದ ಒಂದು ಕುಡಿಯು ಕೊರಡಿಯೊಳಗಡೆ ಬಂದು ನಾನು ಮೇಜಿನ ಬಳಿ ಕುಳಿತಿದ್ದರೆ ನನ್ನ ಹತ್ತಿರದಲ್ಲಿಯೇ ಸುಳಿಯುತ್ತಿತ್ತು. ನನ್ನ ಸ್ನೇಹಿತನು ಅದನ್ನು ಕಂಡು “ನೋಡು, ಅದು ಹಿಂದಿನ ಜನ್ಮದಲ್ಲಿ ನಿನ್ನ ಪ್ರೇಯಸಿಯಾಗಿದ್ದಿತೋ ಏನೋ! ನಿನ್ನ ಪ್ರಣಯವನ್ನು ಬಯಸುತ್ತಿದೆ!” ಎಂದನು; ನಾವಿಬ್ಬರೂ ನಕ್ಕೆವು. ಆದರೆ ಒಂದೊಂದುವೇಳೆ ನಿಜವಾಗಿಯೂ ಹೂವುಗಳು ನಮ್ಮ ಸಹವಾಸವನ್ನು ಆಪೇಕ್ಷಿಸುವವೋ ಏನೋ ಎನ್ನಿಸುವುದು. ಹೂವುಗಳಲ್ಲಿ ನೋಡಿದರೆ ನಮ್ಮೆಲ್ಲರವಂತೆಯೇ ಧೈರ್ಯಶಾಲಿಗಳಾದ ಸ್ವಾವಲಂಬಿಗಳಿರುವುವು; ಸೂಕ್ಷ್ಮ ಸ್ವಭಾವದ ಪರಾಶ್ರಯಿಗಳೂ ಇರುವುವು. ಮೇಲೆ ಬಿದ್ದು ತಮ್ಮ ಸೌಂದರ್ಯವನ್ನು ಮೆರೆಯಿಸುವ ಹೂವುಗಳಿರುವುವು; ಲಜ್ಜಾವತಿಯಾದ ನವವಧುವಿನಂತಿರುವ ಹೂವುಗಳೂ ಇರುವುವು. ಹೂವುಗಳ ಜೀವನಕ್ಕೂ ಮನುಷ್ಯನ ಜೀವನಕ್ಕೂ ಸಾದೃಶ್ಯವಿದೆಯೆಂದೂ ನಮಗಿರುವ ಭಾವಾನುಭವಗಳು ಅವುಗಳಿಗೂ ಇರಬಹುದೆಂದೂ ಕೆಲವು ವೇಳೆ ತೋರುವುದು.

ಒಂದು ದಿನ ಸಂಜೆ ಆರು ಘಂಟೆಯ ಮೇಲೆ ನಮ್ಮೂರ ಬಳಿ ಇರುವ ಬೆಟ್ಟದಮೇಲೆ ತಿರುಗುತ್ತಿದ್ದಾಗ ಒಂದೆಡೆಯಲ್ಲಿ ಮೃದುವಾದ ಸುವಾಸನೆ ಬಂದಿತು. ಅದು ಯಾವುದೋ ಕಾಡು ಹೂವಿನದು. ಹೂವಿನ ಹೆಸರು ತಿಳಿಯದು; ನೋಡುವುದಕ್ಕೆ ಸ್ವಲ್ಪ ಮಲ್ಲಿಗೆಯಂತೆಯೇ ಇದ್ದದ್ದರಿಂದ ಯಾರೋ ಕಾಡುಮಲ್ಲಿಗೆ ಎಂದರು. ಅದಕ್ಕೆ ಹೆಸರಿಲ್ಲದಿದ್ದರೂ ಇರಬಹುದು. ಅದು ಬಹು ಸಂಕೋಚ ಸ್ವಭಾವದ ಹೂವೆಂದು ತೋರಿತು. ತನ್ನನ್ನು ಹಾದಿಗಾರರು ನೋಡಿ ಗಮನಿಸುವರೋ ಇಲ್ಲವೋ, ಗಮನಿಸದಿರುವವರಿಗೆ ತಾನಾಗಿಯೇ ಮೇಲೆಬಿದ್ದು ಕಾಣಿಸಿಕೊಳ್ಳುವುದೇ ಎಂದು ಅನುಮಾನಿಸಿ, ಕೂನೆಗೆ “ಹೇಗಾದರೂ ಆಗಲಿ, ನೋಡಿಯೇ ಬಿಡುವುದು” ಎಂದು ನಿಶ್ಚಯಿಸಿ, ಹೆದರಿ ನಾಚಿ ಮೆಲ್ಲನೆ ಇಣಕಿ ನೋಡುವಂತೆ ಗಾಳಿಯು ಎಲೆಗಳನ್ನು ಅಲುಗಿಸಿದಾಗ ಈ ಹೂವು ಕಣ್ಣಿಗೆ ಬೀಳುವುದು. ಭೂಮಿಯನ್ನು ಸಮಮಾಡಿ ಈ ಹೂವಿನ ಗಿಡವನ್ನು ನೆಟ್ಟವರಿಲ್ಲ; ಅದಕ್ಕೆ ನೀರೆರೆದು ಪ್ರೀತಿಯಿಂದ ಸಾಕಿದವರಿಲ್ಲ; ಅದು ಬೆಳೆದು ಹೂವು ಬಿಟ್ಟಾಗ ನೋಡಿ ಸಂತೋಷಿಸುವವರಿಲ್ಲ. ಆ ಹೂವಿಗೆ ಕವಿಯ ಹೊಗಳಿಕೆಯಿಲ್ಲ, ಸುಂದರಿಯರ ಕೇಶರಾಶಿಯನ್ನಲಂಕರಿಸುವ ಪುಣ್ಯವೂ ಇಲ್ಲ. ಮುಳ್ಳುಗಿಡಗಳ ದೆಸೆಯಿಂದ ತಂಗಾಳಿಯೊಡನೆ ಚಕ್ಕಂದವಾಡುವ ಪುಣ್ಯ ಸಹ ಇಲ್ಲದೆ ಹೋಗಬಹುದು. ಆದರೂ ಜನರು ತನ್ನನ್ನು ಗಮನಿಸಲಿ ಬಿಡಲಿ, ಅದು ಅರಳಿ ಪ್ರಕೃತಿಯು ತನಗೆ ಕೊಟ್ಟಷ್ಟು ಪರಿಮಳವನ್ನು ಆ ನಿರ್ಜನವಾತಾವರಣಕ್ಕೆ ಬೀರುತ್ತಿರುವುದು. ನಿಷ್ಕಾಮಕರ್ಮಿಯೆಂದರೆ ಈ ಹೂವು. ಹೂವುಗಳ ಸೌಂದರ್ಯವನ್ನೂ ಸುವಾಸನೆಯನ್ನೂ ಗಿಡದ ಮೇಲೆಯೇ ನೋಡಿ ಅನುಭವಿಸಬೇಕಲ್ಲದೆ ಅವನ್ನು ಕಿತ್ತು ಬಾಡಿಸಬಾರದೆಂದು ಎಲ್ಲರೂ ಹೇಳುವರು. ನಾವು ತೋಟಗಳಲ್ಲಿಯೂ ಮನೆಗಳಲ್ಲಿಯೂ ಬೆಳೆಯಿಸುವ ಹೂವುಗಳ ವಿಷಯದಲ್ಲಿ ಈ ಮಾತು ನಿಜವೇ. ಆದರೆ ತಬ್ಬಲಿ ಮಗುವಿನಂತಿದ್ದ ಆ ಬೆಟ್ಟದ ಹೂವನ್ನು ನೋಡಿದಾಗ ಅದು ಕಾಡಿನಲ್ಲಿ ಒಂಟಿಯಾಗಿದ್ದು ಬೇಸರಗೊಂಡು ತನ್ನನ್ನು ಯಾರಾದರೂ ಕೊಯ್ದು ಆದರಿಸಲೆಂದು ಆಸೆಪಡುತ್ತಿರುವುದೇನೋ ಎಂಬ ಹುಚ್ಚು ಭಾವನೆ ನನ್ನ ಮನಸ್ಸಿಗೆ ಬಂದಿತು.

ಮಲೆನಾಡಿನ ಕಾಡಿನಲ್ಲಿ ಬೆಳೆಯುವ ಹೂವುಗಳಿಗೆ ಸಾಧಾರಣವಾಗಿ ಇಷ್ಟು ಲಜ್ಜೆಯಿಲ್ಲ, ಸ್ನೇಹವನ್ನು ಬೇಡುವ ಈ ಮುಗುಳುನಗೆಯಿಲ್ಲ. ಅವು ಪ್ರಕೃತಿದೇವಿಯ ಸ್ವಂತ ಮಕ್ಕಳು. ದೇವಿಯ ಪ್ರೇಮರಸದಿಂದ ಮತ್ತರಾಗಿ, “ನಮ್ಮ ಸೌಂದರ್ಯವನ್ನು ನೋಡಿ ಮೋಹಗೊಳ್ಳಿ ದಿರುವವರಾರು” ಎಂಬ ಗರ್ವದಿಂದ ನಮ್ಮನ್ನು ದಿಟ್ಟಿಸಿ ನೋಡುವವು ಕೆಲವು; ಕೆಂಡದಂತಿರುವ ತಮ್ಮ ಕಣ್ಣುಗಳಿಂದ ಕಿಡಿಗಳನ್ನು ಕಾರುತ್ತಿರುವವು ಮತ್ತೆ ಕೆಲವು. ಅಂತೂ ನಮ್ಮತೆಯೂ ದೈನ್ಯವೂ ಅಪರೂಪ. ಕಾಡಿನ ಹಿನ್ನೆಲೆಯಲ್ಲಿ ಆ ಹೂವುಗಳನ್ನು ಚಿತ್ರಿಸಿಕೊಂಡರೆ ಅವುಗಳ ಸೌಂದರ್ಯವು ನಿಜವಾಗಿಯೂ ನಮ್ಮನ್ನು ಸೆರೆಹಿಡಿಯುವುದು. ಆ ಸಾಂದ್ರವಾದ ಕಾಡಿನಲ್ಲಿ ಗಗನವನ್ನು ಮುಟ್ಟುವಷ್ಟು ಎತ್ತರವಾಗಿರುವ ಮರಗಳು; ಎರಡು ಹೆಜ್ಜೆಯ ಮುಂದೆ ಕಾಣದಿರುವಷ್ಟು ದಟ್ಟವಾಗಿ ಬೆಳೆದಿರುವ ಎಲೆಗಳ ಸಾಮ್ರಾಜ್ಯ; ಸೂರ್ಯನ ಕಿರಣಗಳನ್ನು ತಡೆಗಟ್ಟಿದ್ದರಿಂದ ಉಂಟಾದ ನಡುಹಗಲಿನ ಹಸುರುಗತ್ತಲೆ; ಸಣ್ಣ ಮಿಡತೆಗಳ ಸಂತತವಾದ ಝೇಂಕಾರವನ್ನೂ ಆಗಾಗ ಕೇಳಿಬರುವ ಪಕ್ಷಿಗಳ ಕೂಗನ್ನೂ ಗಾಳಿಯ ಸುಯ್ಯಲನ್ನೂ ಬಿಟ್ಟರೆ ಸುತ್ತಲೂ ಇರುವ ನಿಶ್ಯಬ್ದತೆ—ಇವೆಲ್ಲವೂ ಮನಸ್ಸಿಗೆ ಒಂದು ವಿಧವಾದ ದಿಗಿಲನ್ನುಂಟುಮಾಡುತ್ತವೆ. ಆಗ ಅಲ್ಲಲ್ಲಿ ವಿಧವಿಧವಾದ ಹೂವುಗಳಿರುವುದನ್ನು ನೋಡಿದರೆ ಮನಸ್ಸಿಗೆ ಸ್ವಲ್ಪ ಹರ್ಷವಾಗುತ್ತದೆ. ಆದರೆ ಅಲ್ಲಿಯ ಹೂವುಗಳೆಲ್ಲವೂ ಹರ್ಷವುಂಟುಮಾಡುವಂಥವಲ್ಲ. ಮುತ್ತುಗದ ಮರದಂಥ ಕೆಲವು ಮರಗಳ ತುಂಬ ಕೆಂಪಗೆ ರಕ್ತಸಿಕ್ತವಾದ ಹೂವುಗಳಿರುವವು. ಇನ್ನು ಕೆಲವು ಗಿಡಗಳಲ್ಲಿ ರಕ್ತಪಾನಮಾಡಿ ದಾಹ ತೀರದೆ ಮತ್ತೆ ಚಾಚಿರುವ ಕ್ರೂರಮೃಗಗಳ ನಾಲಗೆಗಳಂತಿರುವ ಎಲೆಗಳು ತುಂಬಿರುವವು. ಅವನ್ನು ನೋಡಿದರೆ ಕಣ್ಣಿಗೆ ರಾಳಿ ಬಡಿದಂತಾಗಿ ದಿಗಿಲು ಹೆಚ್ಚುವುದು. ಅನಂತರ ಸ್ವಲ್ಪ ಸೌಮ್ಯವಾಗಿ ಸುಂದರವಾಗಿರುವ ಹೂವುಗಳು ಕಣ್ಣಿಗೆ ಬಿದ್ದರೂ ನಮ್ಮ ದಿಗಿಲು ಹೋಗದು. ಆ ಹೂವುಗಳ ಅಂದವನ್ನು ಮರೆತು ಪರೀಕ್ಷಿಸಿದರೆ ಅವುಗಳಲ್ಲಿ ಮಕರಂದವೇ ಇರುವುದೋ ಎಷವೇ ಇರುವುದೋ ಬಲ್ಲವರು ಯಾರು! ಬಿಳಿಗಿರಿರಂಗನ ಬಿಟ್ಟದ ಕಾಡಿನಲ್ಲಿ ಅಲ್ಲಲ್ಲಿಯೇ ಮರಗಳ ನೆರಳಿನಲ್ಲಿ ಒಂಟಿ ಒಂಟಿಯಾಗಿ ಬೆಳೆಯುವ ಒಂದು

ಹೂವನ್ನು ನೋಡಿದೆವು. ಎಣ್ಣೆಗೊಂಪಿನಿಂದ ಬಿಳುಪಿನವರೆಗೂ ಐದಾರು ಬಣ್ಣಗಳ ವ್ಯುದುವಾದ ಹತ್ತು ಹನ್ನೆರಡು ಪತ್ರಗಳುಳ್ಳ ಹೂವು. ನಾವು ಅದರ ಮಾಟವನ್ನೂ ವರ್ಣಸಂಪತ್ತಿಯನ್ನೂ ನೋಡಿ ಆಶ್ಚರ್ಯಪಡುತ್ತಿದ್ದಾಗ ನಮ್ಮ ಜೊತೆಯಲ್ಲಿದ್ದ ಸೋಲಿಗನು ಅದರ ರಸವು ತೀಕ್ಷ್ಣವಾದ ವಿಷವೆಂದು ಹೇಳಿದನು. ಅದನ್ನು ಕೇಳಿದ ಮೇಲೆ ಆ ಹೂವನ್ನು ನೋಡಿದರೆ ನಮ್ಮ ಏಷಕನ್ಯೆಯರ ಅಥವಾ ಗ್ರೀಕರ ಸೈರೆನ್ನಿನ ಜ್ಞಾಪಕ ಬರುತ್ತಿತ್ತು. ಮತ್ತೆ ಕೆಲವು ವೇಳೆ, ಅರಣ್ಯದಲ್ಲಿ ಯಾವುದೋ ಒಂದು ಕ್ರೂರದೇವತೆಯು ವಾಸಿಸುವುದೆಂದೂ, ಈ ಹೂವುಗಳು ತಮ್ಮ ಸೌಂದರ್ಯದಿಂದ ನಮ್ಮನ್ನು ಸೆಳೆದು ವಶಪಡಿಸಿಕೊಂಡು ಆ ದೇವತೆಗೆ ಬಲಿಕೊಡುವುದೆಂದೂ ಭಯ ಹುಟ್ಟುವುದು.

‘ನಾಗರಿಕ’ ಹೂವುಗಳನ್ನು ನೋಡಿದಾಗ ಮನಸ್ಸಿನಲ್ಲಿ ಹುಟ್ಟುವ ಭಾವನೆಗಳೇ ಬೇರೆ. ಮೊದಲು ಕಮಲದ ನೆನಪಾಗುವುದು. ಕಮಲವು ಏನೋ ಒಂದು ಬಗೆಯ ಗಾರುಡೀ ಎದೈಯಿಂದ ಕವಿಗಳ ಮತ್ತು ಸಾಧಾರಣ ಜನರ ಮನಸ್ಸು ಬೇರೊಂದುಕಡೆ ಹೋಗದಂತೆ ಮಾಡಿಕೊಂಡಿದೆ ಎಂದು ನನಗೆ ಸ್ವಲ್ಪ ದಿನ ಇತರ ಹೂವುಗಳ ಪರವಾಗಿ ಅದರ ಮೇಲೆ ಮತ್ಸರವಿತ್ತು. ಆದರೆ ಕಮಲವನ್ನು ಮರೆಯುವುದು ಹೇಗೆ! ಉಪೇಕ್ಷಿಸುವುದು ಹೇಗೆ! ಅದು ನಮ್ಮ ಸಾಹಿತ್ಯದಲ್ಲಿ ಮಾತ್ರವೇ ಅಲ್ಲ, ನಮ್ಮ ಜೀವನದಲ್ಲಿಯೇ ಸೇರಿಹೋಗಿದೆ; ನಮ್ಮ ಸೌಂದರ್ಯ ಕಲ್ಪನೆಯಲ್ಲಿ ಕಮಲದ ಲಾವಣ್ಯವೂ ಒಂದು ಅಂಶವಾಗಿ ಹೋಗಿದೆ. ಸ್ತ್ರೀಯರಿಗೆ ಕಮಲದ ಹೆಸರನ್ನು ಸಾವಿರಸಲ ಇಟ್ಟರೂ ನಮಗೆ ತೃಪ್ತಿಯಿಲ್ಲ. ಈಚೆಗೆ ಕೆಲವರೇನೋ ಆ ಹೆಸರನ್ನು ಕೇಳಿದರೆ ಜುಗುಪ್ಸೆಪಡುವರು. ಅವರಿಗೆ ಕಮಲವು ಹೂವಲ್ಲ, ತಮ್ಮ ನಲ್ಲಿಯಲ್ಲ, ಬರಿಯ ಶಬ್ದಮಾತ್ರವಾಗಿದೆ. ಆದರೆ ಬರಿಯ ಶಬ್ದವಾದರೂ ಎಷ್ಟು ಮಧುರವಾದ ಶಬ್ದ!

ಗುಲಾಬಿ ಪರದೇಶದ ಹೂವಾದರೂ ಇಲ್ಲಿ ಒಂದು ರಾಜ್ಯವನ್ನು ಕಟ್ಟಿದೆ. ಅದನ್ನು ನೋಡಿದಾಗ ಮನಸ್ಸು ಈ ಪ್ರಪಂಚವನ್ನು ಬಿಟ್ಟು ಬೇರೊಂದು ಕಲ್ಪನಾ ಪ್ರಪಂಚವನ್ನು, ‘ರೊಮಾನ್ಸ್’ ಪ್ರಪಂಚವನ್ನು ಪ್ರವೇಶಿಸಿ ಅಲೆಯತೊಡಗುವುದು. ಗುಲಾಬಿಯ ಆವರಣವೇ ‘ರೊಮಾನ್ಸ್’

ಆವರಣ. ಚಿಕ್ಕಂದಿನಿಂದಲೂ ನನ್ನ ಮನಸ್ಸು ಆ ಹೂವಿನೊಡನೆ ಯಾವ ಯಾವುದೋ ಸಂಬಂಧಗಳನ್ನು ಕಲ್ಪಿಸಿಕೊಂಡಿದೆ. ಇರಾಸಿನ ರಾಜರ ಶೃಂಗಾರವನ, ಇಲ್ಲವೆ ಕಾಶ್ಮೀರದ ಷಾಲಿಮರ್ ತೋಟ; ಮೊಗಲ ಬಾದಷಹರ ಉಪವನ ಮತ್ತು ರಂಗಮಹಲು; ಅದರ ಉಪ್ಪರಿಗೆಯ ಮೇಲೆ ನಿಂತು ಯಮುನೆಯು ಪ್ರವಹಿಸುತ್ತಿರುವುದನ್ನು ನೋಡುತ್ತಿರುವ ಸಂಧ್ಯಾರಾಗರಂಜಿತವಾದ ಮುಖಗಳುಳ್ಳ ರಮಣಿಯರು; ಗುಲಾಬಿ ತುಂಬಿದ ನೀರಿನಲ್ಲಿ ಸ್ನಾನಮಾಡುವಾಗ ಅತ್ತರನ್ನು ಕಂಡುಹಿಡಿದು ಜಗತ್ತಿಗೆ ದಿವ್ಯ ಪರಿಮಳವನ್ನು ಒದಗಿಸಿಕೊಟ್ಟ ಯವನ ಸುಂದರಿ ನೂರ್ಜಹಾನ್— ಈ ನೆನಪುಗಳೆಲ್ಲಾ ಮನಸ್ಸಿಗೆ ಬರುವುವು. ಗುಲಾಬಿಯು ಸಾಧಾರಣವಾಗಿ ಒರಟು ಜನರ ಕೈಗೆ ಸಿಕ್ಕುವಂಥ ಹೂವಲ್ಲ ಅದನ್ನು ಬೆಳೆಸಬೇಕಾದರೆ ಬೇರೆ ಸಂಸ್ಕಾರವೇ ಬೇಕು, ನಿಯತ ಸೇವೆ ಬೇಕು. ಅದು ಹೂವುಗಳ ರಾಣಿ. ಗುಲಾಬಿಯೆಂದರೆ ಗುಲಾಬಿ ಬಣ್ಣದ ಗುಲಾಬಿ; ಉಳಿದವುಗಳು ನವಿಲನ್ನು ಅನುಕರಿಸುವ ಕೆಂಬೂತಗಳಂತೆ. ಬಣ್ಣ, ಮಾಟ, ಕಂಪು ಎಲ್ಲವನ್ನೂ ನೋಡಿದರೆ ಅದಕ್ಕೆ ಸರಿಸಮನಾದ ಹೂವು ಇನ್ನೊಂದಿಲ್ಲ. ಕಮಲಕ್ಕೆ ಒಂದು ತೆರನಾದ ಗಾಂಭೀರ್ಯ ಹೆಚ್ಚಿರಬಹುದು, ಆದರೆ ಗುಲಾಬಿಗಿರುವ ಸ್ವರ್ಗೀಯ ವರ್ಣವೂ ಕೋಮಲತೆಯೂ ಹೊಸ ಯೌವನದ ಸೊಂಪೂ ಇಲ್ಲ. ನಿಜವಾಗಿಯೂ ಅದು ಹೂವುಗಳ ರಾಣಿ.

ನಮ್ಮ ದೇಶದ ಹೂವುಗಳು ಗುಲಾಬಿಗೆ ಅಡಿಯಾಳಾಗದೆ ತಮ್ಮ ಸ್ವಾತಂತ್ರ್ಯವನ್ನು ಕಾಪಾಡಿಕೊಂಡಿದ್ದರೂ ಅದರ ಜೊತೆಗೆ ಸ್ನೇಹಭಾವದಿಂದ ಸೇರುವುವು. ಸ್ತ್ರೀಯರ ಮುಡಿಯಲ್ಲಿ ಮಲ್ಲಿಗೆ, ಸಂಪಗೆ, ಗುಲಾಬಿ, ಇವು ಮೂರೂ ಸೇರಿದ ದಂಡೆಯಷ್ಟು ಸೊಗಸಾಗಿ ಬರಿಯ ಗುಲಾಬಿ ಕಾಣುವುದಿಲ್ಲ. ಪರಿಮಳದಲ್ಲಂತೂ ಈ ಸೇರುವಿಕೆಗೆ ಸರಿಗೈಯಾದದ್ದು ಮತ್ತೊಂದಿಲ್ಲ. ಈ ಮೂರು ಹೂವುಗಳೂ ಜೊತೆಯಾಗಿ ಬಂದರೆ ಅಪ್ಸರ ಸ್ತ್ರೀಗೆ ವಸಂತ ಮಲಯಾನಿಲರು ಜೊತೆಯಾಗಿ ಬಂದಂತೆ, ಯೋಗಿಗಳ ಮನಸ್ಸಾದರೂ ಸೂರೆಯಾಗುವುದು. ಈ ಗುಂಪಿನಲ್ಲಿ ಸಂಪಗೆಯೇ ಬಹಳ ಅಹಂಕಾರಿ; ಅದರ ಅಹಂಕಾರಕ್ಕೆ ಕಾರಣವಿದೆಯೆಂದೂ ಒಪ್ಪಬೇಕು. ಕಸಿಮಾಡಿದ ಬಿಳಿಯ ಸಂಪಗೆ ಹೂವಿನ ವರ್ಣಸೌಂದರ್ಯವೂ, ಬೆಟ್ಟದ ಕೆಂಡಸಂಪಗೆಯಲ್ಲಿ

ಇರುವಷ್ಟು ಶಕ್ತಿಯುಕ್ತವಾದ ಪರಿಮಳವೂ ಮತ್ತಾವ ಹೂವಿನಲ್ಲಿದೆ? ಆದರೆ ಆ ಪರಿಮಳದ ಕಟುತ್ವವೇ ಅದರ ದುರ್ಗುಣ. ತೋಟದ ಬಳಿಯಲ್ಲಿ ಹೋಗುತ್ತಿದ್ದರೆ ಮಲ್ಲಿಗೆ, ಜಾಜಿ ಇವುಗಳ ಪರಿಮಳವು ಒಮ್ಮೊಮ್ಮೆ ಗಾಳಿಯಮೇಲೆ ತೇಲಿಬಂದು ನಮ್ಮ ಮುಂದೆ ಸ್ವಲ್ಪ ಸುಳಿದು ಮಾಯವಾಗುವುದು, ದೂರದಿಂದ ಕೇಳಿಬರುವ ಗಾನದಂತೆ ಮಧುರವಾಗಿರುವುದು. ಸಂಪಗೆಯಾದರೆ ನಾವು ಎಷ್ಟು ದೂರ ಹೋದರೂ ಬಿಡದೆ ಅಟ್ಟಿಸಿಕೊಂಡು ಬಂದು ಮುತ್ತಿಗೆ ಹಾಕಿ, ಗೆದ್ದು ಜಯಭೇರಿಯನ್ನು ಹೊಡೆಯುವುದು. ಆದರೆ ಕೆಲವು ಶತ್ರುಗಳೊಡನೆ ಸೋಲುವುದೂ ಹಿತ.

ನಮ್ಮ ಜನರು ಗುಲಾಬಿ ಬಂದಮೇಲೂ ಮಲ್ಲಿಗೆಯನ್ನು ಮರೆಯಲಿಲ್ಲ. ಬೆಡಗುಗಾತಿಯಾದ ಯವನ ರಮಣಿಯನ್ನು ನೋಡಿ ಮನವು ಚಲಿಸಿದರೂ ಗಾಂಭೀರ್ಯ ಯುಕ್ತಳಾದ ಸ್ವಚ್ಛವರ್ಣದ ಸುಶೀಲೆಯಲ್ಲಿ ಆದರ ಕಡಿಮೆಯಾಗಲಿಲ್ಲ. ಕಡಿಮೆಯಾಗುವುದುತಾನೆ ಹೇಗೆ! ಮಲ್ಲಿಗೆಯು ಇತರ ಹೂಗಳ ಜೊತೆಗೆ ಸೇರಿದರೂ ತನ್ನ ಶ್ರೇಷ್ಠತ್ವವನ್ನು ಉಳಿಸಿಕೊಳ್ಳುವುದಲ್ಲದೆ ಜೊತೆಯ ಹೂವುಗಳಿಗೂ ಹೆಚ್ಚಿಗೆಯನ್ನು ಕೊಡುವುದು. ಮಲ್ಲಿಗೆಯೂ ಜಾಜಿಯೂ ಸುವಾಸನೆಯ ಮಾಧುರ್ಯದಲ್ಲಿ ಯಾವ ಹೂವಿನೆದುರಿಗೂ ತಲೆತಗ್ಗಿಸಬೇಕಾದದ್ದಿಲ್ಲ; ನಮ್ರತೆಯಲ್ಲಿಯೂ ಸೌಜನ್ಯದಲ್ಲಿಯೂ ಸೌಶೀಲ್ಯದಲ್ಲಿಯೂ ಇತರ ಹೂವುಗಳನ್ನು ವಿಾರಿಸಿವೆ. ಇವೆರಡರಲ್ಲಿ ಜಾಜಿಯು ಕಡೆಗೇ ಮನಸ್ಸು ಹೆಚ್ಚು ಒಲೆಯುವುದು. ಸ್ತ್ರೀ ಸಹಜವಾದ ಕೋಮಲತೆ, ಲಜ್ಜೆ, ಸೌಂದರ್ಯ—ಇವು ಜಾಜಿಯಲ್ಲಿ ತುಂಬಿರುವುವು. ಮಲ್ಲಿಗೆಗಿಂತಲೂ ಜಾಜಿಗೆ ಅಲಂಕಾರದಲ್ಲಿ ಆಸಕ್ತಿ ಹೆಚ್ಚು; ಆದರೆ ಆ ಅಲಂಕಾರದಲ್ಲಿ ಆಡಂಬರದ ಚಿಕ್ಕೆಯೇನೂ ಇಲ್ಲ. ಪ್ರತಿಯೊಂದು ಪತ್ರದ ಮೇಲೂ ಬಂದಿರುವ ಎಳಸಾದ ಎಣ್ಣೆಗಿಂಪಿನರೇಖೆ ಹೂವಿನ ಸೌಂದರ್ಯಕ್ಕೆ ತಕ್ಕ ಒಡವೆಯಂತಿರುವುದು. ಜಾಜಿಯ ಪರಿಮಳದಲ್ಲಿ ಮಲ್ಲಿಗೆಯಂತೆಯೇ ಮಾಧುರ್ಯವಿದ್ದರೂ ಮಾರ್ದವ ಅದಕ್ಕಿಂತಲೂ ಹೆಚ್ಚು. ಮಲ್ಲಿಗೆ ಸ್ವಲ್ಪ ಎಲ್ಲೋ ಕಂಡುಕಾಣದಿರುವಷ್ಟು ಸ್ಥೂಲಾಂಗಿ; ಜಾಜಿ ಒಳ್ಳೆಯಂತೆ ಬಳುಕುತ್ತಿರುವ ಚೆಲುವೆ; ಮಲ್ಲಿಗೆಯದು ದುಂಡುಮುಖ, ಜಾಜಿಯದು ಸ್ವಲ್ಪ ನೀಳವಾದ ಮುಖ. ಮಲ್ಲಿಗೆ ನಡುಯೌವನದ ಗಂಭೀರದ ಗರತಿ;

ಜಾಜಿ ಹೊಸದಾಗಿ ನಲ್ಲನನ್ನು ಸೇರಿದ ಚೆಲ್ಲಾಟದ ಯುವತಿ. ಅದು ಬಹು ಸುಕುಮಾರವಾದ ಹೂವು. ಕೊಯ್ದು ಕೈಯಲ್ಲಿ ಹಿಡಿಯುವುದೇ ತಡ್ಡ, ಆಗಲೇ ಬಾಡಿಹೋಗುವುದು. ಹಿಂದಿನ ಕಾಲದಲ್ಲಿ ರಾಜಪುತ್ರಿಯರು ಏಳುಮಲ್ಲಿಗೆ ಹೂವಿನ ತೂಕವಿರುತ್ತಿದ್ದರಂತೆ; ಮಂಚದ ಮೇಲೆ ಒಂದು ಗಜ್ಜುಗವನ್ನಿಟ್ಟು ಅದರ ಮೇಲೆ ಏಳು ಹಂಸತೂಲಿಕಾತಲ್ಪಗಳನ್ನು ಹಾಸಿದ್ದರೂ ರಾಜಪುತ್ರಿಯರಿಗೆ ಆ ಗಜ್ಜುಗದ ದೆಸೆಯಿಂದ ಮೈಯೆಲ್ಲಾ ನೋವು ಬರುತ್ತಿದ್ದಿತಂತೆ. ಜಾಜಿಯ ಹೂವು ಆ ರಾಜಪುತ್ರಿಯರ ಹಾಗೆ. ಬಳ್ಳಿಯ ಮೇಲೆಯೇ ಅದರ ಸೊಬಗನ್ನು ನೋಡಿ ಆನಂದಪಟ್ಟು ಗಾಳಿಯು ಕದ್ದುತಂದಷ್ಟು ಪರಿಮಳವನ್ನು ಅನುಭವಿಸಿ ತೃಪ್ತರಾಗಬೇಕು. ಚಾಚಿ, ಪಾರಿಜಾತ, ಇಂತಹ ಹೂವುಗಳನ್ನು ಕೊಯ್ದು ಕಟ್ಟಿ ಮುಡಿಯುವವರು ಕ್ರೂರಕರ್ಮಿಗಳು.

ಇವೆಲ್ಲಾ ನಾವು ಪ್ರೀತಿಯಿಂದ ಬೆಳೆಸುವ ಹೂವುಗಳು. ಆದರೆ ಪ್ರಕೃತಿಯು ಎಂಥ ಮನೋಹರವಾದ ಸೌಂದರ್ಯವನ್ನಾಗಲಿ ಮಧುರವಾದ ಪರಿಮಳವನ್ನಾಗಲಿ ಕೇವಲ ಕೆಸರುಮಣ್ಣಿನಲ್ಲಿ ಬೆಳೆಸಬಲ್ಲಳು. ತಾಳೆಯ ಹೂವಿಗೆ ಅಷ್ಟೇನೂ ನಾಜೂಕಿಲ್ಲ; ಆದರೆ, ಎಂಥ ವರ್ಣ, ಎಂಥ ಪರಿಮಳ! ಅದರ ಸೌರಭಕ್ಕೆ ಸೋತು ನಾಗರಹಾವು ತಾಳೆಯ ಗಿಡದಲ್ಲಿ ಸೇರಿರುತ್ತದೆಯೆಂದು ದೊಡ್ಡವರು ನಮ್ಮನ್ನು ಎಷ್ಟು ಹದರಿಸಿದರೂ ಕೇಳದೆ ನಾವು ಹುಡುಗರಾಗಿದ್ದಾಗ ಆ ಹೂವನ್ನು ಹುಡುಕಿಕೊಂಡು ಹೋಗುತ್ತಿದ್ದೆವು. ಹಾವು ಹಾಗೆ ಸೇರುವುದೇನೂ ಆಶ್ಚರ್ಯವಲ್ಲ. ಆದರೆ ನಮಗೆ ಆ ಬೆದರಿಕೆ ಸ್ವಲ್ಪವೂ ಹಿಡಿಯುತ್ತಿರಲಿಲ್ಲ; ಆ ವಯಸ್ಸಿನವರೆಲ್ಲರಿಗೂ ತಾವು ಅಮರರೆಂದೇ ಭಾವನೆ. ಅದಲ್ಲದೆ ತಾಳೆಯ ಹೂವನ್ನು ಸೀಳಿ ಜಡೆಗೆ ಸೇರಿಸಿ ಹೆಣೆದು ಕೊಳ್ಳಬೇಕೆಂದು ಆಸೆಪಡುವ ನಮ್ಮ ತಂಗಿಯರ ಕಾಟ!

ಹೂವುಗಳಂಥ ಕೋಮಲವಾದ, ಮೃದುವಾದ, ಮಧುರವಾದ ವಸ್ತುಗಳು ಉದ್ಭವಿಸುವ ಗಿಡಗಳನ್ನೂ ಮರಗಳನ್ನೂ ನೋಡಿದರೆ ಆಶ್ಚರ್ಯವಾಗುತ್ತದೆ. ಈ ವಿಷಯದಲ್ಲಿಯೂ ಸಹ ಜಾಜಿಯೂ ಮಲ್ಲಿಗೆಯೂ ಇತರ ಹೂವುಗಳಿಗಿಂತ ಒಂದು ಕೈಮೇಲು; ಅವು ಲತೆಯಲ್ಲಿ ಬಿಡುವ ಹೂವುಗಳು. ಗುಲಾಬಿಯಂಥ ಶ್ರೀಮಂತ ಹೂವು ಬಿಡುವುದು ಮುಳ್ಳು

ಗಿಡದಲ್ಲಿ; ಕಸೂರಿ ಚಾಲಿ, ಅಪರಂಜಿಯ ಕಾಂತಿಯೂ ಮಕಮಲ್ಲಿನ ಮೃದುತ್ವವೂ ಉಳ್ಳ ಕಸೂರಿ ಚಾಲಿ, ಹುಟ್ಟುವುದು ವಿಕಾರವಾದ ಮುಳ್ಳು ಮರದಲ್ಲಿ. ಚೆಲುವಾದ ತಿಲಕವುಷ್ಟು ಹುಟ್ಟುವುದು ಗಣೆಯಂತಿರುವ ಕೊಂಬೆಗಳುಳ್ಳ ಮರದಲ್ಲಿ. ಪ್ರಕೃತಿಯಂಥ ಅದ್ಭುತ ಕೌಶಲವುಳ್ಳ ಶಿಲ್ಪಿ ಇನ್ನೆಲ್ಲಿಯೂ ಇಲ್ಲ. ಎಷ್ಟು ಬರಟಾದ ನಯನೀತಿಗೂಳಪಡದ ಸಾಮಗ್ರಿಗಳಿಂದಲಾದರೂ ದಿವ್ಯವಾದ ಕಲಾವಸ್ತುಗಳನ್ನು ನಿರ್ಮಿಸಬಲ್ಲಳು.

ನಮ್ಮ ಜನರಿಗೆ ಹಿಂದಿಸಿಂದಲೂ ಹೂವುಗಳೆಂದರೆ ಬಹು ಪ್ರೀತಿ. ವಾಶ್ವಾತ್ಯರಂತೆ ಅವನ್ನು ಗಾಜಿನ ಕೊಳವೆಯಲ್ಲಿ ಹಾಕಿಟ್ಟರೆ ಅಥವಾ ಅಂಗಿಯ ಗುಂಡಿಗೋ ಜಾಕೆಟ್ಟಿಗೋ ಸಿಕ್ಕಿಸಿಕೊಂಡರೆ ಅವರಿಗೆ ತೃಪ್ತಿಯಿಲ್ಲ. ದಂಡೆಯಾಗಿ ಕಟ್ಟಿ ಮುಡಿಯಬೇಕು, ಜಡೆಯ ತುಂಬ ಮೊಗ್ಗುಗಳಿರಬೇಕು; ಮನೆಗೆ ಬಂದವರಿಗೆ ವೀಳಿಯದೊಡನೆ ಹೂವು ಗಂಧಗಳನ್ನೂ ಕೊಡಬೇಕು. ಹಿಂದಿನವರು ಗಂಡಸರೂ ಹೆಂಗಸರೂ ಎಲ್ಲರೂ ಹೂಮಾಲೆಗಳನ್ನು ಧರಿಸುತ್ತಿದ್ದರಂತೆ. ಆ ಸುಖವು ನಮ್ಮ ವಾಲಿಗೆ ಇಲ್ಲವಾಗಿದೆ. ನಮ್ಮ ಸ್ತ್ರೀಯರು ಇನ್ನೂ ಹೂವು ಮುಡಿಯುವುದನ್ನು ಬಿಡುವಷ್ಟು ನಾಗರಿಕರಾಗದಿರುವುದು ನಮ್ಮ ಭಾಗ್ಯ. ಈಗ ನಮಗೆ ಹೂವುಗಳಲ್ಲಿ ಸ್ನೇಹವೂ ಆದರವೂ ಸ್ವಲ್ಪ ಕಡಿಮೆಯಾಗಿರುವುದೋ ಎನೋ, ನಾವು ಚಿಕ್ಕವರಾಗಿದ್ದಾಗ ಬೆಳಗ್ಗೆ ಎದ್ದರೆ ಹೂವು ತುಳಸಿಯನ್ನು ತರುವುದು ಒಂದು ಮುಖ್ಯ ಕೆಲಸ; ಅದಕ್ಕೆ ನಾನು ತಾನೆಂದು ಮೇಲಾಟದಿಂದ ಓಡಿಹೋಗುತ್ತಿದ್ದೆವು. ತೋಟದಿಂದ—ನಮ್ಮ ತೋಟವಾದರೂ ಸರಿಯೆ ಇತರರದಾದರೂ ಸರಿಯೆ—ಮಲ್ಲಗೆ, ಸಂಪಿಗೆ; ಅಲ್ಲಿಂದ ಕಾಲುನೆ ಎರಿಯ ಮೇಲಿನ ಪಾದರಿಮರದಿಂದ ಪಾದರಿ—ಆ ಮರದಿಂದ ಬಿದ್ದು ಮನೆಗೆ ಬಂದ ಮೇಲೆ ನೋವಿನ ಜೊತೆಗೆ ಬೈಗಳು ತಿಂದದ್ದು ಇನ್ನೂ ನೆನಪಿದೆ; ಅಲ್ಲಿಂದ ಎರಿಯ ಮೇಲೆ ಉದ್ದಕ್ಕೂ ಹೊರಟು ಕಣಿಗಲೆ ಹೂವನ್ನು ಆರಿಸುವುದು, ಅಂತೂ ಬುಟ್ಟಿ ತುಂಬ ಹೂವನ್ನು ತೆಗೆದುಕೊಂಡುಹೋಗಿ ದೇವರಿಗೆ ಅರ್ಪಿಸುತ್ತಿದ್ದೆವು. ನಮ್ಮ ದೇವರು ನಿಗರ್ವಶಿರೋಮಣಿ; ಅವನಿಗೆ ಇಂಥ ಹೂವೇ ಆಗಬೇಕೆಂಬ ನಿಯಮವಿಲ್ಲ. ತೋಟದ ಸಂಪಗೆಯಾಗ ಬಹುದು; ಕೊಳದ ಕಮಲವಾಗಬಹುದು; ಬಡತನದ ಹೂವಾದ ಕಣಿಗಲೆ

ಯಾಗಬಹುದು ; ಈಶ್ವರನಾದರೆ, ಕೊನೆಗೆ ಮುದ್ದಾದ ವುಟ್ಟು ತುಂಬಿಯ ಹೂವುಗಳನ್ನಾ ರಿಸಿಕೊಂಡುಹೋದರೂ ವಿಶ್ವಾಸದಿಂದ ಸ್ವೀಕರಿಸುವನು.

ಈಗ ನಮಗೆ ದೇವರ ಪೂಜೆಯೆಂದರೆ ನೊದಲಿನಂತೆ ಶ್ರದ್ಧೆಯಿಲ್ಲ. “ದೇವರು ಇರುವನೋ ಇಲ್ಲವೋ ಯಾರು ಬಲ್ಲರು” ಎನ್ನುವ ಸಂಶಯ ವಾದಿಗಳು ನಾವು. ಅದೂ ಹೋಗಲೆಂದರೆ ಹಿಂದಿನವರಷ್ಟು ರಸಿಕರೂ ಅಲ್ಲ. ನಮಗೆ ಗಂಧ ಪುಷ್ಪಗಳಲ್ಲಿ ಆಸಕ್ತಿ ಕಡಿಮೆ. ಪ್ರಕೃತಿಯ ಹಸ್ತದಿಂದಲೇ ಪುಷ್ಪಾಂಜಲಿಯನ್ನು ಸ್ವೀಕರಿಸುವುದಕ್ಕೆ ಬದಲು ಬಾಡಿ ಸೊರಗಿ ಹೋಗಿರುವ ಸೊಪ್ಪಿನೊಡನೆ ಮಿಶ್ರವಾದ ಹೂವನ್ನು ಕೂಂಡು ತಂದು ತೃಪ್ತರಾಗುತ್ತೇವೆ. ಗಾಜಿನ ಸೀಸೆಯಲ್ಲಿ ಹಾಕಿ ಅರಗಿಸ ಮುದ್ರೆಮಾಡಿದ ಆಲ್ಕೊಹಾಲ್ ಬೆರೆದ ಪರಿಮಳವನ್ನು ಮೋಹಿಸಿ ಹೂವುಗಳ ಪರಿಮಳವನ್ನೂ ಕೇಸರಿಚಂದನದ ಗಂಧವನ್ನೂ ತ್ಯಜಿಸಿದ ಅರಸಿಕರು ನಾವು! ಹೂವುಗಳ ಪ್ರಪಂಚ ಪರಿಮಳಯುಕ್ತವಾದ ಮಕರಂದದ ಪ್ರಪಂಚ, ನಮಗೆ ಎಷ್ಟು ಹತ್ತಿರವಾದುದಾದರೂ ನಾವು ನವನಾಗರಿಕತೆಯ ನೂರೆಂಟು ಹಂಬಲು ಗಳಲ್ಲಿ ಅದನ್ನು ಮರೆತು ದೂರವಾಡಿಕೊಂಡಿದ್ದೇವೆ. ಸುತ್ತಲೂ ಸೌಂದರ್ಯವೇನೋ ತುಂಬಿದೆ ; ನೋಡಲು ಕಣ್ಣು ಬೀಕು, ಅನುಭವಿಸಲು ತಕ್ಕ ಮನೋಭಾವ ಬೇಕು.

ಗಾಡಿಯ ಪ್ರಯಾಣ

ಮೇಲೆ ತಿಳಿಯಾದ ಸಕ್ಷತ್ರಮಂಡಿತವಾದ ಆಕಾಶ; ಮುಂದೆ ಬೆಳುದಿಂಗಳಿನಲ್ಲಿ ಇಲ್ಲಿ ಶುಭ್ರವಾಗಿಯೂ ಅಲ್ಲಿ ಅಸ್ಪಷ್ಟವಾಗಿಯೂ ನೆರಳಿನ ನಡುವೆ ನುಸುಳಿಕೊಂಡು ಹೋಗುವ ರಸ್ತೆ; ಮೃದುವಾಗಿ ಬೀಸುವ ತೆಂಗಾಳಿ; ಎತ್ತುಗಳ ಕೊರಳಿನಲ್ಲಿರುವ ಗೆಜ್ಜೆಯ ಶಬ್ದ—ಈ ಆವರಣದಲ್ಲಿ ಗಾಡಿಯ ಪ್ರಯಾಣವೇ ಹಿತ. ರೈಲೂ ವೋಟಾರುಗಳೂ ಇಲ್ಲದಿದ್ದರೇನು! ರೈಲು ಪ್ರಯಾಣದಲ್ಲಿಯೂ ಒಂದು ವಿಧವಾದ ಸೌಖ್ಯವಿದೆಯಾದರೂ ಶಾಂತ ಸ್ವಭಾವದವರಿಗೂ ಪ್ರಕೃತಿ ಪ್ರೇಮಿಗಳಿಗೂ 'ರೊಮಾನ್ಸ್' ಮನೋವೃತ್ತಿ ಯುಳ್ಳವರಿಗೂ ಅದು ಜುಗುಪ್ಸೆಯುಂಟುಮಾಡುತ್ತದೆ. ಈಚೆಗೆ ರೈಲಿನ ಹಾವಳಿ ಹೆಚ್ಚಿ ಗಾಡಿಯ ಪ್ರಯಾಣದ ಸೌಖ್ಯವು ಕನಸಾಗಿಹೋಯಿತು. ರೈಲಿನಲ್ಲಿಯೂ ವೋಟಾರಿನಲ್ಲಿಯೂ ಪ್ರಯಾಣಮಾಡಿ ಅವುಗಳ ವೇಗ ವೈಭವವನ್ನು ಅರಿತಮೇಲೆ ಘಂಟೆಗೆ ಎರಡು ಮೈಲಿ ಹೋಗುವ ಎತ್ತಿನ ಗಾಡಿಯನ್ನು ಕೇಳುವವರು ಯಾರು? ಕುಳಿತುಕೊಳ್ಳುವುದಕ್ಕೆ ಹುಲ್ಲೇ ಮೆತ್ತಿ; ಒರಗಿಕೊಳ್ಳುವುದಕ್ಕೆ ಒಂದೊಂದು ಮೊಳ ಅಂತರದಲ್ಲಿ ಬಿಗಿದಿರುವ ಬದಿರು ದಬ್ಬಿಗಳು; ಮಧ್ಯೆ ಮಧ್ಯೆ ಒಂದೊಂದು ಬೊಂಬು; ಘಳಿಗೆಗೊಂದು ಸಲ ಒಂದು ಅಡಿ ಮೇಲಕ್ಕೇದ್ದು ಮತ್ತೆ ಕಳಕ್ಕುರುಳುವ ಗಾಲಿ; ಹಳೆಯ ಹುಲ್ಲಿನ ಅಸಹ್ಯವಾಸನೆ, ಸಾಬೂನು ಮತ್ತು ನೀರಿನ ಗಂಧವನ್ನೇ ಆರಿಯದ ಸಾರಥಿ; ಬಾಲವನ್ನು ಮುರಿದರೂ ಹೆಜ್ಜೆ ಮುಂದಿಡಲಾರದ ಹೂಟ್ಟಿಗಿಲ್ಲದ ಎತ್ತುಗಳು—ಇದನ್ನೆಲ್ಲಾ ನೋಡಿ ಅನುಭವಿಸಿದವರಿಗೆ ಗಾಡಿಯ ಪ್ರಯಾಣ ವೆಂದರೆ ಕೆಟ್ಟ ಕನಸು ಬಿದ್ದಂತೆಯೇ ಸರಿ. ಈಗ ನಮ್ಮ ಕಣ್ಣಿಗೆ ಬೀಳುವ ಗಾಡಿಗಳು ಇಂಥವೇ. ಆದರೆ ಇವುಗಳನ್ನು ನೋಡಿ ಗಾಡಿಯ ಪ್ರಯಾಣ ವನ್ನೇ ಹೀಯಾಳಿಸುವುದು ಅನ್ಯಾಯ. ಈ ಗಾಡಿಗಳು ಭಕ್ತರಿಲ್ಲದ ಗುಡಿಗಳಂತೆ; ನಲ್ಲಿನಲ್ಲದ ಸ್ತ್ರೀಯಂತೆ, ಅವುಗಳು ಯಾರಿಗೆ ಬೇಕು? ಯಾರಿಗಾಗಿ ಅವು ನಿರ್ಮಲವಾಗಿಯೂ ಸುಂದರವಾಗಿಯೂ ಇರಬೇಕು? ಹಿಂದಿನ ಕಾಲದಲ್ಲಾದರೆ ಮಾಮಲೆದಾರರಾಗಲಿ ಜಮಾಬಂದಿಯ ಸಾಹೇಬ ರಾಗಲಿ, ರೈತನಾಗಲಿ ಜಮೀನುದಾರನಾಗಲಿ ಜೋಡೆತ್ತಿನ ಗಾಡಿಯನ್ನೇ

ನಂಬಿದ್ದರು. ಸರ್ವರಿಗೂ ಅವಶ್ಯಕವಾಗಿಯೂ ಸರ್ವರಿಗೂ ಪ್ರಿಯವಾಗಿಯೂ ಇದ್ದುದರಿಂದ ಅದು ಉಳಿಸಿಕೊಳ್ಳಬೇಕಾದ ಮರ್ಯಾದೆಯೂ ಕಾಪಾಡಿಕೊಳ್ಳಬೇಕಾದ ಸೌಂದರ್ಯವೂ ಇದ್ದುವು. ಆಗಿನ ಗಾಡಿಗಳು ನಾಲ್ಕು ಜನರು ಸುಖವಾಗಿ ಕುಳಿತುಕೊಳ್ಳುವಂತೆ ವಿಶಾಲವಾಗಿದ್ದುವು; ಮಳೆಗಾಳಿಗಳನ್ನು ತಡೆಯುವಂತೆ ದಟ್ಟವಾಗಿ ನೆಯ್ದ ಚಾಪೆಯಲ್ಲಿ ಕಮಾನು ಕಟ್ಟಿರುತ್ತಿದ್ದರು; ಕೆಲವು ಗಾಡಿಗಳಲ್ಲಿ ಒರಗಿಕೊಳ್ಳುವುದಕ್ಕೆ ಮೆತ್ತೆಗಳನ್ನು ಸಹ ಹಾಕಿರುವುದುಂಟು. ಗಾಡಿಗಳನ್ನೆಳೆಯುವುದಕ್ಕೆ ಐನೂರರಿಂದ ಸಾವಿರ ರೂಪಾಯಿಗಳವರೆಗೂ ಕೊಟ್ಟು ಎತ್ತುಗಳನ್ನು ತರುತ್ತಿದ್ದರು. ಚುಂಚನ ಕಟ್ಟಿ, ಹಾಸನ, ಹೇಮಗಿರಿ, ಮೊದಲಾದ ಸ್ಥಳಗಳಲ್ಲಿ ದನದ ಜಾತ್ರೆಗಳಾದರೆ ಎತ್ತುಗಳನ್ನೂ ಹಸುಗಳನ್ನೂ ಕೊಳ್ಳದಿದ್ದವರು ಕೂಡ ಕಣ್ಣಿನಿಂದ ನೋಡಿ ಸಂತೋಷಪಡುವುದಕ್ಕಾದರೂ ಜಾತ್ರೆಗೆ ಹೋಗಿ ಬರುತ್ತಿದ್ದರು. ಈಗ ಅಂಧ ಎತ್ತುಗಳನ್ನು ಸಾಕುವವರೂ ಕಡಿಮೆ, ಕೊಳ್ಳುವವರೂ ಕಡಿಮೆ. ಹಳ್ಳಿಗಳಲ್ಲಿ ದನದ ವಿಷಯದಲ್ಲಿ ಉತ್ಸಾಹವೇ ಇಲ್ಲದಂತಾಗಿ ನಲವತ್ತು ರೂಪಾಯಿನ ಉಳುವ ಎತ್ತುಗಳನ್ನು ಇಟ್ಟುಕೊಳ್ಳುವುದೇ ಹೆಚ್ಚು.

ಈಗಿನ ಗಾಡಿಗಳೆಲ್ಲ ಸೌಂದರ್ಯವೂ ಇಲ್ಲ, ಸೌಖ್ಯವೂ ಇಲ್ಲ. ಆದರೆ ಹಳೆಯ ಕಾಲದ ಗಾಡಿಯಲ್ಲಿ ಪ್ರಯಾಣ ಮಾಡಿರುವವರಿಗೆ ಆ ಅನುಭವ ಎಂದೆಂದಿಗೂ ಮನಸ್ಸಿನಲ್ಲಿ ಸಿಂತಿರುವುದು. ಆಗಾಗ ಅದರ ನೆನಪು ಬಂದು ಮತ್ತೆ ಆ ಸಂತೋಷವನ್ನನುಭವಿಸಬೇಕೆಂಬ ಬಯಕೆ ಹುಟ್ಟುವುದು. ರೈಲು ಮಾರ್ಗವನ್ನೂ ಗಾಡಿಯ ರಸ್ತೆಯನ್ನೂ ಹೋಲಿಸಿ ನೋಡಿ. ರೈಲು ರಸ್ತೆಯನ್ನು ಎಲ್ಲಿಂದ ಎಲ್ಲಿಯವರೆಗೆ ನೋಡಿದರೂ ಅದರಲ್ಲಿ ಸೌಂದರ್ಯದ ಚಿಹ್ನೆ ಸಹ ಇಲ್ಲ. ಒಂದೊಂದುವೇಳೆ ಸೂರ್ಯನ ಕಾಂತಿ ಮೇಲೆ ಬಿದ್ದಾಗ ಅದು ಉಕ್ಕಿನ ಅಲಗಿನಂತೆ ಕ್ರೂರವಾದ ಸೀಲಿಯ ಕಿರಣಗಳನ್ನು ಎಸೆಯುವುದು. ಅದರಲ್ಲಿ ದೃಢಮನಸ್ಸೂ ಅವೋಘವಾದ ನಿರ್ಘೃಣವಾದ ಶಕ್ತಿಯೂ ಅಡಗಿರುವಂತೆ ತೋರುತ್ತದೆ. ಅದು ಯಾವ ಚಾಪಲ್ಯಕ್ಕೂ ಮನಸ್ಸು ಕೊಡದೆ ತನ್ನ ಕರ್ತವ್ಯದಲ್ಲೇ ದೃಷ್ಟಿಯನ್ನು ನಿಲ್ಲಿಸಿರುತ್ತದೆ. ಒಟ್ಟಿನಲ್ಲಿ ರೈಲು ರಸ್ತೆಯಲ್ಲಿ ಬಲವೂ ಕಾರಿನ್ಯವೂ ಕಾಣುವವೇ ಹೊರತು ಮಾರ್ದವ ಕಾಣುವುದಿಲ್ಲ. ಗಾಡಿಯ ರಸ್ತೆಯಾದರೋ ಉದಾರಿಗಳ ಮನಸ್ಸಿನಂತೆ

ವಿಶಾಲವಾದದ್ದು. ಬಿಸಿಲಿನಲ್ಲಾಗಲಿ ಬೆಳುದಿಂಗಳಿನಲ್ಲಾಗಲಿ ನಮ್ಮನ್ನು ನೋಡಿ ಆದರದಿಂದ ಬರವಾಡಿಕೊಳ್ಳುವ ನಗೆಯಂತಿರುವ ಒಂದು ಬಗೆಯ ಡಂಭವಿಲ್ಲದ ಮೃದುವಾದ ಧಾವಳ್ಯದಿಂದ ಹೊಳೆಯುವುದು. ರೈಲಿನಲ್ಲಿ ಪ್ರಯಾಣಮಾಡುವವರಿಗೂ ರೈಲಿಗೂ ಆಂತರಿಕ ವಿಶ್ವಾಸವಿಲ್ಲ. ರೈಲು ನಮ್ಮದಲ್ಲ, ಅದರಲ್ಲಿ ಕೆಲವು ಘಂಟೆಯ ಕಾಲ ಕುಳಿತಿರುವ ಹಕ್ಕು ಮಾತ್ರ ನಮ್ಮದು. ನಾವು ಕೊಟ್ಟ ಹಣಕ್ಕೆ ಪ್ರತಿಯಾಗಿ ನಮ್ಮನ್ನು ಕೆಲವು ಮೈಲಿಗಳ ದೂರ ಕರೆದುಕೊಂಡು ಹೋಗುವುದು ಅದರ ಕರ್ತವ್ಯ; ಹಲ್ಲು ಕಚ್ಚಿಕೊಂಡು ಸ್ವಲ್ಪವೂ ತಪ್ಪದಂತೆ ಆ ಕರ್ತವ್ಯವನ್ನು ನಡೆಸಿಬಿಡುತ್ತದೆ. ಹೆಚ್ಚಿನ ವಿಷಯ ಅದಕ್ಕೆ ಬೇಕಿಲ್ಲ. ಅದಕ್ಕೂ ನಮಗೂ ಮಾನವೀಯ ಸಂಬಂಧವಿಲ್ಲ. ನಾವು ಮನುಷ್ಯರಾದರೆ ಹೇಗೋ ಇಟ್ಟಿಗೆಗಳಾದರೂ ಅದು ಹಾಗೆಯೇ ವರ್ತಿಸುತ್ತದೆ. ಅದಲ್ಲದೆ ರೈಲಿನಲ್ಲಿ ಪ್ರಯಾಣ ಮಾಡುವಾಗ ನೀವು ಸಾವಿರ ಜನರಲ್ಲೊಬ್ಬರು. ನೀವು ವೊದಲನೆಯ ತರಗತಿಯ ಗಾಡಿಯಲ್ಲಿ ಜನಸಂಪರ್ಕವಿಲ್ಲದೆ ನಿಮ್ಮ ಜಗಮಾನ ಒಂದರ ಜೊತೆಯಲ್ಲಿಯೇ ಪ್ರಯಾಣಮಾಡಿದರೂ ಟಿಕೆಟ್ ಕಲೆಕ್ಟರು ಬಂದು 'ಟಿಕೆಟ್' ಎಂದು ಕೇಳಿಯೇ ಕೇಳುವನು; ಅಥವಾ ನೀವು ಚೆನ್ನಾಗಿ ಇಸ್ತಿಮಾಡಿದ ಬಟ್ಟೆಗಳನ್ನು ಧರಿಸಿರುವುದನ್ನು ನೋಡಿ 'ಪ್ಲೀಸ್' ಎಂದೋ, 'ಸಾರ್' ಎಂದೋ ಸೀರಿಸಬಹುದು. ಅಷ್ಟು ಹೊರತು ನಿಮ್ಮ ದೊಡ್ಡಸ್ತಿಕೆಯೇನೂ ಅಲ್ಲಿ ನಡೆಯುವುದಿಲ್ಲ. ರೈಲು ಇಂಥ ಕಡೆ ನಿಲ್ಲಬೇಕೆಂದರ ನಿಲ್ಲುವುದಿಲ್ಲ; 'ಕಾಲದ ಪಟ್ಟಿ'ಯೆಂಬ ಯಂತ್ರದಲ್ಲಿ ನೀವೂ ಒಂದು ಭಾಗವಾಗಿ ಹೋಗುವಿರಿ. ಆ ಯಂತ್ರದ ಚಕ್ರಗಳು ನಿಮ್ಮ ಅಪೇಕ್ಷೆಗೆ ಸ್ವಲ್ಪವೂ ಗಮನಕೊಡದೆ ತಮ್ಮ ನಿಯಮವನ್ನು ತಾವು ಅನುಸರಿಸಿ ತಿರುಗುವುವು. ಆ ಯಂತ್ರ ನಿರ್ಜೀವಿಯಾದದ್ದು; ಅದಕ್ಕೆ ಆಸೆ ಜುಗುಪ್ಸೆಗಳಿಲ್ಲ. ನಿಲ್ಲುವುದು ಹೊರಡುವುದು, ವೇಗ ಮಂದಗತಿ, ಎಲ್ಲದರಲ್ಲಿಯೂ ಅದು ನಿಯಮಬದ್ಧ ವಾಗಿದೆ. ಸ್ವಲ್ಪಮಟ್ಟಿಗೆ ಅದು ಕಾಲದಂತೆ, ಸಮುದ್ರದ ಏರಿಳಿತಗಳಂತೆ; ಮಾನವನ ಆಜ್ಞೆಗೆ ಒಳಪಟ್ಟುದಲ್ಲ. ನಿಮಗಾಗಿ ಅದು ತನ್ನ ನಿಯಮಗಳನ್ನು ಉಲ್ಲಂಘಿಸುವುದಿಲ್ಲ. ಇಲ್ಲ ಗದ್ದೆಗಳಲ್ಲಿ ಮೈಲಿಗಟ್ಟಲೆ ಎಳೆಹಸುರಾಗಿ ಚಿಗುರುತ್ತಿರುವ ಪೈರನ್ನು ನಿಂತು ನೋಡಬೇಕೆಂದು ನಿಮ್ಮ ಹೃದಯವು

ಕಾತರಗೊಳ್ಳುತ್ತಿದೆ. ಆದರೆ ರೈಲು ನಿಮ್ಮ ಬಯಕೆಗೆ ಮರ್ಯಾದೆ ಕೊಡುವುದಿಲ್ಲ. ಇಲ್ಲಿ ದೊಡ್ಡ ಬೆಟ್ಟಗಳ ಸಡುವೆ ರೈಲು ಹೋಗುತ್ತಿದೆ; ಇತ್ತಕಡೆ ಕಣಿವೆಯಲ್ಲಿ ಒಂದು ಪರ್ವತ ಪ್ರವಾಹವು ಭೋರ್ಗರೆಯುತ್ತ ಧುಮುಕುತ್ತಿದೆ; ಬಲಗಡೆ ಗಗನವನ್ನು ಮುಟ್ಟುವ ಪರ್ವತಶಿಖರಗಳು; ಎದುರಿಗೆ ಪರ್ವತಶ್ರೇಣಿಯ ಮೇಲೆ ಬೆಳಗಿನ ಹೂಬಿಸಿಲು ಬಿದ್ದು ಅದಕ್ಕೆ ಸ್ವರ್ಗೀಯ ಸೌಂದರ್ಯವನ್ನು ಕೊಟ್ಟಿದೆ. ಐದುನಿಮಿಷ ಅಲ್ಲಿಯೇ ನಿಂತು ನೋಡಬಹುದಾದರೆ! ಆ ಐದು ನಿಮಿಷಗಳಲ್ಲಿ ರೈಲು ಒಂದು ಗುಡ್ಡವನ್ನು ಸುತ್ತುಹಾಕಿ ಆ ದೃಶ್ಯವನ್ನು ಮರೆಮಾಡುವುದು.

ಗಾಡಿಯ ಪ್ರಯಾಣದಲ್ಲಿ ಈ ಕಷ್ಟವಿಲ್ಲ. ಗಾಡಿ ಹೊಡೆಯುವವನು ರೈಲಿನ ಡೈವರಿನಂತೆ ಕೇವಲ ನಿಯಮಬದ್ಧನಲ್ಲ. ಅವನೂ ನಮ್ಮಂತೆಯೇ ಆಸೆ ಜುಗುಪ್ಸೆಗಳುಳ್ಳ ಮಾನವ. ಅವನಿಗೆ ಬೀಡಿಗೆ ಮೂರು ಕಾಸು ಕೊಟ್ಟರಂತೂ ನಾವು ಹೇಳಿದಂತೆ ಕೇಳುವನು. ಗಾಡಿಯ ಪ್ರಯಾಣವು ಸುಖದಾಯಕವಾಗಬೇಕಾದರೆ ಇಂಥ ಸಾರಥಿ ಅವಶ್ಯಕ. ಗಾಡಿ ಹೊಡೆಯುವವರಲ್ಲಿ ಅನೇಕ ವಿಧಗಳುಂಟು. ಕೆಲವರು ಸಾಹಸಿಗಳು, ತಮ್ಮ ದೇಹಶಕ್ತಿ, ಕಷ್ಟಸಹಿಷ್ಣುತೆ, ಚಟುವಟಿಕೆ ಮೊದಲಾದುವುಗಳ ವಿಷಯ ಜಂಭ ಕೊಚ್ಚುವರು. ಕೆಲವರು ತಮ್ಮ ಹಳ್ಳಿಯ ಸರಳ ಜೀವನವನ್ನೂ ಪಟ್ಟಣದ ಹುಸಿನಾಗರಿಕತೆಯನ್ನೂ ಕುರಿತು ಸಣ್ಣ ಸಣ್ಣ ಉಪನ್ಯಾಸಗಳನ್ನು ಕೊಡುವರು. ಇನ್ನು ಕೆಲವರು ಸುಖಾಭಿಲಾಷಿಗಳು, ರಸಿಕರು, ಪ್ರಣಯಲಂಪಟೆಂದರೂ ಎನ್ನಬಹುದು. ಅವರು ನೂರು ಗಟ್ಟಲೆ ಲಾವಣಿಗಳನ್ನೂ ಯಕ್ಷಗಾನದ ಹಾಡುಗಳನ್ನೂ ಹೇಳಬಲ್ಲರು. ಆಗಾಗ ತಮ್ಮ ಪ್ರಣಯಾನುಭವಗಳ ಕಥೆಯನ್ನು ಹೇಳುವುದೂ ಉಂಟು. ಗಾಡಿಯವರ ಸಲ್ಲಾಪ ರುಚಿಸಬೇಕಾದರೆ ಪ್ರಯಾಣಿಕರು ವಯಸ್ಸಿನಲ್ಲಾಗಲಿ ಅಥವಾ ಅದು ಸಾಧ್ಯವಾಗದಿದ್ದರೆ ಮನೋವೃತ್ತಿಯಲ್ಲಾಗಲಿ ಯುಪಕರಾಗಿದ್ದು ಅವರ ಜೊತೆಗೆ ಸಲಿಗೆಯಾಗಿ ಮಾತಾಡುವಷ್ಟು ಸರಳ ಸ್ವಭಾವವುಳ್ಳವರಾಗಬೇಕು. ಹಳ್ಳಿಯ ಜನರನ್ನು ತಿರಸ್ಕಾರದಿಂದ ದೂರ ಇಡುವ ಮರ್ಯಾದೆ ರಾಮಣ್ಣನವರಿಗೆ ಗಾಡಿಯ ಪ್ರಯಾಣದಲ್ಲಿ ಸೌಖ್ಯವಿಲ್ಲ.

ಗಾಡಿಯಲ್ಲಿ ಪ್ರಯಾಣ ಹೊರಡುವವರಿಗೆ ಆತುರವಿಲ್ಲ. ರೈಲಿಗೆ ಹೊರಡುವಾಗಿನ ಗಡಿಬಡಿಯೆಷ್ಟು! ಹೆಂಗಸರು ಬೇಗ ಸಿದ್ಧವಾಗಲಿಲ್ಲ ವೆಂದು ಮೂದಲಿಕೆಯೆಷ್ಟು! ಬೈಗುಳೆಷ್ಟು! ಮಕ್ಕಳಿಗೆ ಎಟುಗಳೆಷ್ಟು! ಈ ಗಡಿಬಡಿಯಿಲ್ಲದಿದ್ದರೆ ರೈಲು ಸಿಕ್ಕುವುದು ಅಸಾಧ್ಯ. ಎಷ್ಟೋವೇಳೆ ನಮ್ಮ ತಾಮಸ ಪ್ರಕೃತಿಯನ್ನು ಮೂದಲಿಸುವುದಕ್ಕೋ ಏನೂ, ರೈಲು ನಾವು ಸ್ಟೇಷನ್ನಿಗೆ ಬರುವವರೆಗೂ ಕಾದಿದ್ದು ನಾವು ಸ್ಟೇಷನ್ನಿನೊಳಕ್ಕೆ ಕಾಲಿಡುವುದರೊಳಗೆ ಹೊರಟುಬಿಡುವುದು. ಗಾಡಿಯ ಪ್ರಯಾಣ ಹೊರಡುವವರಿಗೆ ಒಂದು ವಿಧವಾದ ಆತುರವಿಲ್ಲದ ಸಂಭ್ರಮ ಮಾತ್ರ ಇರುತ್ತದೆ. ಹೆಂಗಸರು ಗಂಟುಮೂಟೆಗಳನ್ನು ಕಟ್ಟಿ, ಜಡೆ ಹೆಣೆದುಕೊಂಡು ಸಿದ್ಧರಾಗುತ್ತಿರುತ್ತಾರೆ. ಗಂಡಸರು ಗಾಡಿಯವನ ಮನೆಗೆ ಹೋಗಿ ಗಾಡಿಯನ್ನು ಹೊಡೆಯಿಸಿಕೊಂಡು ಬಂದು, ಭಾರವಾದ ಸಾಮಾನುಗಳನ್ನೆಲ್ಲಾ ಅದರೊಳಕ್ಕೆ ಹಾಕಿಸಿ, ಅವುಗಳ ಮೇಲೆ ಮೆತ್ತಗಿರುವಂತೆ ಮಂದವಾಗಿ ಹೊಸ ಹುಲ್ಲು ಮುಚ್ಚಿ, ಮೇಲೆ ಜಮಖಾನವನ್ನು ಹಾಸುತ್ತಾರೆ. ಒಂದೆರಡು ದಿನಗಳವರೆಗೂ ಆ ಗಾಡಿಯೇ ನಮ್ಮ ಮನೆಯಾದ್ದರಿಂದ ಮನೆಯನ್ನು ಅಲಂಕರಿಸುವಷ್ಟೇ ಆಸ್ತಿಯಿಂದ ಅದನ್ನು ಅಲಂಕರಿಸುತ್ತೇವೆ. ಗಾಡಿಯನ್ನು ಸಿದ್ಧಪಡಿಸಿದಮೇಲೆ ಊಟವಾಡಿ ಹೊರಡಲನುವಾಗಬೇಕು. ಊಟಕ್ಕೆ ಆತುರವೇನೂ ಇಲ್ಲ; ತಿಂದವರು ತಿಂದರು, ಉಳಿದವರಿಗಿಲ್ಲ ಎನ್ನುವಹಾಗಿಲ್ಲ; ಅನ್ನ ಗಂಟಲು ಸುಡುವಷ್ಟು ಬಿಸಿಯಾಗಿದ್ದರೂ ಹಾಗೇ ನುಂಗಬೇಕಾದ ಆವಶ್ಯಕತೆಯಿಲ್ಲ. ಗಾಡಿಯು ಇನ್ನು ಎರಡು ಮೂರು ದಿನಗಳವರೆಗೂ ನಮ್ಮ ಆಜ್ಞಾನುಸಾರ್ಥಿಯಾಗಿಯೇ ಇರುವುದರಿಂದ ನಾವು ಆತುರಪಡಬೇಕಾದ್ದಿಲ್ಲ. ಪ್ರಯಾಣವನ್ನು ಮುಂದಿಟ್ಟುಕೊಂಡು ಊಟ ಮಾಡುವುದರಲ್ಲಿ ಒಂದು ಅವೂರ್ವವಾದ ಸೌಖ್ಯವಿದೆ. ಬೇಳೆಹುಳಿಯೂ ಸಂಡಿಗೆಯೂ ಇನ್ನು ಯಾವಾಗಲೂ ಆಗಿನಷ್ಟು ರುಚಿಯಾಗಿರುವುದಿಲ್ಲ. ಊಟವಾದ ಮೇಲೆ, ಹೊರಡಲು ಸಿದ್ಧವಾಗಬೇಕೆಂದು ಪ್ರತಿಯೊಬ್ಬರೂ ಉಳಿದವರನ್ನು ಅವಸರಿಸುವರು. ಕೆಲವರು ಸಣ್ಣ ಪುಟ್ಟ ಸಾಮಾನುಗಳನ್ನೆಲ್ಲಾ ಗಾಡಿಗೆ ಹಾಕುವರು. ಹೆಂಗಸರು ಮೊಸರನ್ನ, ನಿಂಬೆಯ ಉಪ್ಪಿನಕಾಯಿನ ಬುತ್ತಿಯನ್ನು ಕಟ್ಟುವರು. ಇದೆಲ್ಲವೂ ಆಗಿ ಬಂಧು

ಗಳಿಗೆಲ್ಲರೂ ಹೋಗಿಬರುತ್ತೇನೆಂದು ತಿಳಿಸಿ ಬೀಳೊಂಡಮೇಲೂ ಊರಿನ ಜನರು ಊರ ಹೊರಗಿನ ಕಾಲುವೆಯ ತೋಪಿನವರೆಗೆ ಸಾಗಕಳುಹಲು ಬರುತ್ತಾರೆ.

ಈಗ ನಮಗೆ ಸಾವಿರವೈಲಿ ದೂರದ ಪ್ರಯಾಣವಾದರೂ ದೊಡ್ಡ ವಿಷಯವಲ್ಲ. ಸಮುದ್ರದ ಹೃದಯವನ್ನು ಸೀಳಿಕೊಂಡು ಹೋಗುವುದಾಗಲಿ, ಅಂತರಿಕ್ಷದಲ್ಲಿ ಪಕ್ಕಿಯಂತೆ ಹಾರುವುದಾಗಲಿ, ಯಾವುದೂ ನಮ್ಮ ಮನಸ್ಸಿನಲ್ಲಿ ಹೆಚ್ಚು ಸಂಭ್ರಮವುಂಟುಮಾಡಲಾರದು. ಹಿಂದೆ ಪ್ರಯಾಣವೆಂದರೆ ಪ್ರತಿದಿನದ ವ್ಯಾಪಾರವಲ್ಲ. ಪ್ರಯಾಣಿಕರಿಗೆ ದಾರಿಯಲ್ಲಿ ನೂರೆಂಟು ವಿಪತ್ತುಗಳು ಸಂಭವಿಸಬಹುದು. ಹೊಳೆಯನ್ನು ದಾಟುವಾಗ ಗಾಡಿ ಮಗುಚಿಕೊಳ್ಳಬಹುದು; ದಾರಿಯಲ್ಲಿ ಕಳ್ಳರ ಭಯ; ರಾತ್ರಿಯ ಕಾಲದಲ್ಲಿ ಹುಡುಗರು ಮಕ್ಕಳು ಕೆಟ್ಟ ಸ್ಥಳದಲ್ಲಿ ಹೆದರಿಕೊಳ್ಳಬಹುದು. ಆದ್ದರಿಂದ ಮನೆಯಲ್ಲಿ ಯಾರಾದರೂ ಪ್ರಯಾಣ ಹೊರಟರೆ ಸಂಬಂಧಿಗಳು ಕಣ್ಣೀರುಬಿಡುತ್ತಾ ಬಹಳ ದೂರ ಗಾಡಿಯ ಹಿಂದೆಯೇ ಬರುವುದು ಅಪರೂಪವಾಗಿರಲಿಲ್ಲ. “ದಾರಿಯಲ್ಲಿ ಹುಷಾರಾಗಿರು” ಎಂದು ಹೇಳುವವರು ಕೆಲವರು, “ಆ ಮಗು ತುಂಟ ಮಗು, ಕೈಯಿಂದ ಚಿಮ್ಮಿಕೆಳಕ್ಕೆ ಬಿದ್ದೀತು” ಎಂದು ಎಳೆಕೊಸಿನ ತಾಯಿಗೆ ಎಚ್ಚರಿಕೆ ಕೊಡುವವರು ಕೆಲವರು; “ಹೊಳೆ ದಾಟುವಾಗ ಜೋಕೆ, ಒಬ್ಬರು ಇಳಿದು ಗಾಡಿಯನ್ನು ಹಿಡಿದುಕೊಂಡೇ ನಡೆಯಿರಿ” ಎಂದು ಕೆಲವರು. ರಾತ್ರಿಯ ಕಾಲದಲ್ಲಿ ಹೊಳೆ ದಾಟುವಾಗ ನಿಜವಾಗಿಯೂ ಸ್ವಲ್ಪ ಮೈನಡುಗುತ್ತಿತ್ತು. ಎಲ್ಲಿ ಯಾವ ಮಡುವಿನಲ್ಲಿ ಗಾಡಿ ಮಗುಚಿಕೊಳ್ಳುವುದೋ ಎಂದು ನಮಗೆ ಹೆದರಿಕೆ; ಇಳಿದು ಚಕ್ರವಸ್ತು ಹಿಡಿದುಕೊಂಡು ಬರುತ್ತಿರುವವರನ್ನು ಮೊಸಳೆ ಎಳೆದುಕೊಂಡು ಹೋಗಬಹುದೆಂಬ ಭಯ ಬೇರೆ. ಮಧ್ಯೆ ಮಧ್ಯೆ ಚಕ್ರವಸ್ತು ನೂಕುತ್ತಿರುವವರು “ಎಡಗೋಲು ಹೊಡೆದುಕೋ” ಎಂದು ಎಚ್ಚರಿಕೆ ಕೊಡುವರು; ಒಂದೊಂದು ವೇಳೆ ಗಾಡಿಯ ಮೂಕಿಯವರೆಗೂ ನೀರು ಒಂದು ಬಿಡುವುದು; ಆ ವೇಳೆಯಲ್ಲಿ ನಮ್ಮ ಸಂಭ್ರಮವೆಷ್ಟೋ! ದಿಗಿಲೆಷ್ಟೋ!

ಆಗ ನಮ್ಮೂರಿನಿಂದ ಮೈಸೂರಿಗೆ ಬರುವುದಾಗಲಿ ಇಲ್ಲಿಂದ ಅಲ್ಲಿಗೆ ಹೋಗುವುದಾಗಲಿ ಸ್ವಲ್ಪ ಅಪರೂಪವೇ. ಸುಗ್ಗಿಯ ಕಾಲದಲ್ಲಿ ಮಾತ್ರ

ಬತ್ತದ ಗಾಡಿಗಳ ಓಡಾಟ ಬಹಳ ಹೆಚ್ಚು. ಇಲ್ಲಿಂದ ಹೊರಡುವವರು ಸಂಜೆಯ ಗಾಡಿಯನ್ನು ಹತ್ತಿ ಮಾರನೆಯ ದಿನ ಎರಡು ಘಂಟೆಗೋ ಮೂರು ಘಂಟೆಗೋ ಊರನ್ನು ಸೇರಬೇಕಾಗಿತ್ತು. ನಮ್ಮ ದೊಡ್ಡಪ್ಪನ ಮನೆಯಲ್ಲಿ ಓದಿಕೊಂಡಿದ್ದ ನನಗೆ ಹಳ್ಳಿಗೆ ಹೋಗುವುದೆಂದರೆ ಹಿಡಿಯ ಲಾರದಷ್ಟು ಆನಂದ. ದಸರಾ ಮತ್ತು ಕ್ರಿಸ್‌ಮಸ್ ರಜಗಳು ಎಂದಿಗೆ ಬರುವವೋ ಎಂದು ಚಾತಕಪಕ್ಷಿ ಮಳೆಯನ್ನೆದುರು ನೋಡುವಂತೆ ಕಾದಿರುತ್ತಿದ್ದೆ. ಪುಸ್ತಕಗಳನ್ನು ಬಿಸುಟು ಬೆಳಗ್ಗೆ ತಿಂಡಿ ತಿಂದು ಚಳಿ ಮುರಿದ ಮೇಲೆ ಹೊಳೆಗೆ ಹೋಗಿ ಕೈಕಾಲು ಸೋಲುವವರೆಗೂ ಈಜೆ ಆಮೇಲೆ ಮನೆಗೆ ಬಂದು ಊಟವಾಡಿ ನಿದ್ರಿಸುವ ಸುಖಜೀವನವೆಲ್ಲಿ ಮೈಸೂರಿನ ನಿಸ್ಸಾರವಾದ ಜೀವನವೆಲ್ಲಿ! ಗಾಡಿಯ ಚೌಕಕ್ಕೆ ಹೋಗಿ ಗಾಡಿಯನ್ನು ಹತ್ತಿದೊಡನೆಯೇ ನನಗೆ ಸರ್ಕಸ್ಸಿನ ಹುಲಿಗಳನ್ನು ಮತ್ತೆ ಕಾಡಿನಲ್ಲಿ ಬಿಟ್ಟರೆ ಅವುಗಳಿಗಾಗುವಷ್ಟು ಸಂತೋಷವಾಗುತ್ತಿತ್ತು. ಒಂದು ವಿಧದಲ್ಲಿ ನೋಡಿದರೆ ನನಗೆ ಊರಿಗೆ ಹೋಗುವುದಕ್ಕಿಂತಲೂ ಪ್ರಯಾಣದಲ್ಲಿಯೇ ಉತ್ಸಾಹ ಹೆಚ್ಚು. ಎಷ್ಟೇ ಸ್ವಾತಂತ್ರ್ಯವಿದ್ದರೂ ಹಳ್ಳಿಯಲ್ಲಿ ಸಹ ಮನೆಯವರ ಅಂಕೆಯುಂಟು; ದಾರಿಯಲ್ಲಿ ನಾವು ಸರ್ವ ಸ್ವತಂತ್ರರು.

ಸವಾರಿ ಗಾಡಿಗಳೂ ಭರ್ತಿ ಗಾಡಿಗಳೂ ಸಾಧಾರಣವಾಗಿ ಸಂಜೆ ಏಳೂವರೆ ಘಂಟೆಗೆ ಮೈಸೂರಿನಿಂದ ಹೊರಡುವ ಪದ್ಧತಿ. ಆಗ ಕಳ್ಳರ ಕಾಟ ಹೆಚ್ಚಾಗಿದ್ದುದರಿಂದ ಒಂಟಿಗಾಡಿಗಳು ಹೊರಡುವುದು ಅಸರೂಪ. ಎಡತೊರೆ, ಹೊಸ ಅಗ್ರಹಾರ ಮುಂತಾದ ಕಡೆಯಿಂದ ಬಂದ ಗಾಡಿಗಳು ಐವತ್ತು ಅರುವತ್ತಾದರೂ ಇರುತ್ತಿದ್ದುವು. ಪ್ರತಿಯೊಂದು ಗಾಡಿಗೂ ಮಗ್ಗುಲಲ್ಲಿ ಹೆಬ್ಬಿರಳು ಗಾತ್ರದ ಕಕ್ಕಡದ ದೀಪ. ಉಕ್ಕಡವನ್ನು ದಾಟಿದೊಡನೆಯೇ ಅದನ್ನು ಆರಿಸಿಬಿಡುವರು. ಊರನ್ನು ಬಿಟ್ಟಮೇಲೆ ಈ ಕಕ್ಕಡಗಳ ಸುಳಿವೇ ಇಲ್ಲದಿದ್ದರೂ ಗಾಡಿಯ ಚೌಕದಲ್ಲೇನೋ ಅವುಗಳ ಸಂಭ್ರಮ ಹೇಳತೀರದು. ಹೊತ್ತಿಳಿದಮೇಲೆ ಹೊರಡುವವರೆಗೂ ಗಾಡಿಯವರು ಕಕ್ಕಡಗಳನ್ನು ಹಿಡಿದುಕೊಂಡು ದೀಪದ ಮಲ್ಲಿಗಳಂತೆ ಅಲ್ಲಲ್ಲಿಯೇ ನಿಂತಿರುತ್ತಾರೆ; ಇಲ್ಲವೆ ಕೊಳ್ಳಿಯ ದೆವ್ವಗಳಂತೆ ಸುತ್ತಾಡುತ್ತಿರುತ್ತಾರೆ.

ಒಂದೊಂದು ವೇಳೆ ಈ ಕಕ್ಕಡಗಳು ಆಯುಧಗಳಾಗಿ ಪರಿಣಮಿಸಿ ಸಣ್ಣ ಸಣ್ಣ ಹುಸಿಯುದ್ದಗಳಾಗುವುದೂ ಉಂಟು. ಗಾಡಿಗಳು ಹೊರಡುವುದಕ್ಕೆ ಮುಂಚೆ ಚೌಕದವನಿಗೂ ಗಾಡಿಯವರಲ್ಲಿ ಯಾವನಾದರೂ ಒಬ್ಬನಿಗೂ ಜಗಳವಾಗಲೇ ಬೇಕು; ಪ್ರಯಾಣಕ್ಕೆ ಇದೊಂದು ಅವಶ್ಯಕವಾದ ಉಪಕರಣವೆಂದೇ ನಾನು ಭಾವಿಸಿದ್ದೆ. ಆ ಚೌಕದ ಮಾಲೀಕಳಾದ ಮುದುಕಿಯೊಬ್ಬಳ ನೆನಪು ನನ್ನ ಮನಸ್ಸಿನಲ್ಲಿ ಚೆನ್ನಾಗಿ ನಿಂತಿದೆ. ಆಕೆಗೆ ಮುಪ್ಪಿನಿಂದ ಬೆನ್ನು ಬಿಲ್ಲಿನಂತೆ ಬಾಗಿ, ಹಲ್ಲು ಬಿದ್ದುಹೋಗಿ, ಮೈಯೆಲ್ಲಾ ಸುಕ್ಕುಗಟ್ಟಿ ವಿಕಾರವಾದ ರೂಪ ಬಂದಿತ್ತು. ಆದರೂ ಅವಳ ನಡೆನುಡಿಯಲ್ಲಿ ಎನೋ ಒಂದು ಅದ್ಭುತವಾದ ಚಟುವಟಿಕೆಯಿದ್ದದ್ದರಿಂದ ಅವಳ ಮುಖವನ್ನು ನೋಡಿದವರಿಗೆ ಮರುಕಕ್ಕೆ ಬದಲಾಗಿ ಭಯವುಂಟಾಗುತ್ತಿತ್ತು. ನಾನು ಚಿಕ್ಕವನಾಗಿದ್ದಾಗ, ಆ ಗಾಡಿಯ ಚೌಕದಲ್ಲಿ ಕಾಲಿಟ್ಟ ವರೆಲ್ಲಾ ಅವಳ ಮಂತ್ರಶಕ್ತಿಗೆ ಒಳಗಾಗುವರೆಂದೂ, ಅವಳು ಸರಮಾಂಸ ಭಕ್ಷಕಳಾದ ಮಾಟಗಾತಿಯೆಂದೂ ನಂಬಿದ್ದೆನು. ಆಕೆಯನ್ನು ಎದುರಿಸಿ ಜಗಳವಾಡಿ ಗೆದ್ದವರನ್ನು ನಾನು ಕಾಣೆ. ಅವಳಲ್ಲದೆ ಅವಳ ಕಡೆಯವರು ಇನ್ನು ಯಾರಾದರೂ ಇದ್ದರೆ ಗಾಡಿಯವರ ಪೌರುಷಕ್ಕೆ ಎಣೆಯೇ ಇಲ್ಲ. ಅವಳು ಬಂದೊಡನೆಯೇ “ದುಡ್ಡು ಮಡಗೋತನಕ ಗಾಡಿ ಬಿಡಾಕಿಲ್ಲ ಕನಯ್ಯ” ಎಂದು ಸಂಶಯಕ್ಕೆ ಆಸ್ಪದವೇ ಇಲ್ಲದಂತೆ ಹೇಳಿ ಅವರ ಸೂಲು ಅಡಗಿಸಿಬಿಡುತ್ತಿದ್ದಳು. ಅವಳ ಕೈಯಿಂದ ವಾರಾದ ಮೇಲೆ ಹೊರಡುವ ಸಂಭ್ರಮ. ಜೊತೆಯವರನ್ನು ಅವಸರಿಸುವುದು, ಎತ್ತುಗಳಿಗೆ ಕೋಪದ ಮತ್ತು ಪ್ರೀತಿಯ ಬೈಗುಳದ ಜೊತೆಗೆ ಅಲ್ಲಲ್ಲೇ ಚಾವಟಿಯ ಪ್ರದರ್ಶನ—ಇವೆಲ್ಲಾ ಆದಮೇಲೆ ಒಂದೊಂದಾಗಿ ಗಾಡಿಗಳು ಹೊರಡುವುವು.

ಊರನ್ನು ದಾಟಿ ಸಾಲುಮರದ ರಸ್ತೆಯನ್ನು ಸೇರುವವರೆಗೂ ಸವಾರಿ ಕುಳಿತಿರುವವರಿಗೆ ಸೆರೆಮನೆಯಲ್ಲಿದ್ದಂತೆ ತೋರಿ ಮನಸ್ಸಿಗೆ ಸ್ವಲ್ಪ ಜುಗುಪ್ಸೆಯಾಗುವುದು. ಆದರೆ ಅದು ಹೆಚ್ಚು ಹೊತ್ತು ನಿಲ್ಲುವುದಿಲ್ಲ. ಅರಾರಾ ಕಚೇರಿ ಕಳೆಯಿತು....ದಿವಾನರ ಬಂಗಲೆಯೂ ಕಳೆಯಿತು. ಇನ್ನು ಮುಂದೆ ವೋಲೀಸಿನವರ ಕಾಟವಿಲ್ಲವೆಂದು ಕೆಲವರೆಲ್ಲಾ ದೀಪಗಳನ್ನು

ಆಲ್ಲಿಯೇ ಆರಿಸಿಬಿಡುವರು. ಆದರೂ ನಾವು ಪಟ್ಟಣದ ಸಂಕಲೆಗಳಿಂದ ಸಂಪೂರ್ಣವಾಗಿ ಬಿಡುಗಡೆ ಹೊಂದಬೇಕಾದರೆ ಉಕ್ಕಡವನ್ನು ದಾಟಿ ವಿದ್ಯುಚ್ಛಕ್ತಿಯ ಸುಳಿವೇ ಇಲ್ಲದ ಸ್ಥಳವನ್ನು ಸೇರಬೇಕು. ಉಕ್ಕಡವನ್ನು ದಾಟಿದಮೇಲೂ ಗಾಡಿಯವರು ತಮ್ಮ ಬತ್ತದ ವ್ಯಾಪಾರ, ದಳ್ಳಾಳಿಯು ತಮಗೆ ಮೋಸಮಾಡಲು ಯತ್ನಿಸಿದ್ದು, ತಾವು ಅವನ ಕಣ್ಣಿಗೇ ಮಣ್ಣು ಹೊಯ್ದದ್ದು, ಬಟ್ಟೆಯ ವ್ಯಾಪಾರಕ್ಕೆ ಹೋಗಿ 'ಪೆಗ್ಗಿ' ಬಿದ್ದದ್ದು— ಮುಂತಾದ ವಿಷಯಗಳನ್ನು ಚರ್ಚಿಸುತ್ತಿರುವರು. ಕಡಲೆಪುರಿ ಬಿಲ್ಲವನ್ನೂ ಕಲ್ಯಾಣಿಸೇವೆಯನ್ನೂ ತಿಂದು ಚುಟ್ಟಿಗೆ ಸುತ್ತಿಕೊಳ್ಳಲು ಒಂದು ಕುಚ್ಚು ಹೂವನ್ನು ಕೊಂಡಿರುವ ನಿಮ್ಮ ಮಾತಲಿಯು ಒಂದೊಂದು ವೇಳೆ ನಿಮ್ಮನ್ನೂ ಸಂಭಾಷಣೆಗಳೆದು “ಪ್ಯೂಸೂರು ಷಹರಿಗೆ ಬಂದಮೇಲೆ ಖುಸಿ ಮಾಡಬೇಕು ಕನ್ನಾಸಿ, ಇವತ್ತಿದ್ದಹಂಗೆ ನಾಳೆ ಇದ್ದೇವಾ, ತಲೆ ನರತ ಮೇಲೇನೈತೆ ಖುಸಿ!” ಎಂದು ಉಪದೇಶ ಮಾಡುವುದೂ ಉಂಟು. ರಾತ್ರೆಯು ಏರುತ್ತಾ ಏರುತ್ತಾ ಅವರ ಚರ್ಚೆಯೂ ಸಂಭಾಷಣೆಯೂ ಕಡಿಮೆಯಾಗುತ್ತಾ ಬರುತ್ತವೆ. ನಿದ್ರೆಯನ್ನು ತಡೆಯಲು ಗಾಡಿಯವರು ಪದಗಳನ್ನು ಹೇಳಲು ಪ್ರಾರಂಭಿಸುತ್ತಾರೆ. ನಿಶ್ಯಬ್ದವಾದ ರಾತ್ರಿಯ ಗಾಳಿಯಲ್ಲಿ ಒಂದು ವಿಧವಾದ ಶೈಥಿಲ್ಯವಿದ್ದಂತೆ ತೋರಿ ಹಾಡುಗಾರನ ಕಂಠದಲ್ಲಿ ಪ್ರತಿಯೊಂದು ಪಲುಕೂ ಸ್ಪಷ್ಟವಾಗಿ ಕೇಳಿಬರುತ್ತದೆ. ಹಿಂದಿನ ಗಾಡಿಯವನು 'ಗಂಟಿ ಎಂಟಾಯಿತು ಅಂಟಿಸದಿದ್ದಲ್ಲಿ ತಂಟಿಮಾಡುತ್ತಾರೆ ಪೋಲೀಸೋರು' ಎಂದು ಹೇಳಿ ನಿಲ್ಲಿಸಿದರೆ ಮುಂದಿನ ಗಾಡಿಯವನು ಅದೇ ಚರಣವನ್ನೆತ್ತಿ ರಾಗವಾಗಿ ಎಳೆದು ಹೇಳುವನು. ಅನಂತರ ಹಿಂದಿನ ಗಾಡಿಯವನು ಮುಂದಿನ ಚರಣವನ್ನೆತ್ತುವನು. ಆ ರಾತ್ರಿಯ ಅವರಣದಲ್ಲಿ ಗಾಡಿಯ ಕರ್ಕಶ ಶಬ್ದವೂ ಗಾಯಕರ ಕೊರಳ ದನಿಗೆ ಹೊಂದಿಕೊಂಡಂತೆ ತೋರಿ ಆ ಹಾಡುಗಳಲ್ಲಿ ಅವರ್ಣನೀಯವಾದ ಮಾಧುರ್ಯವಿರುತ್ತದೆ. ಸ್ವಲ್ಪ ಹೊತ್ತು ಕಳೆದಮೇಲೆ ಗಾಡಿಯವರಿಗೆ ಹಾಡುವುದು ಬೇಸರವಾಗಿ ಪದಗಳು ಒಂದೊಂದಾಗಿ ನಿಂತುಹೋಗುತ್ತವೆ. ಸ್ವಲ್ಪಹೊತ್ತು ಅಲ್ಲೊಬ್ಬರು ಇಲ್ಲೊಬ್ಬರು ಏನೋ ಮಾತಾಡಿಕೊಳ್ಳುತ್ತಿದ್ದು ಅನಂತರ ಸ್ವಲ್ಪ ಜಂಪರ ಬಂದಂತಾಗಿ ಗಾಡಿಯವರು ಮೂಕಿಯ ಮೇಲೆಯೇ ಕುಳಿತು ತೂಕಡಿ

ಸುತ್ತಾರೆ. ಎತ್ತುಗಳು ಮುಂದಿನ ಗಾಡಿಯ ಉದಾಹರಣೆಯನ್ನು ಸುಸರಿಸಿ ಚಾಚೂ ತಪ್ಪದಂತೆ ಗಾಡಿಯನ್ನು ತುಯ್ಯುತ್ತಿರುವುವು. ನಿಶ್ಯಬ್ದತೆ ಜಗತ್ತನ್ನು ಸಂಪೂರ್ಣವಾಗಿ ಆವರಿಸಿಕೊಳ್ಳುವುದು.

ಆಗ ನಾವು ರಾತ್ರಿಯ ಸೌಂದರ್ಯವನ್ನೂ ಶಾಂತಿಯನ್ನೂ ಅನುಭವಿಸಲು ನಿರಾತಂಕವಾಗಿ ಮಲಗುವೆವು. ಮನಸ್ಸು ಭೂವ್ಯಾಕಾಶಗಳಲ್ಲಿ ಎಲ್ಲೆಲ್ಲಿಯೂ ಸಂಚರಿಸುವುದು. ಮೇಲೆ ಸಕ್ಷತ್ರಗಳು ಅದೇನು ದಿವ್ಯವಾದ ಹೊಳಪಿನಿಂದ ಧಳಧಳಿಸುತ್ತಿವೆ! ಅಲ್ಲೇನಾದರೂ ಜನಗಳು ವಾಸಿಸುತ್ತಿದ್ದರೆ ಅವರೂ ನಮ್ಮ ಭೂಮಿಯನ್ನು ಹೀಗೆ ನೋಡಿ ಆನಂದ ಪಡುವರೇನೋ....ನಾಳೆ ಊರಿಗೆ ಹೋದಮೇಲೆ ಬೆಳುದಿಂಗಳಿನ ಮತ್ತು ನಕ್ಷತ್ರಗಳ ಸೌಂದರ್ಯವನ್ನು ಸವಿಯುವುದಕ್ಕೆ ಯಾವ ಅಡಚಣೆಯೂ ಇಲ್ಲ.....ಅಲ್ಲಿ ನನಗೆ ಸಂಪೂರ್ಣ ಸ್ವಾತಂತ್ರ್ಯ; ಬೆಳಗ್ಗೆ ಈಜುವುದಕ್ಕೆ ಹೋಗುವುದು; ಸಂಜೆ ತೋಟಕ್ಕೆ ಹೋಗಿ ಎಳನೀರು ಕುಡಿಯುವುದುರಾಮಮಂದಿರದ ಹಳೆಯ ತಂಬೂರಿಯನ್ನು ಶ್ರುತಿಮಾಡಿಕೊಂಡು ಹುಚ್ಚು ಹುಚ್ಚಾಗಿ ಹಾಡು ಹೇಳುವುದು,....ಹೀಗೆ ಯೋಚನೆಗಳು, ಒಂದೊಂದಾಗಿ ಮನಸ್ಸಿಗೆ ಒಂದು ಮತ್ತೆ ಎಲ್ಲಿಯೋ ಹೊರಟುಹೋಗುವುವು. ಈಗ ಗಾಡಿಯವನು ಅದೇನೋ ಕನವರಿಸಿಕೊಳ್ಳುತ್ತಿದ್ದಾನೆ, ತನ್ನ ಚೆನ್ನಿಯನ್ನು ನೆನೆಯುತ್ತಿರಬಹುದು. ನನಗೂ ಒಂದು ದಿನ ಅಂಥ ಹುಚ್ಚು ಹಿಡಿಯುವುದೇನೋ! ಒಂದಲ್ಲ ಒಂದು ದಿನ ಚೆಲುವಯೊಬ್ಬಳು ನನ್ನ ಕೈಹಿಡಿಯುತ್ತಾಳೆ. ಎಲ್ಲಿ ಬೆಳೆಯುತ್ತಿರುವಳೋ ಆ ಬಯಕೆಯ ಹೆಣ್ಣು! ಹೇಗಿರುವಳೋ! ನನ್ನ ಕಲ್ಪನೆಯ ಚಿತ್ರದಂತೆಯೇ ಬಿಳಿಯ ಸಂಪಗೆ ಹೂವಿನ ವರ್ಣವೂ ಚೆಂದುಟಿಗಳೂ ನಕ್ಷತ್ರಗಳಂತೆ ಹೊಳೆಯುವ ಕಣ್ಣುಗಳೂ ಉಳ್ಳ ಕೃಶಾಂಗಿಯಿರಬಹುದೆ! ನಾನು ಪ್ರೀತಿಸುವ ಹೆಸರಿನವಳೆ? ಮುಂದೆ ನನ್ನ ಮನೆಯನ್ನು ಬೆಳಕುಮಾಡಲು ಅವಳನ್ನು ಕರೆತರುವಾಗ ಹೀಗೆಯೇ ಪ್ರಯಾಣಮಾಡುವೆವೇನೋ! ಅವಳು ಸವಿಾಪದಲ್ಲಿದ್ದರೆ ಗಾಡಿ ಎಷ್ಟು ನಿಧಾನವಾಗಿ ಬೇಕಾದರೂ ಸಾಗಲಿ....ಈ ಯೋಚನೆಗಳೂ ಹೊತ್ತೇರಿದ ಹಾಗೆ ಮಂಕಾಗುತ್ತ ಒಂದು ಮನಸ್ಸಿನಲ್ಲಿ ಒಂದು ಬಗೆಯ ಶಾಂತಿಯೂ ಆನಂದವೂ ಮೂಡುವುವು. ರಾತ್ರಿಯ ಆವರಣದಲ್ಲಿ, ಚಿಟ್ಟೆಗಳ ಸಂತತವಾದ

ಕೂಗಿನಲ್ಲಿ, ಗಾಡಿಯ ಶಬ್ದದಲ್ಲಿ, ನಾವು ಲೀನರಾದಂತಿರುವುದು; ಆದ್ಯಂತ ದೇಹವೂ ನಶಿಸಿಹೋಗಿ, ಬೆಳುದಿಂಗಳು ಸುರಿಯುತ್ತಿರುವ ನೀಲಾಕಾಶ ದೊಡನೆ ನಾವು ಬೆರೆದುಹೋಗುವೆವು. ಹಾಗೆಯೇ ನಿದ್ರೆ ಬರುವುದು. ಒಂದೆರಡು ಘಂಟೆಗಳಾದಮೇಲೆ ಗಾಡಿ ಯಾವುದೋ ಕಲ್ಲಿನ ಮೇಲೆ ಉರುಳಿದಂತಾಗಿ ನಮಗೆ ಎಚ್ಚರವಾಗುವುದು. ಆಗ ನಾವು ಸ್ಪಷ್ಟಪ್ರಪಂಚ ದಲ್ಲಿದ್ದರೂ ಅದು ನಮಗೆ ಕನಸಿನ ಪ್ರಪಂಚದಂತೆಯೇ ತೋರುವುದು. ಮುಂದೆ ಕಪ್ಪನೆಯ ರಾಶಿಗಳಂತೆ ತೋರುವ ಸಾಲುಮರಗಳು; ಮರಗಳ ಮತ್ತು ಎಲೆಗಳ ನಡುವೆ ಕದ್ದು ತೂರಿಬಂದು ರಸ್ತೆಯ ಮೇಲೆ ಚಲನಚಿತ್ರಗಳನ್ನು ರಚಿಸುವ ಬೆಳುದಿಂಗಳು; ಅದೇ ರಸ್ತೆ, ಅದೇ ಆಕಾಶ—ನಾವು ಅಷ್ಟು ಹೊತ್ತು ಪ್ರಯಾಣಮಾಡದೆ, ಇದ್ದ ಕಡೆಯೇ ಇದ್ದಂತೆ ತೋರುತ್ತದೆ. ಜೊತೆಯ ಗಾಡಿಗಳು ಮುಂದೆ ಹೊರಟುಹೋಗಿರಬೇಕು. ನಮ್ಮ ಗಾಡಿ ಒಂಟಿಯಾಗಿದೆ. ಇಲವಾಲಕ್ಕೂ ಎಡತೊರೆಗೂ ನಡುವೆ ಇರುವ ಬೋರೆಯು ಕಳ್ಳತನಕ್ಕೆ ಪ್ರಸಿದ್ಧವಾದ ಸ್ಥಳ. ಗಾಡಿಯವನು “ಎಚ್ಚರಾಗಿದ್ದೀರ ಸ್ವಾಮಿ, ಬಸಿ ಹುಷಾರಾಗಿರಿ, ಮುಂಜಿಮಾಡುವ ಜಾಗ ಇದು” ಎಂದು ಹೇಳುತ್ತಾನೆ. ಅವನ ಗ್ರಾಮ್ಯ ಭಾಷೆಯಲ್ಲಿ ಕಳ್ಳತನಕ್ಕೆ ‘ಮುಂಜಿ’ ಎಂದು ಹೆಸರು. ಅವನು ಹಿಂದಿನ ಕಾಲದ ಕಳ್ಳತನದ ಕಥೆಗಳನ್ನೆಲ್ಲಾ ಹೇಳುವನು. ಆ ಕಥೆಗಳಲ್ಲಿ ಬಂದ ಕಳ್ಳರೇನೋ ನಮ್ಮಂತೆಯೇ ಮನುಷ್ಯರೇ. ಆದರೆ ನಾನು ನೋಡದ ನನ್ನ ಕಲ್ಪನೆಯ ಕಳ್ಳರು ಮನುಷ್ಯರಲ್ಲ. ಅವರು ಹಿಂದೆ ಋಷ್ಯಾಶ್ರಮಗಳಿಗೆ ಬಂದು ಯಜ್ಞಕ್ಕೆ ಭಂಗತರುತ್ತಿದ್ದ ರಾಕ್ಷಸರಂತೆ ಕ್ರೂರಕರ್ಮಿಗಳು, ಕರಾಳಾಕೃತಿಯುಳ್ಳವರು. ಈ ರಾಕ್ಷಸರು, ಯವನ ಯಾಮಿನೀ ಕಥೆಗಳಲ್ಲಿ ಬರುವ ಒಂಟೆಗಣ್ಣಿನ ಭೂತಗಳು, ಇಂಗ್ಲಿಷ್ ಫೇರಿ ಕಥೆಗಳಲ್ಲಿ ಬರುವ ಫೋರರೂಪಿಗಳು—ಇವರೆಲ್ಲರಿಂದಲೂ ಅಂಶಗಳನ್ನು ಸಂಗ್ರಹಿಸಿ ನನ್ನ ಕಲ್ಪನೆಯು ಇಲವಾಲದ ಬೋರೆಯ ಕಳ್ಳರನ್ನು ಸೃಷ್ಟಿಸಿದ್ದಿತು. ಆಜಾಸುಬಾಹುಗಳೂ ಅರ್ಧ ನಗ್ನವಾದ ಕಾರ್ಗಪ್ಪಿನ ದೇಹವುಳ್ಳವರೂ ಆದ ಈ ಜನರು ಅಮಾವಾಸ್ಯೆಯ ಕಗ್ಗತ್ತಲಿನಲ್ಲಿ ತಮ್ಮ ಗುಹೆಗಳಿಂದ ಹೊರಟು ಇದ್ದಕ್ಕಿದ್ದಹಾಗೆಯೇ ಬರಸಿಡಿಲಿನಂತೆ ಗಾಡಿಯವರ ಮೇಲೆ ಎರಗಿ ಕಲ್ಲುಮಳೆಯನ್ನು ಕರೆದು ಗಾಡಿಯನ್ನು ಫುಡಿಮಾಡುವರು;

ಅವರ ಕೈಗೆ ಸಿಕ್ಕಿದವರು ಬದುಕುವ ಆಸೆಯಿಲ್ಲ. ನಾನು ಎಂದೂ ಕಳ್ಳರ ಕೈಗೆ ಸಿಕ್ಕದಿರುವುದರಿಂದ ನನ್ನ ಕಲ್ಪನೆಯ ಚಿತ್ರವು ಇನ್ನೂ ಸಂಪೂರ್ಣವಾಗಿ ಮಣ್ಣು ಗೂಡಲ್ಲ.

ಆ ಬೋರೆಯನ್ನು ಬಿಟ್ಟು ಸ್ವಲ್ಪ ಮುಂದೆ ಹೋದರೆ ಅಲ್ಲಿ ದೆವ್ವಗಳ ಕಾಟ ಹೆಚ್ಚು. ದಾರಿಯಪಕ್ಕದಲ್ಲಿ ಹುಲ್ಲುಹಸಲೆಯಮೇಲೆ ಅಲ್ಲಲ್ಲಿ ವೋಹಿನಿ ಕುಳಿತಿರುವುದುಂಟು. ನನ್ನ ವೋಹಿನಿಯು ರವಿವರ್ಮನ ಚಿತ್ರದವಳೋ ಅಥವಾ ಜನಗಳ ಕಥೆಯವಳೋ ಚೆನ್ನಾಗಿ ನೆನಪಿಲ್ಲ. ಅಂತೂ ಅವಳು ರವಿವರ್ಮನ ವೋಹಿನಿಯಂತೆಯೇ ಬಲು ಸುಂದರಿ. ಬೆಳುದಿಂಗಳಿನಂತೆಯೇ ದಿವ್ಯಧಾವಳ್ಯವುಳ್ಳ ತೆಳ್ಳನೆಯ ಸೀರೆಯನ್ನು ಟ್ಟಿರುವಳು; ಕಂಚುಕವಿಲ್ಲ; ಕೂದಲು ಗಂಟಿನಲ್ಲಾಗಲಿ ಚಡೆಯಲ್ಲಾಗಲಿ ಬಂಧನಕ್ಕೆ ಸಿಕ್ಕದೆ ಅವಳ ಬೆನ್ನಮೇಲೂ ಹೆಗಲಮೇಲೂ ಎದೆಯಮೇಲೂ ಹರಿಯುತ್ತಿದೆ; ಮುಂಗುರುಳುಗಳು ಗಾಳಿಯಲ್ಲಿ ಸ್ವಲ್ಪ ಚೆದರಿ ಸುಳಿಸುಳಿಯಾಗಿ ಮತ್ತೆ ಕೂದಲನ್ನು ಸೇರಿಕೊಳ್ಳುತ್ತಿವೆ. ಅವಳ ತುಟಿಗಳು ತಾಂಬೂಲದ ರಾಗದಿಂದ ಕೆಂಪಾಗಿವೆ; ಕೈಯಲ್ಲಿಯೂ ಎಲೆ ಅಡಕೆಯನ್ನು ಮಡಿಸಿ ಸಿದ್ಧವಾಗಿಟ್ಟು ಕೊಂಡಿದ್ದಾಳೆ. ಅವಳು ಯಾರೊಡನೆಯೂ ಮಾತಾಡುವುದಿಲ್ಲ. ಅವಳ ಕಣ್ಣಿನ ಕಟಾಕ್ಷವೂ ಅವಳ ಕೈಸನ್ನೆಯ ಭಾವಭಂಗಗಳೂ ನಾವು ಕೇಳದ ಅವಳ ಕೋಮಲ ಕಂಠಸ್ವರಕ್ಕಿಂತಲೂ ಹೆಚ್ಚಾಗಿ ನಮ್ಮನ್ನು ಸೆರೆಹಾಕಿ ಕೊಳ್ಳುವುವು. ಒಂಟಿ ಗಾಡಿಯವರೋ ಕಾಲುನಡಿಗೆಯ ಪಾಂಥರೋ ಬಂದರೆ ಆಕೆ ಅವರನ್ನು ಸನ್ನೆ ಮಾಡಿ ಕರೆದು ತಾಂಬೂಲವನ್ನು ನೀಡುತ್ತಾಳೆ. ಅದನ್ನು ಸ್ವೀಕರಿಸಿದವರು ಅವಳ ಬಲೆಗೆ ಸಿಕ್ಕಿ ಅಲ್ಲಿಂದ ಹದಿನೈದು ದಿನ ಗಳೊಳಗೆ ಸಾಯುವರು. ನಮ್ಮೂರಿಸವರು ಕೆಲವರು ಹಾಗೆ ಪ್ರಾಣ ಕಳೆದುಕೊಂಡದ್ದುಂಟು. ಎಷ್ಟೋವೇಳೆ ವೋಹಿನಿ ಕುಳಿತಿರುವ ಬಳಿಗೆ ಬಂದೊಡನೆಯೇ ಕಣ್ಣಿಗೆ ಏನೂ ಕಾಣದಿದ್ದರೂ ಗಾಡಿಯು ತಾನಾಗಿಯೇ ನಿಂತುಹೋಗುವುದಂತೆ. ನಾನು ದೊಡ್ಡವನಾಗುವ ವೇಳೆಗೆ ಈ ನವೀನ ಪ್ರಪಂಚದ ಅರಸಿಕತೆಗೆ ಜುಗುಪ್ಸೆಪಟ್ಟು ವೋಹಿನಿಯರು ಅಲ್ಲಿಗೆ ಬರುವುದನ್ನೇ ಬಿಟ್ಟಂತೆ ತೋರುತ್ತದೆ. ನನಗೆ ನನ್ನ ಜಿತೇಂದ್ರಿಯತ್ವವನ್ನು ಪ್ರದರ್ಶಿಸುವ ಸಮಯವು ಒದಗಲೇ ಇಲ್ಲ.

ಒಂಟಿ ಗಾಡಿಯವರಿಗೆ ನೋಹಿನಿಯ ಹೆದರಿಕೆ ಹೆಚ್ಚಾದರೂ ಅದಕ್ಕಿಂತಲೂ ಜಡೆಮುನಿಯಿಂದ ಅಸಾಯ ಹೆಚ್ಚು. ಒಂದೊಂದು ವೇಳೆ ಜಡೆಮುನಿಯ ಪರಿವಾರವು ರಸ್ತೆಯನ್ನು ಸಂಪೂರ್ಣವಾಗಿ ಅಡ್ಡಗಟ್ಟಿ ನಿಂತುಬಿಡುವುದುಂಟು. ಆಗ ಗಾಡಿಯಲ್ಲಿರುವವರು ಧೈರ್ಯಸ್ಥರಲ್ಲದಿದ್ದರೆ ಎಲ್ಲರೂ ರಕ್ತಕಾರಿ ಸತ್ತುಹೋಗುವರು. ನಮ್ಮೂರ ಕಡೆಯ ಜಡೆ ಮುನಿಯು ಇತರ ಮುನಿಗಳಂತೆ ಬಡದವ್ವಲ್ಲ. ಪ್ರೇತಪ್ರಪಂಚದಲ್ಲಿ ಅದಕ್ಕೆ ರಾಜನುರಾಧಿಯುಂಟು. ಅದರ ವಾಸ ನಮ್ಮೂರಿಗೂ ಕೃಷ್ಣರಾಜಪೇಟೆಗೂ ನಡುವೆ ಇರುವ ಬಿಳ್ಳಿಬೆಟ್ಟದಲ್ಲಿ. ಅದರ ರಾತ್ರಿಯ ಕಾಲದ ಕಾರ್ಯಕ್ರಮ ನಮ್ಮೂರಿನವರಿಗೆಲ್ಲರಿಗೂ ಗೊತ್ತು. ಸುಮಾರು ಹನ್ನೆರಡು ಘಂಟೆಗೆ ಆದು ತನ್ನ ಗುಹೆಯನ್ನು ಬಿಟ್ಟು ಹೇಮಾವತಿ ನದಿಗೆ ಬಂದು ಅಲ್ಲಿ 'ಕೃಷ್ಣ ಭಟ್ಟನ ಮಡು' ವಿನಲ್ಲಿ ಮುಳುಗಿರುವ ಕಂಚಿನ ತೇರನ್ನು ಎಳೆದು ಮೇಲಕ್ಕೆ ಹಾಕಲು ಯತ್ನಿಸುತ್ತದೆ. ಇದುವರೆಗೂ ಆ ಪ್ರಯತ್ನವು ಸಫಲವಾಗದಿದ್ದರೂ ಮಡುವಿನ ನೀರೇನೋ ಮುನಿಯ ಎಳೆದಾಟದಿಂದ ಯಾವಾಗಲೂ ಸ್ವಲ್ಪ ಕಡಡಿದಂತೆಯೇ ಕಾಣುವುದಂತೆ. ಈ ಕರ್ತವ್ಯವಾದ ಮೇಲೆ ಮುನಿಯು ಸ್ನಾನ ಜಪಗಳನ್ನು ತೀರಿಸಿಕೊಂಡು ನಮ್ಮೂರಿನ ಸೋಮೇಶ್ವರನ ಗುಡಿಗೆ ಬಂದು ಅಲ್ಲಿ ದೇವರಿಗೆ ಅಭಿಷೇಕಮಾಡಿ ಅನಂತರ ಎಡತೊರೆಯ ಕಡೆಗೆ ಹೋಗುವುದು. ಅಲ್ಲಿ ಆರ್ಕೇಶ್ವರನ ಪೂಜೆಮಾಡಿದ ಮೇಲೆ ಬೆಳಗಿನ ಜಾವದ ವೇಳೆಗೆ ಮತ್ತೆ ತನ್ನ ಗುಹೆಗೆ ಹೊರಟು ಹೋಗುವುದು. ನಮ್ಮೂರ ಗಾಡಿಯವರು ಜಡೆಮುನಿಯನ್ನು ಕಂಡಿರುವುದು ಸಾಧಾರಣವಾಗಿ ಎಡತೊರೆಯ ಬಳಿಯಲ್ಲಿ. ಅವರ ವರ್ಣನೆ ನಿಜವಾದರೆ ಮುನಿಯ ವೈಭವವು ರಾಜವೈಭವದಂತೆಯೇ ಇರಬೇಕು. ಜಡೆಮುನಿಯು ಬಹು ಲಕ್ಷಣವಾಗಿ ಕಾಣುವ ಗಂಡು ದೆವ್ವ. ಬಿಳಿಯ ವರ್ಣ, ಕೊರಳಿನಲ್ಲಿ ರುದ್ರಾಕ್ಷಿ, ಹಣೆಯಲ್ಲಿ ಶುಭ್ರವಾಗಿ ಕಾಣುವ ವಿಭೂತಿ, ಹುಬ್ಬಿನ ನಡುವೆ ಕುಂಕುಮ—ನೋಡಿದರೆ ಉತ್ತಮನಾದ ಶ್ರೋತ್ರಿಯನಂತೆಯೇ ಕಾಣುತ್ತದೆ. ನಮಗೂ ಅದಕ್ಕೂ ಇರುವ ವ್ಯತ್ಯಾಸವಿಷ್ಟೆ: ಅದಕ್ಕೆ ಬೆನ್ನೂ ಹಿಮ್ಮಡಿಯೂ ಮುಂದಾಗಿ ಎದೆಯೂ ಕಾಲ್ಪೆರಳುಗಳೂ ಹಿಂದಾಗಿ ಇರುತ್ತವೆ. ಇದಲ್ಲದೆ ಜಡೆಮುನಿಯು

ಸ್ತ್ರೀಯರಂತೆ ಮಧ್ಯದಲ್ಲಿ ಬೈತಲೆ ತೆಗೆದು ಜುಟ್ಟನ್ನು ನಾಲ್ಕೈದು ಜಡೆಯಾಗಿ ಹೆಣೆದುಕೊಂಡಿರುತ್ತದೆ. ಈ ಜಡೆಗಳು ಸುಮಾರು ಸಾನೂರು ಐನೂರು ಅಡಿ ಉದ್ದವಿರುತ್ತವೆ. ಜಡೆಮುನಿಯು ನಾಲ್ಕು ದೆವ್ವಗಳು ಹೊತ್ತಿರುವ ಪಲ್ಲಕ್ಕಿಯಲ್ಲಿ ಕುಳಿತು ಪ್ರಯಾಣಹೊರಡುವುದು. ಮುಂದೆ ನೂರಾರು ಕೊಳ್ಳಿದೆವ್ವಗಳು ಉರಿಯುತ್ತ ಹೋಗುತ್ತವೆ. ಹಿಂದುಗಡೆ ಯಲ್ಲೂ ಪಕ್ಕದಲ್ಲೂ ದೆವ್ವಗಳು ಮುನಿಯ ಜಡೆಯನ್ನು ಹೊತ್ತುಕೊಂಡು ನಡೆಯುತ್ತವೆ. ಆ ಮೆರವಣಿಗೆಯು ರಸ್ತೆಯ ಮಧ್ಯದಲ್ಲಿ ವೇಗವಾಗಿ ಹೋಗುತ್ತಿದ್ದರೂ ಜನರ ಕಣ್ಣಿಗೆ ಎಷ್ಟೋ ವೇಳೆ ಏನೂ ಕಾಣಿಸುವುದಿಲ್ಲ; ಮಾತಿನ ಶಬ್ದವಾಗಲಿ ನಡಿಗೆಯ ಶಬ್ದವಾಗಲಿ ಕೇಳುವುದಿಲ್ಲ. ಭಯಂಕರ ವಾದ ಸುಂಟರಗಾಳಿ ಬೀಸಿದಂತೆ ಮಾತ್ರ ಅನುಭವವಾಗುವುದು. ಒಂದೊಂದು ವೇಳೆ ಇದ್ದಕ್ಕಿದ್ದ ಹಾಗೆ ಕೊಳ್ಳಿಯ ದೆವ್ವಗಳು ಜ್ವಲಿಸಿದಾಗ ಆ ಮೆರವಣಿಗೆಯು ಅದೃಷ್ಟಹೀನರ ಕಣ್ಣಿಗೆ ಕಾಣುವುದು. ಆ ಜನರು ಧೈರ್ಯಸ್ಥರಾದರೆ ಮುನಿಯನ್ನು ವಶಮಾಡಿಕೊಳ್ಳುವ ಮಾರ್ಗವುಂಟು. ಅಮಾವಾಸ್ಯೆಯ ದಿನ ಅದರ ಜಡೆಯನ್ನು ಸ್ವಲ್ಪ ಕತ್ತರಿಸಿ ಇಟ್ಟುಕೊಂಡರೆ ಮುನಿಯು ಎಂದೆಂದಿಗೂ ನಮ್ಮ ಸೇವೆಯಲ್ಲಿ ನಿಲ್ಲುತ್ತದೆ. ನಮ್ಮೂರ ಸಿಂಗನು ಎಡತೊರೆ ತೋಪಿನ ಬಳಿ ಗಾಡಿ ಹೊಡೆದುಕೊಂಡು ಹೋಗುತ್ತಿದ್ದಾಗ ಗಾಡಿಯ ಬಳಿ ಹರಿದುಬಿದ್ದಿದ್ದ ಜಡೆಯ ಕೂದಲನ್ನು ಕತ್ತರಿಸಿ ಕೊಂಡನಂತೆ. ಅಂದಿನಿಂದ ಅವನ ಹೊಲದಲ್ಲಿ ಕಾಳಿನ ಪೈರು ಎಲ್ಲಾಕಡೆ ಗಿಂತಲೂ ಹುಲುಸಾಗಿ ಬೆಳೆದು ಅವನು ಊರಿಗೆ ದೊಡ್ಡ ಕುಳವಾದನು. ಆದರೆ ಅವನು ಸಾಯುವಾಗ ಮಾತ್ರ ಮುನಿಯು ಬಂದು ನಾರಾಯಣ ಸ್ಮರಣೆಮಾಡಲು ಅವಕಾಶಕೊಡದೆ ಅವನ ನಾಲಗೆಯನ್ನು ಹಿರಿದು ಬಿಟ್ಟಿತಂತೆ. ಇದನ್ನೆಲ್ಲಾ ಬಲ್ಲ ಗಾಡಿಯವರು ಎಡತೊರೆಯ ತೋಪಿಗೆ ಬಂದರೆ ಎಡಗೈಯಲ್ಲಿ ಜೀವ ಹಿಡಿದುಕೊಂಡೇ ಗಾಡಿ ಹೊಡೆಯುತ್ತಾರೆ. ಆ ತೋಪಿನಲ್ಲಿ ಹಗಲು ಹೊತ್ತಿನಲ್ಲೇ ದೆವ್ವ ಕುಣಿಯುತ್ತದೆಂದು ಪ್ರತೀತಿ. ನಾವು ಆ ಸ್ಥಳಕ್ಕೆ ಒಂದೊಂದು ವೇಳೆ ಅರುಣೋದಯದ ಸಮಯಕ್ಕೆ ಬರುವುದುಂಟು. ಆ ವೇಳೆಗೆ ಮೂಡಲಿನ ಅಸ್ಪಷ್ಟ ಕಾಂತಿಯು ಮರಗಳ ನಡುವೆ ಅಲ್ಪ ಸ್ವಲ್ಪ ಕಾಣುವುದು. ಆ ಮೂಡಲ ಹಿನ್ನೆಲದಲ್ಲಿ ಮರಗಳು

ಇದ್ದದ್ದೂ ಕಷ್ಟಾಗಿ ಕಾಣುವುವು. ಮರಗಳ ಕೊಂಬೆಗಳಲ್ಲಿ ದೆವ್ವಗಳು ಅವಿತುಕೊಂಡು ನಮ್ಮನ್ನು ಕ್ರೂರ ದೃಷ್ಟಿಯಿಂದ ನೋಡುತ್ತಿರುವವೆಂದೇ ನನ್ನ ಭಾವನೆ. ಯಾವ ಘಳಿಗೆಯಲ್ಲಿ ಅವು ಗಾಡಿಯೊಳಕ್ಕೆ ಸಿಗಿದು ನಮ್ಮ ಕತ್ತನ್ನು ಮುರಿದುಹಾಕುವುವೋ! ನನ್ನ ಹೆದರಿಕೆಯೇನೋ ಬರಿಯ ಕಾರಣವಿಲ್ಲದ ಹೆದರಿಕೆಯಾಯಿತು. ಒಂದು ದಿನವೂ ದೆವ್ವಗಳು ನನ್ನ ಕಣ್ಣಿಗೆ ಬೀಳಲಿಲ್ಲ. ನಮ್ಮ ನವೀನ ಪ್ರಪಂಚವು ಎಲ್ಲಾ ವಿಧದಲ್ಲಿಯೂ ನೀರಸವಾದದ್ದು.

ಗಾಡಿಯವರು ಬೆಳಗ್ಗೆ ಒಂಬತ್ತು-ಹತ್ತು ಘಂಟೆಯವರೆಗೂ ಎಡತೊರೆಯಲ್ಲಿಯೇ ಇದ್ದು ಅನಂತರ ಮುಂದಕ್ಕೆ ಪ್ರಯಾಣಮಾಡುವುದೂ ಉಂಟು. ಗಾಡಿಯಲ್ಲಿರುವವರಿಗೆ ರಾತ್ರಿಯಲ್ಲಿ ಕಲ್ಪನೆಯ ಜೀವನವೇ ಹೆಚ್ಚಾದರೂ ಬೆಳಗಾದಮೇಲೆ ಅವರು ಬಾಹ್ಯಪ್ರಪಂಚದ ಜೀವನ ಸಂಪತ್ತನ್ನು ಮನದಣಿಯ ನೋಡಬಹುದು. ಅಲ್ಲಲ್ಲಿಯೇ ರಸ್ತೆಯ ಪಕ್ಕದಲ್ಲಿ ನೆಟ್ಟಿರುವ ಕಲ್ಲಿನ ಪೀರಗಳ ಮೇಲೆ ತಮ್ಮ ಹೂರೆಗಳನ್ನು ಇಳಿಕೆ ಕೂಲಿಯವರು ವಿಶ್ರಮಿಸಿಕೊಳ್ಳುತ್ತಿರುತ್ತಾರೆ. ಕೆಲವುಕಡೆ ಮರಗಳಕೆಳಗೆ ಸಣ್ಣ ಸಂಸಾರಗಳಿರುತ್ತವೆ. ಮೂರು ಕಲ್ಲುಗಳನ್ನು ಕೂಡಿಸಿ ಒಲೆಮಾಡಿ ಕೊಂಡು ತಾಯಿ ಅಡಿಗೆ ಮಾಡುತ್ತಿರುತ್ತಾಳೆ; ಮಕ್ಕಳು ಸುತ್ತಮುತ್ತ ಬಿದ್ದಿರುವ ಕಡ್ಡಿಗಳನ್ನು ಸೌದೆಗಾಗಿ ಆಯ್ದು ಕೂಡುತ್ತಿರುತ್ತಾರೆ. ಆ ತೋಪಿನ ಮರದ ಕೆಳಗೆ ಒಬ್ಬ ಯುವಕನು ತನ್ನ ಪ್ರೇಯಸಿಯೊಡನೆ ಕುಳಿತಿದ್ದಾನೆ. ಸೇವಂತಿಗೆಯ ದಂಡೆಯನ್ನು ಮುಡಿದು ಬಣ್ಣ ಬಣ್ಣದ ಸೀರೆಯನ್ನು ಟ್ಟಿರುವ ಆ ಹಳ್ಳಿಯ ಚೆಲುವೆಯು ಎಲೆ ಅಡಿಕೆಯಿಂದ ರಂಗಾದ ತನ್ನ ತುಟಿಗಳನ್ನು ಬಿರುಕಿಸಿ ಪ್ರಿಯನ ಕಡೆಗೆ ಹುಸಿಕೋಪದ ಓರೆನೋಟ ವನ್ನು ಬೀರುತ್ತಿದ್ದಾಳೆ. ದಾರಿಯುದ್ದಕ್ಕೂ ಈ ಬಗೆಯ ಚಿತ್ರಗಳು ಕಣ್ಣಿಗೆ ಬೀಳುತ್ತವೆ. ಈ ಮಾನವ ಜೀವನದ ಔತನವನ್ನು ಸವಿಯಬೇಕಾದರೆ ನಾವು ರೈಲಿನಲ್ಲೋ ಮೋಟಾರಿನಲ್ಲೋ ಸುಂಟರಗಾಳಿಗೆ ಸಿಕ್ಕಿದ ತರಗೆಲೆ ಗಳಂತೆ ತೂರಿಹೋಗಬಾರದು. ಆ ಪ್ರಯಾಣದಲ್ಲಿ ಮನಸ್ಸಿಗೆ ಬೇಕಾದ ವಿರಾಮವೂ ದಾರಿಗರೊಡನೆ ಸೌಹಾರ್ದವೂ ದೊರೆಯುವುದಿಲ್ಲ.

ಈಗಿನ ಜೀವನವು ವಿಚಿತ್ರತರವಾದ ಆತುರದ ಜೀವನ. ನಾವು ಒಂದು ಘಳಿಗೆ ಒಂದು ಕಡೆ ನಿಲ್ಲಲಾರದೆ ಅಲೆಯುತ್ತಿದ್ದೇವೆ. ಹಿಂದಿನ ಜೀವನದ ಸರಳತೆಯೂ ಏಕಮುಖತೆಯೂ ನಾಶವಾದಂತೆ ತೋರುತ್ತದೆ. ಈಗಿನ ಪ್ರಪಂಚದಲ್ಲಿ ವೇಗ ಹೆಚ್ಚು, ಸಂಪತ್ತು ಹೆಚ್ಚು; ಆದರೆ ಸೌಖ್ಯ ಹೆಚ್ಚೆಂದು ಹೇಳಲಾಗುವುದಿಲ್ಲ. ನಾವು ಹೊಸದಾಗಿ ಕಲ್ಪಿಸಿಕೊಂಡಿರುವ ಸುಖಸಾಮಗ್ರಿಗಳನ್ನು ಬಿಟ್ಟು ಮತ್ತೆ ಹಳೆಯ ಪದ್ಧತಿಗಳನ್ನೇ ಅನುಸರಿಸುವುದೇನೋ ಸಾಧ್ಯವಲ್ಲ. ಆದರೂ ಆಗಿನ ಒರಟು ಜೀವನದಲ್ಲಿಯೂ ಸಹ ಈಗ ನಮ್ಮಲ್ಲಿ ಕಾಣದಿರುವ ಒಂದು ಬಗೆಯ ಸೌಂದರ್ಯವಿತ್ತು; ಆದರ ಅನುಭವ ನಮಗೆ ಇಲ್ಲದ್ದಕ್ಕಾಗಿ ಮನಸ್ಸು ವ್ಯಸನಪಡುತ್ತದೆ. ಒಂದೊಂದು ವೇಳೆ ಕನಸಿನ ಪರದೆಯಂತೆ ಆ ಹಳೆಯ ನಾಗರಿಕತೆಯ ದೃಶ್ಯಗಳು ಕಣ್ಮುಂದೆ ನಿಲ್ಲುತ್ತವೆ. ಸಂತೋಷಕ್ಕೂ ಸೌಖ್ಯಕ್ಕೂ ಮನಸ್ಸೇ ಕಾರಣವಲ್ಲವೆ? ಒಂದೂರಿನಿಂದ ಮತ್ತೊಂದು ಊರಿಗೆ ಹತ್ತು ಘಂಟೆಯಲ್ಲಿ ಹೋಗುವುದಕ್ಕೆ ಬದಲಾಗಿ ಒಂದೇ ಘಂಟೆಯಲ್ಲಿ ಹೋದಮಾತ್ರಕ್ಕೆ ನಮ್ಮ ಸೌಖ್ಯ ಹೆಚ್ಚಿತೆ? ಆ ವೇಗದಲ್ಲಿ ನಾವು ಪ್ರಪಂಚದ ಜೀವನವನ್ನೂ ಸೌಂದರ್ಯವನ್ನೂ ಎಷ್ಟು ಉಪೇಕ್ಷಿಸಬೇಕಾಗುವುದೋ! ಇನ್ನು ಕೆಲವು ವರ್ಷಗಳಲ್ಲಿ ನಮ್ಮ ಹಳೆಯ ಜೀವನವು ಸಂಪೂರ್ಣವಾಗಿ ಮಾರ್ಪಾಡು ಹೊಂದಬಹುದು. ಎತ್ತುಗಳ ಕೊರಳಿನ ಗೆಜ್ಜೆಯ ಶಬ್ದ ಸಂಪೂರ್ಣವಾಗಿ ನಿಂತುಹೋಗಿ ಮೋಟಾರಿನ ಕೂಗು ಮಾತ್ರ ಕೇಳಬಹುದು. ಈ ಬದಲಾವಣೆಗಳು ನಡೆಯದಿರಲಾಗುವುದಿಲ್ಲ. ಆದರೆ ಸೌಧಗಳಲ್ಲಿ ವಾಸಿಸುವವರಿಗೆ ಆಗಾಗ ಮರದ ನೆರಳೂ ರುಚಿಸುವಂತೆ ಮೋಟಾರಿನಲ್ಲಿ ತಿರುಗುವವರಿಗೂ ಒಂದೊಂದು ವೇಳೆ ಗಾಡಿಯ ಪ್ರಯಾಣವು ರುಚಿಸಬಹುದು. ಆ ಶಾಂತಿ, ವಿರಾಮ, ಸರಳ ಸಹವಾಸ, ಪ್ರಕೃತಿಯ ಗಮನದಂತೆಯೇ ನಿಧಾನವಾದ ಪ್ರಗತಿ—ಇವು ನಮಗೆ ಸಂತೋಷದಾಯಕವಾಗಬಹುದು. ಈಗ ನನಗೆ ಮೋಟಾರಿನ ಕನಸಿಗಿಂತಲೂ ಕೆಲವು ವೇಳೆ ಗಾಡಿಯ ಪ್ರಯಾಣದ ಕನಸೇ ಹೆಚ್ಚಾಗಿದೆ. ಬೆಳುದಿಂಗಳಿನಲ್ಲಿ ನನೆದು ಹರಿಯುತ್ತಿರುವ ಹುಣ್ಣಿಮೆಯ ರಾತ್ರಿ, ಸಾಲುಮರಗಳ ನಡುವೆ ಸುತ್ತಿಸುತ್ತಿಕೊಂಡು ಹೋಗುವ ರಸ್ತೆ, ಒಳ್ಳೆಯ ಜಾತಿಯ ಎತ್ತುಗಳು ತುಯ್ಯುತ್ತಿರುವ ಗಾಡಿ, ಜೊತೆಯಲ್ಲಿ

ನನ್ನ ನಲ್ಲೆ ;—ಪ್ರಯಾಣವು ನಿಧಾನವಾದರೇನು, ನಿಶ್ಚಿತ ಸ್ಥಳವನ್ನು ಎಂದು ತಲಪಿದರೇನು, ತಲಪದಿದ್ದರೆತಾನೆ ಏನು?

ಕುರುಡ

ಮಧ್ಯಾಹ್ನ ಊಟವಾದಮೇಲೆ ಸ್ವಲ್ಪ ಹುರಿಗಾಳನ್ನು ಹತ್ತಿರ ಇಟ್ಟುಕೊಂಡು ನಾನೂ ಲಲಿತೆಯೂ ಪಗಡೆಯಾಟಕ್ಕೆ ಕುಳಿತೆವು. ಹುರಿಗಾಳೂ ಆಟವೂ ಸಾಗುತ್ತಾ ಬಂದವು. ಆಗ ನಮ್ಮ ತಾಯಿ ಲಲಿತೆಯನ್ನು ಏನೋ ಕೆಲಸಕ್ಕೆ ಕರೆದರು. “ವಯಸ್ಸಾದ ಮೇಲೆ ಸುಮ್ಮನೆ ಕೆಲಸ, ಕೆಲಸ, ಎಂದು ಏಕೆ ಒದ್ದುಕೊಳ್ಳಬೇಕು? ಮಧ್ಯಾಹ್ನ ಸ್ವಲ್ಪ ಸುದಾರಿಸಿಕೊಳ್ಳಬಾರದೆ!” ಎಂದು ನಮ್ಮ ತಾಯಿಗೆ ಎಷ್ಟೋ ವೇಳೆ ಹೇಳಿದ್ದೇನೆ. ಅವರು “ಲಲಿತೆ ಬಂದಮೇಲೆ ನೀನು ಕೆಲಸಮಾಡ ಬೇಡಿ ಅಂತ ಉಪಚಾರ ಹೇಳುವುದು ಯಾಕೋ ಬಹಳ ಹೆಚ್ಚಾಗಿ ಹೋಯಿತು” ಎಂದು ಹೇಳಿ ನನ್ನ ಬಾಯಿ ಮುಚ್ಚಿಸಿಬಿಡುವರು. ಲಲಿತೆ ಕೆಲಸಕ್ಕಾಗಿ ಹೋದಮೇಲೆ ನಾನು ಹುರಿಗಾಳನ್ನು ಒಂದೊಂದು ಕಾಳಾಗಿ ಬಾಯಿಗೆ ಹಾಕಿಕೊಳ್ಳುತ್ತ ಮಂಚದ ಮೇಲೆ ಮಲಗಿದ್ದೆನು. ಆಗ ಬೇಸಗೆಯ ರಜವಾದರೂ ನಮ್ಮೂರಿನಲ್ಲಿ ಬೇಸಗೆಯ ಕಾಲ ಕಳೆದು ಹೋಗಿತ್ತು. ಒಂದೆರಡು ಮಳೆಗಳಾಗಿದ್ದುವು; ಆದರೆ ಇನ್ನೂ ಮಳೆಗಾಲ ಕಾಲಿಟ್ಟಿರಲಿಲ್ಲ. ವರ್ಷದಲ್ಲೆಲ್ಲಾ ನನಗೆ ಈ ಕಾಲವೆಂದರೆ ಬಹಳ ಇಷ್ಟ. ಹೆಚ್ಚು ಸೆಕೆಯಿಲ್ಲ, ಮಳೆಗಾಲದಲ್ಲಿರುವಂತೆ ಬೀದಿಗಳಲ್ಲಿ ಕೆಸರಿಲ್ಲ, ಹವ ತಂಪಾಗಿರುತ್ತದೆ. ದಿನವೆಲ್ಲಾ ಮೋಡಗಳು ಇಲ್ಲಿ ಕಪ್ಪಾಗಿ ಅಲ್ಲಿ ಶುಭ್ರವಾಗಿ ಒಂದನ್ನೊಂದು ಅಟ್ಟಿಸಿಕೊಂಡು ಓಡುತ್ತಿರುತ್ತವೆ; ಭೋರೆಂದು ಗಾಳಿ ಬೀಸುತ್ತದೆ. ನಾನು ಕಿಟಕಿಯಿಂದ ಮೋಡಗಳ ಆಟವನ್ನು ನೋಡುತ್ತ ಮಲಗಿದ್ದೆನು. ಸ್ವಲ್ಪ ಮಳೆ ಬಂತು, ಗಾಳಿಯೂ ಜೋರಾಯಿತು. ಚಳಿ ಸ್ವಲ್ಪ ಹೆಚ್ಚಾದ್ದರಿಂದ ನಾನು ಹಾಕಿಕೊಂಡಿದ್ದ ಬನಿಯನ್ನಿನ ಮೇಲೆ ಷರಟನ್ನೂ ಹಾಕಿಕೊಂಡರೆ ಹಿತವಾಗಿರುವುದೆನ್ನಿಸಿತು. ಎದ್ದು ಅಗಸನ ಮನೆಯಿಂದ ಬಂದ ಷರಟನ್ನು ತೆಗೆದು ಹಾಕಿಕೊಳ್ಳೋಣವೆಂದು ನೋಡಿದರೆ, ಅದು ಕೊರಳಿನ ಪಟ್ಟಿಯ ಬಳಿಯಲ್ಲೂ ಮುಂಗೈಯ ಬಳಿಯಲ್ಲೂ ಹರಿದು ಜುಂಗು ಎದ್ದಿತ್ತು. ನನಗೆ ಈ ಜುಂಗಿದ್ದ ಷರಟೆಂದರೆ ಎಲ್ಲೂ ಇಲ್ಲದ ಕೋಪ

ಬರುತ್ತದೆ. ಒಂದು ತಿಂಗಳ ಹಿಂದೆ ಅವನು ಇನ್ನೊಂದು ಷರಟನ್ನು ಸರಿಯಾಗಿ ಇಸ್ತಿವಾಡದೆ ಹೀಗೆಯೇ ಕೆಡಿಸಿಬಿಟ್ಟಿದ್ದನು. ಲಲಿತೆ ಆದನ್ನು ಯಾವನೋ 'ಹಳೇ ನೀರಾಜಿ ಕಂಬಿ' ಯವನಿಗೆ ಕೊಟ್ಟು ಒಂದು ಪಾತ್ರೆಯನ್ನು ತೆಗೆದು ಕೊಂಡಿದ್ದಳು. ಈಗ ಮತ್ತೊಂದು ಷರಟಿಗೆ ಅದೇ ಗತಿಯಾಗಬೇಕಾಯಿತು. ನಾನು ಬೇರೆ ಆ ಜುಂಗಿನ ಷರಟನ್ನು ಉಪಯೋಗಿಸುವಹಾಗಿಲ್ಲ. ಇದ್ದ ಎಂಟು ಷರಟುಗಳಲ್ಲಿ ಎರಡು ಹೋದಹಾಗಾಯಿತು. "ಸದ್ಯದಲ್ಲಿ ಬೇರೆ ಷರಟು ಹೊಲಿಸುವಂತಿಲ್ಲ; ಆರು ಷರಟಿನಲ್ಲೇ ಕಾಲಹಾಕಬೇಕಾಯಿತು" ಎಂದು ಗೊಣಗಿಕೊಂಡು, ಅಗಸನಿಗೂ ಅವನ ಮನೆಗೂ ಕೆಟ್ಟ ಭವಿಷ್ಯವನ್ನು ಕೋರಿ, ಮಹಡಿಯಿಂದ ಕೆಳಕ್ಕಿಳಿದುಹೋಗಿ ಯಾವುದೋ ಒಂದು ಕಾದಂಬರಿಯ ಹಾಳೆಗಳನ್ನು ಅಸಡ್ಡೆಯಾಗಿ ತಿರುವಿಹಾಕುತ್ತಾ ಕುಳಿತು ಕೊಂಡನು.

ಮಳೆಯು ಸಣ್ಣದಾಗಿ ಹನಿಯುತ್ತಲೇ ಇತ್ತು. ಆಗ ನಮ್ಮ ಸುಬ್ಬು ಹೊರಗೆ ಯಾರನ್ನೋ ಗದರಿಸಿಕೊಳ್ಳುತ್ತಿದ್ದದ್ದು ಕೇಳಿಸಿತು. ಬಾಗಿಲಿನ ಕಡೆಗೆ ತಿರುಗಿ ನೋಡಿದೆನು. ಬೀದಿಯ ಬಾಗಿಲಿನ ಮೆಟ್ಟಲಿನ ಬಳಿ ಒಬ್ಬ ಕುರುಡನು ನಿಂತಿದ್ದನು. ಅವನಿಗೆ ಸುಮಾರು ನಲವತ್ತೈದು ವರ್ಷವಿರಬಹುದು. ಅವನ ಮುಖದ ತುಂಬ ಸಿಡುಬಿನ ಕಲೆಗಳಿದ್ದದ್ದನ್ನು ನಾನು ಆಗ ಸರಿಯಾಗಿ ಗಮನಿಸಲಿಲ್ಲ. ಅವನ ಕಣ್ಣುಗಳೆರಡೂ ಪೂರ್ತಿ ಹೋಗಿದ್ದುವು. ಅವನು ಮುಖವನ್ನು ಅತ್ತಿತ್ತ ಅಲುಗಿಸುತ್ತಿದ್ದದ್ದನ್ನು ನೋಡಿದರೆ ಅವನ ಕಣ್ಣುಗಳು ಎನನ್ನೋ ಹುಡುಕುತ್ತಿರುವಂತೆ ತೋರಿತು. ಅವು ಹುಡುಕುತ್ತಿದ್ದ ವಸ್ತುವು ಅವನ ಸುತ್ತಲೂ ಇದ್ದು ಪ್ರಪಂಚವನ್ನೆಲ್ಲಾ ಆವರಿಸಿಕೊಂಡಿದ್ದರೂ ಅವನ ಭಾಗಕ್ಕೆ ಮಾತ್ರ ಇಲ್ಲವಾಗಿತ್ತು. ಅವನು ಉದ್ದೇಶಪೂರ್ವಕವಾಗಿ ಬೆಳಕನ್ನು ಹುಡುಕುವುದು ನಿಂತು ಎಷ್ಟೋ ವರ್ಷಗಳಾಗಿದ್ದರೂ ಅವನ ಕಣ್ಣುಗಳು ಮಾತ್ರ ಆ ಕೆಲಸವನ್ನು ಬಿಟ್ಟಿರಲಿಲ್ಲ. ಅವನ ಆಧ್ಯಂತ ಶರೀರವೂ ಒಂದು ಅನಿರ್ವಚನೀಯವಾದ ರೀತಿಯಲ್ಲಿ ದೃಷ್ಟಿಯ ಶೂನ್ಯತೆಯನ್ನು ಸೂಚಿಸುವಂತಿತ್ತು. ಎರಡು ಮೂರು ಕಡೆ ತೇವೆ ಬಿದ್ದಿದ್ದು ಮಳೆಯಲ್ಲಿ ಸ್ವಲ್ಪ ನೆನೆದಿದ್ದ ಹರಕು ಷರಟನ್ನು ಹಾಕಿಕೊಂಡು ಚಳಿಯಾದ್ದರಿಂದ ಮೈಯನ್ನು ಸ್ವಲ್ಪ ಹುದುಗಿಸಿ

ಕೊಂಡು ನಿಂತಿದ್ದನು. ಆರೇ ಆರು ಷರಟುಗಳಲ್ಲಿ ಕಾಲಹಾಕುವುದು ಹೇಗೆಂದು ತೊಳಲುತ್ತಿದ್ದ ನನ್ನಂಥವನಿಗೆ ಆ ಗಾಳಿಯ ಕಾಲವು ಹಿತವಾಗಿದ್ದಿತಾದರೂ ಒಂಟಿ ಬಟ್ಟೆಯಲ್ಲಿ ಕಾಲ ಕಳೆಯಬೇಕಾದ ಆ ತಿರುಕನಿಗೆ ಹಿತವಾಗಿದ್ದಿರಲಾರದು. ಬೆರಳಗಲ ಅಂಚಿನ ಸೀರೆಯನ್ನುಟ್ಟಿದ್ದ ಮುದುಕಿಯೊಬ್ಬಳು ಅವನ ಜೊತೆಯಲ್ಲಿದ್ದಳು. ಅವಳು ಬಹಳ ಹೊತ್ತು ನಡೆದು ದಣಿದಿದ್ದಂತೆ ತೋರಿತು.

ಯಾರಾದರೂ ಕೂಗಿದರೆ ಅವರಿಗೆ ಜವಾಬು ಹೇಳುವ ಕರ್ತವ್ಯ ನಮ್ಮ ಮನೆಯಲ್ಲಿ ಸುಬ್ಬುವಿಗೆ ಸೇರಿದ್ದು. ಅವನು ಆ ಭಿಕ್ಷುಕರಿಬ್ಬರಿಗೂ ಯಾವ ಮಾತಾಡುವುದಕ್ಕೂ ಅವಕಾಶವನ್ನೇ ಕೊಡದೆ “ಮುಂದಕ್ಕೆ ಹೋಗಿ” ಎಂದು ಹೇಳಿಬಿಟ್ಟಿದ್ದನು. ಅವರು ಸ್ವಲ್ಪ ಅನುಮಾನಿಸಿ ಅಲ್ಲಿಯೇ ನಿಂತಿದ್ದರಿಂದ ಹೊರಡಬೇಕೆಂದು ಕರಿಸಿ ಸ್ವರದಲ್ಲಿ ಪುನಃ ಅಪ್ಪಣೆಯಾಯಿತು. ಆಗಲೇ ನಾನು ತಿರುಗಿ ನೋಡಿದ್ದು. ಪ್ರತಿದಿನವೂ ನಾವು ಎಷ್ಟು ಜನ ಕುರುಡರನ್ನು ನೋಡುವುದಿಲ್ಲ? ಅವರ ಗೋಳು ಎಷ್ಟುಸಲ ಕಿವಿಯ ಮೇಲೆ ಬಿದ್ದೂ ಹೃದಯವನ್ನು ಮುಟ್ಟದೇ ಹೋಗಿಲ್ಲ? ಆದರೆ ಅಂದೇನೋ ಇದ್ದಕ್ಕಿದ್ದಂತೆಯೇ ನನ್ನ ಮನಸ್ಸು ಕರಗಿ ಸಂಕಟವು ಉಕ್ಕಿ ಬಂತು. ಕುರುಡನ ಮುಖದ ದೈನ್ಯವಿರಬಹುದು; ಅದಕ್ಕಿಂತಲೂ ಹೆಚ್ಚಾಗಿ ಮುದುಕಿಯ ಮುಖದಲ್ಲಿ ಸ್ಪಷ್ಟವಾಗಿ ಚಿತ್ರಿತವಾಗಿದ್ದ ದೀರ್ಘಕಾಲದ ದುಃಖಾನುಭವವೂ ನಿರಾಶಾಜನಿತವಾದ ಸಹನೆಯೂ ಇರಬಹುದು; ಅಥವಾ ದೂರದಿಂದ ನೋಡಿದಾಗ ಆಕೆ ಸ್ವಲ್ಪಮಟ್ಟಿಗೆ ನಮ್ಮ ಆಜ್ಜಿಯಂತೆ ಕಂಡದ್ದರಿಂದ ಇರಬಹುದು;—ಏನು ಕಾರಣವೋ, ನನಗೆ ಅವರಿಬ್ಬರನ್ನೂ ನೋಡಿದಾಗ ಏನೋ ಹೃದಯದಿಂದ ಬಂದು ಗಂಟಲಿನ ಬಳಿ ಒತ್ತಿ ಕೊಂಡಂತಾಯಿತು. “ಯಾರಪ್ಪಾನೀವು” ಎಂದು ಕೇಳಿದೆನು. ಕುರುಡನು ಮಾತಾಡಲಿಲ್ಲ, ಮುದುಕಿಯೂ ಸುಮ್ಮನಿದ್ದಳು. ಬೀದಿಯಲ್ಲಿ ನಮ್ಮ ಹಿಂದೆ ಅಟ್ಟಿಬರುವ ವೀರಭಿಕ್ಷುಕರಂತೆ ಅವರು ವಾಚಾಳಿಗಳಲ್ಲ. ನಾನು ಮುದುಕಿಯ ಕಡೆ ತಿರುಗಿ ಮೃದು ಧ್ವನಿಯಿಂದ ಮತ್ತೆ “ಯಾರಮ್ಮ” ಎಂದೆನು. ಆಕೆ ಕುರುಡನನ್ನು ತೋರಿಸಿ ಕುಗ್ಗಿದ ಸ್ವರದಿಂದ “ಎರಡು ಕಣ್ಣು ಇಲ್ಲವಪ್ಪ, ಏನಾದರೂ ಸಹಾಯಮಾಡಿ” ಎಂದಳು. ಕುರುಡನು

ಸುಮ್ಮನೆಯೇ ನಿಂತಿದ್ದನು. ಸಂಬಳ ಬಂದು ಐದಾರು ದಿನಗಳಾಗಿ ಹೋಗಿದ್ದದ್ದರಿಂದ ನನ್ನ ಹತ್ತಿರ ಹೆಚ್ಚು ದುಡ್ಡಿರಲಿಲ್ಲ. ಜೇಬಿನಲ್ಲಿದ್ದ ಎರಡಾಣೆಯನ್ನು ಅವಳ ಕೈಗೆ ಹಾಕಿಬಿಟ್ಟು ನಾನು ಓದುತ್ತಿದ್ದ ಕಾದಂಬರಿಯನ್ನು ತೆಗೆದುಕೊಂಡು ಮತ್ತೆ ಮಹಡಿಯ ಮೇಲಕ್ಕೆ ಹೋಗಿ ಮಲಗಿಕೊಂಡೆನು. ಒಂದು ನಿಮಿಷವಾಗುವುದರೊಳಗೆ ಲಲಿತೆ ಬಂದು, “ಅಗಸನ ಮನೆಯಿಂದ ಬಂದ ನಿಮ್ಮ ಜುಂಗಿನ ಷರಟಿಲ್ಲಿ? ಯಾವನೋ ಕುರುಡ ಬಂದಿದಾನೆ; ಪಾಪ ಅವನ ಷರಟಿಲ್ಲಾ ಹರಕು, ಮಳೆಯಲ್ಲಿ ನೆನೆದುಹೋಗಿದೆ. ನೀವು ಹೇಗಿದ್ದರೂ ಜುಂಗಿನ ಷರಟು ಹಾಕಿಕೊಳ್ಳುವುದಿಲ್ಲವಲ್ಲ, ಅವನಿಗಾದರೂ ಕೊಡುತ್ತೇನೆ” ಎಂದಳು. ನಾನು ಏನೂ ಮಾತಾಡದೆ ಆ ಷರಟು ಹಾಕಿಕೊಳ್ಳುವುದು ಅವಮಾನವೆಂದು ತಿಳಿದು ಅಸಹ್ಯಪಟ್ಟು, ನಾನು ತರಸ್ಕರಿಸಿದ್ದ ಷರಟು ಇದ್ದ ಕಡೆ ಕೈತೋರಿಸಿದೆನು. ಲಲಿತೆ ಅದನ್ನು ತೆಗೆದುಕೊಂಡು ಹೊರಟುಹೋದಳು.

ನಾನು ಹಾಗೆಯೇ ಆ ಕುರುಡನ ವಿಷಯವನ್ನೇ ಯೋಚಿಸುತ್ತಿದ್ದೆನು. ಅವನು ಬ್ರಾಹ್ಮಣನಂತೆ ಕಂಡನು. ಏನಾದರೂ ಅನಿರೀಕ್ಷಿತವಾದ ವಿಪತ್ತು ಬದಗಿ ಕಣ್ಣುಹೋಯಿತೇನೋ; ನನ್ನ ಸ್ನೇಹಿತರೊಬ್ಬರಿಗೆ ಹಾಗೆಯೇ ಆಗಿ ಅವರು ಅದೇ ಕೋರಗಿನಲ್ಲಿ ಸತ್ತುಹೋಗಿದ್ದರು.... ಜೊತೆಯಲ್ಲಿದ್ದ ಮುದುಕಿ ಅವನ ತಾಯಿ ಇರಬೇಕು. ಹೆಂಡತಿಯಿಲ್ಲವೇನೋ.... ಅಥವಾ ಇದ್ದೂ ಆತನ ಕಣ್ಣಿನ ಬೆಳಕು ಅಳಿದು ಹೋದಾಗಲೇ ಅವಳ ಪ್ರೇಮವೂ ಅಳಿದುಹೋಯಿತೋ!.... ಅಥವಾ ಅವನು ಹುಟ್ಟುಕುರುಡನಿದ್ದರೂ ಇರಬಹುದು; ಹುಟ್ಟುಕುರುಡನಿಗೆ ಹೆಣ್ಣು ಕೊಡುವವರು ಯಾರು!.... ಅವನ ತಾಯಿಯ ಸಂಕಟವೆಷ್ಟಿರಬೇಕು! ಅವನ ಇರವೇ ನನಗೆ ಇದುವರೆಗೆ ತಿಳಿದಿರಲಿಲ್ಲ, ಅವನನ್ನು ನೋಡಿದಾಗ ನನ್ನ ಅಪರಿಚಿತ ಹೃದಯದಲ್ಲೇ ನೋವಾದರೆ, ಹೆತ್ತು ಹೊತ್ತು ಸಾಕಿದ ಆ ವೃದ್ಧಿಯ ಹೃದಯದಲ್ಲಿ ದುಃಖದ ಉರಿಯೆಷ್ಟಿರಬೇಕು! ಮುಪ್ಪಿನಲ್ಲಿ ತನಗೆ ಮಗನು ನೆರವಾಗಿರುವುದಕ್ಕೆ ಬದಲು ತಾನು ಅವನಿಗೆ ನೆರವಾಗಿರಬೇಕಾಯಿತು. ಮಗನ ಸಂರಕ್ಷಣೆಯಲ್ಲಿರುವುದೆಂದರೆ ತಾಯಿಯರಿಗೆ ಹೆಮ್ಮೆ; ಯಾವ ಸ್ವಾತಂತ್ರ್ಯವೂ ಅವರಿಗೆ ಅಷ್ಟು ಸಂತೋಷ

ವನ್ನುಂಟುಮಾಡಲಾರದು. ಆದರೆ ಈಕೆ ಮಗನ ರಕ್ಷಣೆಯನ್ನು ತಾನು ವಹಿಸಿ ಅವನನ್ನು ಕೈಹಿಡಿದು ತಿರುಗಿಸಬೇಕು! ಸ್ವಭಾವತಃ ಮಾನಸ್ಥ ರಾಗಿದ್ದು ಅವನಂತೆ ಅಂಗಹೀನತೆಯಿಂದ ಭಿಕ್ಷಾವೃತ್ತಿಯನ್ನು ಆಶ್ರಯಿಸ ಬೇಕಾಗಿ ಬಂದವರ ಜೀವನವು ಎಷ್ಟು ಕಷ್ಟತರವಾದದ್ದು! ಕೆಲವು ದಿನಗಳ ಕೆಳಗೆ ಇನ್ನೊಬ್ಬ ಕುರುಡನು “ಸಾಕುಮಾಡೋ, ಜನುಮಾ, ಸಾಕು ಮಾಡೋ” ಎಂದು ಹಾಡಿಕೊಂಡು ಹೋಗುತ್ತಿದ್ದುದನ್ನು ನೋಡಿದ್ದೆನು. ಅವನಿಗೆ ಆ ಹಾಡು ನಮ್ಮ ಗಮನವನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕೆ ಒಂದು ಉಪಕರಣ ಮಾತ್ರ—ಅಭ್ಯಾಸಬಲದಿಂದ ಪದಗಳ ಅರ್ಥ ಜ್ಞಾನವಿಲ್ಲದೆಯೇ ಹಾಡಿಕೊಳ್ಳುತ್ತಿದ್ದನು. ಆಗ ಅವನ ಒಡೆದ ಧ್ವನಿಯೂ ಏಕಾರ ರಾಗವೂ ನನಗೆ ಸ್ವಲ್ಪ ನಗುಬರುವಂತೆ ಮಾಡಿದ್ದವು. ಆದರೆ ಅವನಂಥ ಅಂಗಹೀನ ಭಿಕ್ಷುಕರು ಜೀವನದಲ್ಲಿ ಬೇಸರ ಹುಟ್ಟಿ ತಮ್ಮ ನೊಂದ ಹೃದಯದ ಅಂತರಾಳದಿಂದ ಎಷ್ಟುಸಲ ಭಗವಂತನಿಗೆ “ಸಾಕು ಮಾಡೋ ಜನುಮಾ” ಎಂದು ಮೊರೆಯಿಟ್ಟಿರುವರೋ!

ಹೀಗೇ ಸ್ವಲ್ಪ ಹೊತ್ತು ಯೋಚಿಸುತ್ತಿದ್ದು ಪುನಃ ಕಾದಂಬರಿಯನ್ನು ತೆಗೆದು ಒಂದು ಪರಿಚ್ಛೇದವನ್ನು ಮುಗಿಸಿದೆನು. ಅಷ್ಟುಹೊತ್ತಿಗೆ ಲಲಿತೆ ಬಂದಳು. ಅರ್ಧದಲ್ಲಿ ಬಿಟ್ಟಿದ್ದ ಪಗಡೆಯಾಟಕ್ಕೆ ಮತ್ತೆ ಕುಳಿತೆವು. ನಾನು ಪಗಡೆಯಾಟದಲ್ಲಿ ಚತುರನೇ ಆದರೂ ಸಾಧಾರಣವಾಗಿ ಅವಳೊಡನೆ ಆಟಕ್ಕೆ ಕುಳಿತಾಗ ಆಟದಮೇಲೆ ಲಕ್ಷ್ಯ ಸಾಲದೆ ಸೋಲುವುದೇ ಹೆಚ್ಚು. ಅಂದು ಮಾತ್ರ ನಾನೇ ಗೆದ್ದೆನು. ಲಲಿತೆ ಆಟದ ವಿಷಯವಾಗಿ ಹೆಚ್ಚು ಹಾಸ್ಯವನ್ನು ಮಾಡದೆ ಸುಮ್ಮನಿದ್ದುದನ್ನು ನೋಡಿ ನಾನು ಸ್ವಲ್ಪ ಕುತೂಹಲದಿಂದ “ಇದೇನು ಇಷ್ಟೊಂದು ಮೌನ” ಎಂದೆ. “ಏನೂ ಇಲ್ಲ, ಆ ಕುರುಡನ ಜೊತೆಯಲ್ಲಿ ಮುದುಕಿ ಬಂದಿದ್ದರಲ್ಲ, ಅವರೇನೋ ತಮ್ಮ ಕಷ್ಟ ಹೇಳಿಕೊಂಡರು, ಅದೇ ಮನಸ್ಸಿನಲ್ಲಿತ್ತು.....” ಎಂದು ಲಲಿತೆ ಆ ಭಿಕ್ಷುಕರ ವಿಷಯವನ್ನು ಹೇಳಿದಳು. ನಾನು ನನ್ನ ಕೊಠಡಿಗೆ ಬಂದ ಮೇಲೆ ಅವಳು ಆ ಮುದುಕಿಯನ್ನು ಕರೆದು, ಆಕೆಯೊಡನೆ ಸ್ವಲ್ಪ ಹೊತ್ತು ಮಾತಾಡಿ ಅನಂತರ ನನ್ನ ಷರಟನ್ನು ಕೊಟ್ಟು ಕಳುಹಿಸಿದ್ದಳು. ಆ ಭಿಕ್ಷುಕನು ಮೂರು ವರ್ಷದ ಮಗುವಾಗಿದ್ದಾಗಲೇ ಸಿಡುಬು ಎದ್ದು

ಎರಡು ಕಣ್ಣುಗಳೂ ಹೋಗಿಬಿಟ್ಟುವಂತೆ. ಅದಾದ ಸ್ವಲ್ಪ ದಿನಗಳಲ್ಲಿಯೇ ಅವನ ತಂದೆಯು ಪ್ಲೇಗಿಗೆ ತುತ್ತಾದನು. ಆಗಿನಿಂದಲೂ ಮಗನ ಸಂರಕ್ಷಣೆಯ ಭಾರ ತಾಯಿಯ ಮೇಲೆಯೇ ಬಿತ್ತು. ಅವನಿಗೆ ಪೌರೋಹಿತೃದ ಮಂತ್ರ ಬರುತ್ತಿದ್ದರೂ ಯಾರೂ ಅವನನ್ನು ಕರೆಯುತ್ತಿರಲಿಲ್ಲ; ಬಹುಮಟ್ಟಿಗೆ ಭಿಕ್ಷು ದಿಂದಲೇ ಜೀವನ. ಸುಮಾರು ನಲವತ್ತು ವರ್ಷಗಳಿಂದಲೂ ಮುದುಕಿಯು ಮಗನನ್ನು ಹೀಗೆಯೇ ಕಾಪಾಡಿಕೊಂಡು ಬಂದಿದ್ದಳು.

ನಲವತ್ತು ವರ್ಷ! ಎಂಟು ದಿನ ಖಾಯಿಲೆ ಮಲಗಿದರೇ ನಮಗೆ ಬೇಸರ. ಕೆಲವರು “ದಿನಾ ಸಾಯುವವರಿಗೆ ಅಳುವವರು ಯಾರು” ಎಂದು ಬಾಯಿಬಿಟ್ಟು ಹೇಳಿಯೇಬಿಡುವರು. ನಲವತ್ತು ವರ್ಷಗಳಿಂದ ಈಕೆ ತನ್ನ ದುಃಖವನ್ನು ತಡೆದುಕೊಂಡು ಮಗನನ್ನು ಕೈಹಿಡಿದು ತಿರುಗಿಸುತ್ತಿರುವಳು. ಅವಳ ಪ್ರೇಮವೆಷ್ಟು, ಸಹನೆಯೆಷ್ಟು! ಸಾಧಾರಣವಾಗಿ ಇಂಥ ವಿಷಯಗಳು ಕಿವಿಗೆ ಬಿದ್ದರೆ, ನಾವು “ಅಯ್ಯೋ ಪಾಪ” ಎಂದು ಎರಡು ಮಾತಿನ ಕಪ್ಪವನ್ನು ಸಲ್ಲಿಸಿ ಬೇರೆಕಡೆ ಮನಸ್ಸನ್ನು ತಿರುಗಿಸುವೆವು. ನಮಗಿರುವ ನೂರೆಂಟು ಆಸಕ್ತಿಗಳಲ್ಲಿ, ನಾವು ನಮ್ಮ ಸುಖವನ್ನು ಅರಸಿಕೊಂಡು ಓಡುತ್ತಿರುವ ಆತುರದಲ್ಲಿ, ಇಂಥ ವಿಷಯಗಳಿಗೆ ಹೆಚ್ಚು ಗಮನ ಕೊಡುವಷ್ಟು ವಿರಾಮವೆಲ್ಲಿಯದು! ಆದರೆ ಸ್ವಲ್ಪ ಯೋಚಿಸಿ ನೋಡಿದರೆ, ಅರೆಘಳಿಗೆ ಮನಸ್ಸನ್ನು ಆ ಕಡೆ ನಿಲ್ಲಿಸಿದರೆ ಎದೆ ಬಿರಿಯುವಂತಾಗುತ್ತದೆ. ಅಂದೇನೋ ಆ ಕುರುಡನ ಕಣ್ಣಿನಲ್ಲಿ ಇಲ್ಲದ ಬೆಳಕು ನನ್ನ ಹೃದಯವನ್ನು ಆವರಿಸಿಕೊಂಡಿದ್ದ ಮಂಜಿನ ಮುಸುಕನ್ನು ತೆರೆಯಿತು.

ಲಲಿತೆ ಆ ಭಿಕ್ಷುಕರ ಕಥೆಯನ್ನು ಹೇಳುವುದಕ್ಕಿಂತ ಮುಂಚೆಯೇ ನಾನು ಅವರಿಗಾಗಿ ಮರುಗಿದ್ದೆನು. ಆದರೆ ನನ್ನ ಮರುಕಕ್ಕೂ ಲಲಿತೆಯ ಮರುಕಕ್ಕೂ ಎಷ್ಟು ಭೇದ! ನನ್ನದು ದೂರದ ಮರುಕ. ಅದಕ್ಕೂ ಅದರ ಪಾತ್ರಕ್ಕೂ ನಡುವೆ ಅನೇಕ ತಡೆಗಳಿದ್ದುವು. ಆ ಭಿಕ್ಷುಕರಿಗೆ ಸಹಾಯಮಾಡಿದ್ದು ಇತರರ ಕಣ್ಣಿಗೆ ಬೀಳಬಾರದೆಂಬ ಅಪೇಕ್ಷೆಯೊಂದು ಕಡೆ; ಜೊತೆಗೆ ಆ ದುಃಖಪ್ರಸಂಗವು ಆದಷ್ಟು ಬೇಗ ಕಳೆದುಹೋಗಲೆಂಬ ಅಪೇಕ್ಷೆಯೂ ಇದ್ದಿರಬಹುದು. ಆದ್ದರಿಂದ ನಾನು ಅವರೊಡನೆ ಯಾವ

ಮಾತನನ್ನು ಆಡದೆ ಎರಡಾಣೆಯನ್ನು ಕೈಯಲ್ಲಿ ಹಾಕಿ ಕಳುಹಿಸಿದ್ದೆನು. ಲಲಿತೆಯ ಮರುಕವು ಆ ತಡೆಗಳನ್ನು ದಾಟಿ ಆ ವೃದ್ಧಿಯನ್ನು ಸೇರಿತು; ಹೃದಯವು ಹೃದಯದೊಂದಿಗೆ ಬೆರೆಯಿತು. ನಾನು ಕೊಟ್ಟ ದುಡ್ಡಿಗಿಂತಲೂ ಅವಳು ಕೊಟ್ಟ ಬಟ್ಟೆಗಿಂತಲೂ, ಅವಳು ಆಡಿದ ನಾಲ್ಕು ಮಾತುಗಳು ಮುದುಕಿಗೆ ಹೆಚ್ಚು ಸಂತೋಷವಂಟುಮಾಡಿರಬೇಕು. ದುಡ್ಡು ಬಟ್ಟೆಯೂ ಆ ಭಿಕ್ಷುಕರ ಶರೀರಕ್ಕೆ ಸ್ವಲ್ಪ ಸುಖ ಕೊಟ್ಟಿರಬಹುದು; ಲಲಿತೆಯ ಮರುಕದ ಮಾತುಗಳು ಆ ಮುದುಕಿಯ ಹೃದಯದ ಸೋವಿಗೆ ಅಮೃತ ಲೀಪವನ್ನು ಹಚ್ಚಿದುವು.

ಲಲಿತೆ ನನ್ನ ಕಣ್ಣಿಗೆ ಯಾವಾಗಲೂ ಚೆಲುವೆ; ಆದರೆ ಅವಳ ಮುಖದಲ್ಲಿ ಅಂದು ಕಂಡಷ್ಟು ಸೌಂದರ್ಯವನ್ನು ಎಂದೂ ಕಂಡಿರಲಿಲ್ಲ. ಕಂಬನಿಯಿಂದ ಸ್ವಲ್ಪ ಮಂಚಾಗಿದ್ದ ಅವಳ ಕಣ್ಣಿನಲ್ಲಿ ಅಂದಿನಷ್ಟು ಹೊಳಪು ಎಂದೂ ತೋರಿರಲಿಲ್ಲ.



ಲಲಿತೆಯ ವಿದ್ಯಾಭ್ಯಾಸ

ನಮಗೆ ಮದುವೆಯಾದ ಹೊಸದರಲ್ಲಿ ಲಲಿತೆ “ಐದು ರೂಪಾಯಿನ ಪರೀಕ್ಷೆ”ಯ ಕ್ಲಾಸಿನಲ್ಲಿ ಓದುತ್ತಿದ್ದಳಂತೆ. ಆ ಕ್ಲಾಸಿನಲ್ಲಿ ಅವಳ ವಿದ್ಯಾಭ್ಯಾಸ ಸಾಂಗವಾಗಿ ನಡೆಯದೆ ನಿಂತುಹೋದದ್ದಕ್ಕೆ ಸರಿಯಾದ ಕಾರಣ ಇನ್ನೂ ನನಗೆ ಗೊತ್ತಾಗಿಲ್ಲ. ಮೇಷ್ಟರು ಅವಳನ್ನು ನಿಷ್ಕಾರಣವಾಗಿ ಬೆಂಚಿನಮೇಲೆ ನಿಲ್ಲಿಸಿದರೆಂದು ಅವಳ ಹೇಳಿಕೆ. ಆ ವೇಳೆಗೆ ಅವಳಿಗೆ ಮದುವೆಯಾಗಿದ್ದರಿಂದ ತನ್ನ ಅಪಾರವಾದ ಸ್ವಂತಬಿಗುವಾನದ ಜೊತೆಗೆ ನನ್ನಲ್ಲಿರಬಹುದಾದ ಅಭ್ಯಾಸ ಬಿಗುವಾನವನ್ನೂ ಸೇರಿಸಿಕೊಂಡಿದ್ದಳೆಂದು ತೋರುತ್ತದೆ. ಮೇಷ್ಟರು ಶಿಕ್ಷೆಯನ್ನು ವಿಧಿಸಿದೊಡನೆಯೇ ಕಣ್ಣಿನಲ್ಲಿ ನೀರು ಬರವಾಡಿಕೊಂಡು ಮನೆಗೆ ಹೋಗಿ ತಂದೆಯೊಡನೆ ದೂರು ಹೇಳಿಕೊಂಡಳು. ಅವರಲ್ಲಿ ಮಗಳ ಮೇಲಿನ ಪ್ರೇಮಕ್ಕೂ ನ್ಯಾಯ ದೃಷ್ಟಿಗೂ ಕದನ ನಡೆದು ವ್ಯಾಜೋಪವೇ ಗೆಲ್ಲಲು, ಅವರು ಇನ್‌ಸ್ಟ್ರಕ್ಟರಿಗೆ ರಿಪೋರ್ಟು ಮಾಡುತ್ತೇನೆಂದು ಮೇಷ್ಟರನ್ನು ಹದರಿಸಿದರಂತೆ. ಲಲಿತೆ ಯಂತೂ ಮತ್ತೆ ಸ್ಕೂಲಿಗೆ ಹೋಗುವುದಿಲ್ಲವೆಂದು ಹಟಹಿಡಿದು ಅಂದಿನಿಂದಾಚೆಗೆ ತನ್ನ ಬುದ್ಧಿಶಕ್ತಿಯನ್ನೆಲ್ಲಾ ಗುಚ್ಚವು ನಕ್ಷತ್ರ ಆಡುವುದರಲ್ಲಿಯೇ ಉಪಯೋಗಿಸಿದಳು—ಈ ಕೊನೆಯ ಅಂಶ ಲಲಿತೆಯ ಹೇಳಿಕೆಯಲ್ಲಿಲ್ಲ. ಈ ಕಥೆ ಲಲಿತೆಯೇ ಹೇಳಿದ್ದಾದುದರಿಂದ ನಿಶ್ಚಯವೇ ಇರಬೇಕು. ಅವಳ ವಿದ್ಯಾಭ್ಯಾಸ ಅಲ್ಲಿಗೇ ಕೊನೆಗಂಡದ್ದಕ್ಕೆ ಇದೇ ಕಾರಣವಲ್ಲದೆ ಅವಳು ತಮ್ಮ ಮೇಷ್ಟರ ವಕ್ರಚಿತ್ರವನ್ನು ಬರೆದು ಜೊತೆಗಾತಿಯರಿಗೆ ತೋರಿಸುತ್ತಿದ್ದಲ್ಲ. ಆ ಕುತ್ತಿವಾದ ದೂರನ್ನು ಅವಳಿಗೆ ಆಗದವರು ಯಾರೋ ಹರಡಿರಬೇಕೆಂದೂ, ಆ ಚಿತ್ರ ಮೇಷ್ಟರ ಕಣ್ಣಿಗೆ ಬೀಳಲೇ ಇಲ್ಲವೆಂದೂ ಲಲಿತೆ ಪ್ರಮಾಣವಾಡಿ ಹೇಳುತ್ತಾಳೆ.

ನಮ್ಮ ಮದುವೆಯಾಗಿ ಒಂದು ವರ್ಷವಾದ ಮೇಲೂ ನನಗೆ ಈ ವಿಷಯವೆಲ್ಲಾ ತಿಳಿದಿರಲಿಲ್ಲ. ಅವಳ ವಿದ್ಯಾಭ್ಯಾಸ ಹೇಗೆ ನಡೆಯುತ್ತಿತ್ತೆಂಬ ವಿಷಯದಲ್ಲಿ ನಾನು ಶ್ರದ್ಧೆಯನ್ನೂ ವಹಿಸಲಿಲ್ಲ. ನಮ್ಮ ಮಾವನವರಿಗೆ

ಅವಳಲ್ಲಿ ಪಕ್ಷಪಾತ ದೃಷ್ಟಿಯಾದರೆ ನನಗೆ ಪಕ್ಷಪಾತ ಮಾತ್ರವಲ್ಲ, ಅವಳು ಸರ್ವಲಕ್ಷಣಸಂಪನ್ನೆಯೆಂದೂ ಶಾರದೆಯ ಅಪರಾವತಾರವೆಂದೂ ದೃಢವಾದ ನಂಬಿಕೆ. ಆದ್ದರಿಂದ ಅವಳಿಗೆ ಇಂಗ್ಲಿಷು ಓದುವುದಕ್ಕೂ ಬರೆಯುವುದಕ್ಕೂ ಬಾರದೆಂದು ತಿಳಿದಾಗ ನನಗೆ ಬಹಳ ಆಶ್ಚರ್ಯವೂ ಖೇದವೂ ಆಯಿತು. ಆದರೂ ಅವಳದ್ದೇನೂ ತಪ್ಪಿಲ್ಲವೆಂದುಕೊಂಡೆನು;—ಅದು ಹೇಗಾಗುತ್ತಿತ್ತೋ ತಿಳಿಯದು, ಲಲಿತೆ ಅಪರಾಧಿ ಸ್ಥಾನದಲ್ಲಿ ನಿಂತ ದಿನವೇ ಇಲ್ಲ. ಈ ಸಂದರ್ಭದಲ್ಲೇನೋ ತಪ್ಪು ಅವಳದ್ದಲ್ಲವೆಂದು ಯಾರಾದರೂ ಒಪ್ಪಲೇ ಬೇಕು. ಆದರೇನು, ತಪ್ಪು ಯಾರದ್ದಾದರೂ ಆಗಲಿ, ಲಲಿತೆಗೆ “ಒಂದು ಬೆಕ್ಕು ಒಂದು ಇಲಿಯ ಕಡೆಗೆ ಓಡಿತು” ಎಂದು ಇಂಗ್ಲಿಷಿನಲ್ಲಿ ಬರೆಯಲು ಬರುತ್ತಿರಲಿಲ್ಲ. ಇದು ನನಗೆ ಬಹಳ ಅಸಮಾಧಾನವುಂಟು ಮಾಡಿತು. ವೇದಿಕೆಯಮೇಲೆ ನಿಂತು “ಈ ಇಪ್ಪತ್ತನೆಯ ಶತಮಾನದಲ್ಲಿ ಸಹ ನಾಗರಿಕರೆಂದು ಹೇಳಿಕೊಳ್ಳುವ ನಾವು ಹೆಂಗಸರನ್ನು ಅಜ್ಞಾನ ಕೂಪದಲ್ಲಿಯೇ ಇಟ್ಟಿರುವುದನ್ನು ನೋಡಿದರೆ ರಕ್ತ ಕುದಿಯುತ್ತದೆ. ನಾವು ಸಂಪ್ರದಾಯಕ್ಕೆ ಕಟ್ಟುಬಿದ್ದ ಗುಲಾಮರು, ಹೇಡಿಗಳು” ಎಂದು ನಾನು ಗರ್ಜಿಸುತ್ತಿರುವುದು; ಇತ್ತ ನನ್ನ ಪತ್ನಿಗೇ ಇಂಗ್ಲಿಷು ಓದಿ ಬರೆಯುವುದಕ್ಕೆ ಬಾರದು. ಹಾಗೆಯೇ ಯೋಚಿಸಿನೋಡಿ “ಇನ್ನೂ ಕಾಲ ಮೀರಿಲ್ಲ, ಈ ಕುಂದನ್ನು ಹೋಲಿಸಿ ಮತ್ತೆ ನಾಲ್ಕು ಜನರಲ್ಲಿ ತಲೆಯೆತ್ತಿ ಕೊಂಡು ನಡೆಯಬೇಕು” ಎಂದುಕೊಂಡು ಕೂಡಲೇ ಲಲಿತೆಗೆ ಒಬ್ಬ ಉಪಾಧ್ಯಾಯಿನಿಯನ್ನು ಗೊತ್ತುಮಾಡಬೇಕೆಂದು ನಿಶ್ಚಯಿಸಿದೆನು. ಆದರೆ ನಮ್ಮ ಮನೆಗೆ ಯಾವ ಉಪಾಧ್ಯಾಯಿನಿಯೂ ಕಾಲಿಡಕೂಡದೆಂದು ಲಲಿತೆ ಖಂಡಿತವಾಗಿ ಹೇಳಿಬಿಟ್ಟಳು. ಆ ವಿಷಯದಲ್ಲಿ ನಾನು ಹಲ ಹಿಡಿಯುವುದು ಉಚಿತವಲ್ಲವೆಂದು ನನ್ನ ಅಸಮಾಧಾನವನ್ನು ಹಾಗೆಯೇ ನುಂಗಿಕೊಂಡೆನು. ಅನಂತರ ಹಾಗೇ ಯೋಚಿಸಿದ್ದರಲ್ಲಿ ಲಲಿತೆಗೆ ಮತ್ತೊಬ್ಬರಿಂದ ವಾಠ ಹೇಳಿಸುವುದಕ್ಕಿಂತ ನಾನೇ ಹೇಳಿಕೊಡುವುದು ಉತ್ತಮವೆಂದು ತೋರಿತು. ಎಷ್ಟಾದರೂ ಪ್ರೀತಿಯಿಂದ ಕಲಿಸಿದಾಗ ತಿಳಿಯುವಷ್ಟು ಚೆನ್ನಾಗಿ ಹಣಕಾಸಾಗಿ ಕೆಲಸಮಾಡುವ ಮೇಷ್ಟರಿಂದ ಹೇಳಿಸಿಕೊಂಡರೆ ತಿಳಿಯುತ್ತದೆಯೆ? . . . ಒಂದು ವಿಧದಲ್ಲಿ ನೋಡಿದರೆ ಲಲಿತೆ ವಿದ್ಯಾವತಿಯಾಗದೆ

ನಮ್ಮ ಮನೆಗೆ ಬಂದದ್ದೇ ಒಳ್ಳೆಯದಾಯಿತು. ಈಗ ಅವಳ ಮನಸ್ಸು ಸರಳವಾಗಿದೆ, ತಿಳಿಯಾಗಿದೆ, ಇನ್ನೂ ಶಿಲ್ಪಿಯ ಕೈಗೆ ಸಿಕ್ಕದ ಅವೃತ ಶಿಲೆಯಂತಿದೆ. ಅದಕ್ಕೆ ನಾನು ಯಾವ ರೂಪವನ್ನು ಕೊಟ್ಟರೂ ಕೊಡಬಹುದು. ಅವಳ ಆತ್ಮಕ್ಕೆ ಪೂರ್ಣರೂಪವನ್ನು ಕೊಡುವ ಶಿಲ್ಪಿ ನಾನಾಗುವೆನು. ಮತ್ತೊಬ್ಬರು ನಿರ್ಮಿಸಿದ ಪ್ರತಿಮೆಯನ್ನು ಪಡೆಯುವುದಕ್ಕಿಂತ ನಾನೇ ಶಿಲ್ಪಿಯಾಗುವುದಲ್ಲವೆ ಮಹತ್ವ! ಲಲಿತೆಯ ವಿದ್ಯಾಭ್ಯಾಸವು ಲಲಿತಕಲೆ; ಅವಳು ವಿದ್ಯಾವತಿಯಾಗುತ್ತಿರುವಾಗ ನಾನು ಕಲೆಗಾರನಾಗುತ್ತಿರುವೆನು.....ಹೀಗೆಲ್ಲಾ ಯೋಚನೆಮಾಡಿ ನಾನೇ ಉಪಾಧ್ಯಾಯವೃತ್ತಿಯನ್ನು ಅವಲಂಬಿಸಬೇಕೆಂದು ನಿಶ್ಚಯಿಸಿದೆನು.

ಉಪಾಧ್ಯಾಯನಿಗೂ ಶಿಷ್ಯನಿಗೂ ಉತ್ಸಾಹವೇನೋ ತುಂಬಿ ತುಳುಕುತ್ತಿತ್ತು. ಆದರೆ ಆಗ ಗೌರಿಯ ಹಬ್ಬ ಹತ್ತಿರವಿದ್ದುದರಿಂದ ಪಾಠ ನಿರ್ವಿಘ್ನವಾಗಿ ನಡೆಯದೆಹೋಗಬಹುದೆಂದು ನಮ್ಮ ಶಾಲೆಯ ಪ್ರಾರಂಭೋತ್ಸವವನ್ನು ಮುಂದುವರಿಸಬೇಕಾಗಿ ಬಂತು. ಅನಂತರ ಲಲಿತೆ ಖಾಯಿಲೆ ಬಿದ್ದಳು. ಹೀಗೆಯೇ ನಾಲ್ಕೈದು ತಿಂಗಳು ನಮ್ಮ ಉತ್ಸಾಹವು ಕಾರ್ಯರಂಗಕ್ಕೆ ಇಳಿಯದೆಯೆ ಜೀವಂತವಾಗಿರಬೇಕಾಯಿತು. ಇಷ್ಟು ದಿನವೇ ತಡೆದದ್ದಾಯಿತು; ಇನ್ನೆರಡು ತಿಂಗಳು ಕಳೆಯಲಿ, ಬೇಸಗೆ ರಜ ಬರುತ್ತದೆ, ಎಂದು ನಾನಷ್ಟು ಕಾಲ ತಳ್ಳಿದೆ; ನನ್ನಿಂದ ತಡವಾದದ್ದು ಎರಡು ತಿಂಗಳು ಮಾತ್ರವಾದರೂ ಕಾಲವಿಳಂಬಕ್ಕೆ ನಾನೇ ಪೂರ್ತಿ ಜವಾಬ್ದಾರನೆಂದು ಲಲಿತೆ ಇಂದಿನವರೆಗೂ ಪ್ರತಿಪಾದಿಸುತ್ತಾಳೆ. ಅದು ಶುದ್ಧ ಸುಳ್ಳು.

ಕೊನೆಗೆ ಬೇಸಗೆಯ ರಜ ಬಂದಮೇಲೆ ಒಂದು ಶುಭ ದಿವಸವನ್ನು ಗೊತ್ತುಮಾಡಿ ವಿದ್ಯಾಭ್ಯಾಸವನ್ನಾರಂಭಿಸಬೇಕೆಂದು ನಿರ್ಣಯವಾಯಿತು. ನಾನು ಒಂದು ಪ್ರಥಮ ಪಾಠದ ಪುಸ್ತಕವನ್ನು ತಂದು ಅಂದವಾಗಿ ರಟ್ಟು ಹಾಕಿಟ್ಟೆನು. ಆದರ ಮೇಲೆ ಲಲಿತೆಯ ಹೆಸರು ಬರೆಯಬೇಕೇ ಬೇಡವೆಂಬ ವಿಷಯದಲ್ಲಿ ನನಗೂ ಅವಳಿಗೂ ದೊಡ್ಡ ವಾಗ್ಯುದ್ಧವಾಯಿತು. ಅವಳ ಹೆಸರು ಪುಸ್ತಕದ ಮೇಲಿದ್ದರೆ ನೋಡಿದವರಿಗೆಲ್ಲರಿಗೂ ಅವಳಿಗೆ ಇಂಗ್ಲಿಷು ಬಾರದೆಂದೂ, ಆಗತಾನೇ ಕಲಿಯುತ್ತಿರುವಳೆಂದೂ ತಿಳಿದು ಹೋಗುವುದು—ಇದು ಲಲಿತೆಯ ಶಂಕೆ. ಅವಳ ಮಾತೇ ಏಕೆ ಸಾಗ

ಬೇಕು, ಹೆಸರನ್ನು ಬರೆದೇ ತೀರುತ್ತೇನೆ ಎಂದು ನನ್ನ ಹಟ. ಈ ಜಗಳ ಪೂರೈಸುವುದರೊಳಗೆಯೇ ಅವಳು ಪುಸ್ತಕದ ಮೇಲೆ ನನ್ನ ಹೆಸರು ಬರೆದಿಟ್ಟುಬಿಟ್ಟಳು. ನಾನು ಅದರ ಹಿಂದೆ 'ಮಿಸೆಸ್' ಎಂದು ಸೇರಿಸಿದ್ದನ್ನು ನೋಡಿ ಅವಳು ರೇಗಿಕೊಂಡು ತಾನು ಇಂಗ್ಲಿಷ್ ಕಲಿಯುವುದಿಲ್ಲವೆಂದೂ ಯಾರಾದರೂ ಮಾನಗೆಟ್ಟವರನ್ನು ಕರೆತಂದು ಪಾರ ಹೇಳಬಹುದೆಂದೂ ಹೇಳತೊಡಗಿದಳು. ವಿದ್ಯಾಭ್ಯಾಸ ಮುಂದುವರಿಯುವುದಕ್ಕೆ ಬದಲಾಗಿ ಈ ಜಗಳದಲ್ಲೇ ಮೂರು ದಿನ ಕಳೆದುಹೋಯಿತು. ಆದರೂ ಆ ಕಾಲ ತೀರ ವ್ಯರ್ಥವಾಗಲಿಲ್ಲ. 'ಸಿಲ್ಲಿ, ಸ್ಪುಪಿಡ್' ಮುಂತಾದ ಕೆಲವು ಪದಗಳನ್ನು ಲಲಿತೆ ನನ್ನಿಂದ ಕಲಿತು, ಅವುಗಳನ್ನು ಅಪಾತ್ರದಲ್ಲಿ ಉಪಯೋಗಿಸ ಬಾರದೆಂದು ಎಷ್ಟು ಬಗೆ ಹೇಳಿದರೂ ಕಿವಿಗೆ ಹಾಕಿಕೊಳ್ಳದೆ ನನ್ನ ಮೇಲೆಯೇ ಪ್ರಯೋಗಿಸಿದಳು. ಕೊನೆಗೆ ಲಲಿತೆಯ ಹೆಸರಿನ ಕೆಳಗೆ ಐದು ವರ್ಷದ ಹಿಂದಿನ ತಾರೀಖನ್ನು ಹಾಕಿದ್ದಲ್ಲದೆ ನನ್ನ ಕೆಲವು ನೋಟು ಪುಸ್ತಕಗಳನ್ನೂ ಹೊಸದಾಗಿ ಕೊಂಡಿದ್ದ ಫೌಂಟನ್ ಪೆನ್ನನ್ನೂ ಲಂಚವಾಗಿ ಕೊಟ್ಟುಮೇಲೆ ಈ ಜಗಳ ಕೂನೆಗಂಡಿತು.

ಲಲಿತೆಗೆ ನಿಜವಾಗಿಯೂ ಪ್ರಪಂಚ ಪರಿಚಯವಾಗಬೇಕಾದರೆ ಸಾಹಿತ್ಯವೊಂದು ಒಂದರೆ ಸಾಲದೆಂದು ತೋರಿ ಭೂವಿವರಣೆ ಚರಿತ್ರೆಗಳನ್ನೂ ನನ್ನ ಪಾರಕ್ರಮದಲ್ಲಿ ಸೇರಿಸಿಕೊಂಡಿದ್ದೆನು. ಆದರೆ ಪ್ರಾರಂಭವಾದ ಮೇಲೆ ಸ್ವಲ್ಪ ದಿನಗಳಲ್ಲೆಯೇ ಇವರಡರಿಂದ ಬಹಳ ತೊಂದರೆಯಾದ್ದರಿಂದ ನಾನಾಗಿಯೇ ಅವುಗಳನ್ನು ನಿಲ್ಲಿಸಬೇಕಾಯಿತು. ಊಟಕ್ಕೆ ಕುಳಿತಾಗ ಅಧವಾ ಎಲೆ ಅಡಿಕೆ ಹಾಕಿಕೊಳ್ಳುವಾಗ ನಿಮ್ಮ ಹೆಂಡತಿ—ನಿಮ್ಮನ್ನು ಪರೀಕ್ಷಿಸುವುದಕ್ಕೋ ಬರಿಯ ಕುತೂಹಲದಿಂದಲೋ—“ಕಿಲಿಮಂಜೇರೋ ಎಲ್ಲಿದೆ?” ಎಂದು ಕೇಳಿದರೆ ನಿಮ್ಮ ಗತಿ ಏನಾಗಬೇಕು? ಅಂಥ ಪ್ರಶ್ನೆಗಳಿಗೆ ಉತ್ತರಕೊಡಲಾರದೆ ನೀವು ನಂಬರು ಕಳೆದುಕೊಂಡು ಈಗಾಗಲೇ ಹತ್ತು ಹದಿನೈದು ವರ್ಷಗಳಾಗಿರಬೇಕು. ಇನ್ನೂ ಅದೆಲ್ಲಾ ಮನಸ್ಸಿನಲ್ಲಿ ನಿಲ್ಲಬೇಕೆಂದರೆ ಹೇಗೆ! ಲಲಿತೆಯ ಜೊತೆಗೆ ಹೆಜ್ಜೆಹೆಜ್ಜೆಗೂ ನಾನು ಭೂವಿವರಣೆ ಚರಿತ್ರೆಗಳನ್ನು ಅಭ್ಯಾಸಮಾಡುವುದು ಸಾಧ್ಯವಾಗಿ ತೋರಲಿಲ್ಲ. ಆದ್ದರಿಂದ “ನಿನಗೆ ಮನೆಗೆಲಸಗಳನ್ನು ಮಾಡಿಕೊಂಡು

ಇದನ್ನೆಲ್ಲಾ ಓದುವುದಕ್ಕಾಗುವುದಿಲ್ಲ, ಸದ್ಯಕ್ಕೆ ಇಂಗ್ಲಿಷೊಂದು ಸಾಕು” ಎಂದು ಹೇಳಿಬಿಟ್ಟ.

ಇನ್ನು ಇಂಗ್ಲಿಷು ಪಾಠಕ್ಕೆ ಸರಿಯಾದ ಕಾಲವನ್ನು ಕಂಡುಹಿಡಿಯುವ ಕೆಲಸವೊಂದು ಉಳಿಯಿತು. ಉಷ್ಣವಲಯದಲ್ಲಿ ಮೆದುಳಿನ ಕೆಲಸಮಾಡುವವರಿಗೆ ಪ್ರಾತಃಕಾಲವೇ ಅತ್ಯುತ್ತಮವಾದದ್ದೆಂಬ ವೈಜ್ಞಾನಿಕರ ನಿರ್ಣಯವನ್ನು ಮೂಲೆಗೆ ತಳ್ಳಿ ಲಲಿತೆ “ನಾನು ಮೆದುಳಿನ ಕೆಲಸಕ್ಕೆ ಕುಳಿತರೆ ಮುಸುರೆ ಕೆಲಸವನ್ನು ನೀವು ಮಾಡುತ್ತೀರಾ?” ಎಂದಳು. ಬೆಳಗ್ಗೆಯೆಲ್ಲಾ ಅವಳಿಗೆ ಮನೆಗೆಲಸ ಏನಾದರೂ ಇದ್ದೇ ಇರುವುದು; ಮಧ್ಯಾಹ್ನವೆಲ್ಲಾ ನಾನು ಮನೆಯಲ್ಲಿರುವುದಿಲ್ಲ; ಸಂಜೆ ಟೆನಿಸ್ಸಿಗೆ ಹೋಗಬೇಕು—ಈ ಮಧ್ಯೆ ನಮ್ಮ ಶಾಲೆಗೆ ಕಾಲ ಸಿಕ್ಕುವುದೇ ಕಷ್ಟವಾಯಿತು. “ನಿನ್ನ ಮನೆಗೆಲಸ ಅಷ್ಟರಲ್ಲೇ ಇದೆ, ಬೆಳಗ್ಗೆ ಪುರಸತ್ತು ಮಾಡಿಕೊ” ಎಂದು ಲಲಿತೆಗೆ ಹೇಳಿದರೆ ಅವಳು “ನೀವು ಟೆನಿಸ್ ಬಿಟ್ಟುಬಿಡಿ, ಆಡುವುದು ಅಷ್ಟರಲ್ಲೇ ಇದೆ, ನಾನು ಬೇಕಾದರೂ ನಿಮ್ಮನ್ನು ಸೋಲಿಸುತ್ತೇನೆ” ಎನ್ನುತ್ತಾಳೆ. “ಆದಾಗದಿದ್ದರೆ ಬೆಳಗಿನ ಜಾವಕ್ಕೆ ಬೇಕಾದರೆ ಏಳುತ್ತೇನೆ. ನಿಮಗೆ ಎಚ್ಚರವಾಗದಿದ್ದರೆ ಮುಖಕ್ಕೆ ತಣ್ಣೀರೆರಚಿ ಎಚ್ಚರಿಸುತ್ತೇನೆ” ಎಂದು ಲಲಿತೆ ಭರವಸೆಯನ್ನೇನೋ ಕೊಟ್ಟಳು. ಆದರೂ ನನಗೇಕೋ ಆದು ರುಚಿಸಲಿಲ್ಲ. ಕೊನೆಗೆ ರಾತ್ರಿ ಊಟವಾದ ಮೇಲೆ ಪಾಠ ಹೇಳಿಕೊಡುವುದೆಂದು ನಿಶ್ಚಯವಾಯಿತು. ಲಲಿತೆ ಇಂಗ್ಲಿಷ್ ಕಲಿಯುವುದು ಯಾರಿಗೂ ತಿಳಿಯದಂತೆ ಮಾಡದೆಂದು ಬೇರೆ ಗೊತ್ತುವಳಿಯಿದ್ದದ್ದರಿಂದ ರಾತ್ರಿಯೇ ಅತ್ಯುತ್ತಮವಾದ ಕಾಲವೆಂದು ಅವಳೂ ಒಪ್ಪಿದಳು. ನನಗೆ ಮಾತ್ರ ಲಲಿತೆ ಆಗ ಎಲ್ಲಿ ತೂಕಡಿಸುವಳೋ ಎಂದು ಹೆದರಿಕೆ; ಆ ತೂಕಡಿಕೆ ನನ್ನ ಶಿಕ್ಷಣದ ಮಹಿಮೆಯೆಂದು ಎಲ್ಲಿ ಹೇಳುವಳೋ ಎಂದು ಮತ್ತೂ ಹೆದರಿಕೆ. ಹಾಗೆ ಹೇಳುವುದಿಲ್ಲವೆಂದೂ ಹಲ್ಲುಕಚ್ಚಿಕೊಂಡು ಸುಮ್ಮನಿರುವುದಾಗಿಯೂ ಅವಳು ಮಾತುಕೊಟ್ಟಮೇಲೂ ನನ್ನ ಮನಸ್ಸಿಗೆ ಅಷ್ಟೇನೂ ಸಮಾಧಾನವಾಗಲಿಲ್ಲ.

ಪ್ರಾರಂಭೋತ್ಸವದ ದಿನ ಒತ್ತು. ಆ ದಿನ ಸಂಜೆ ನಾನು ಮನೆಗೆ ಬರುವ ವೇಳೆಗೆ ನನ್ನ ಮೇಜಿಗೆ ಸ್ಥಾನ ಭ್ರಷ್ಟತ್ವವಾಗಿತ್ತು. ನಾನು ಅದರ

ಮೇಲೆ ಯಾವುದೋ ಕ್ರಮವನ್ನನುಸರಿಸಿ ಜೋಡಿಸಿದ್ದ ಪುಸ್ತಕಗಳು ಒಂದೊಂದು ಒಂದೊಂದು ಕಡೆ ಕಿಟಕಿಯ ಗೂಡು ಮುಂತಾದ ಸ್ಥಳಗಳನ್ನು ಅಲಂಕರಿಸಿದ್ದುವು. ರೂಮಿನ ಮಧ್ಯೆ ಮೇಜು, ಅದಕ್ಕೆ ಎರಡು ಕಡೆಗಳಲ್ಲೂ ಎದುರು ಬದರಾಗಿ ಒಂದೊಂದು ಕುರ್ಚಿ, ಮೇಜಿನ ಮೇಲೆ ಲಲಿತೆಯ ನೋಟು ಪುಸ್ತಕಗಳು, ಫೌಂಟನ್ ಪೆನ್, ಮೇಜಿನ ದೀಪ, ಇತ್ಯಾದಿ. ಈ ಅವಾಂತರವೆಲ್ಲಾ ಏಕೆಂದು ಕೇಳಿದ್ದಕ್ಕೆ ಶಾಲೆಯ ಆವರಣ ಸರಿಯಾಗಿರ ಬೇಕೆಂದೂ ಉಪಾಧ್ಯಾಯನಿಗೂ ಶಿಷ್ಯೆಗೂ ನಡುವೆ ಒಂದು ಮೇಜಿದ್ದರೆ ಒಳ್ಳೆಯದೆಂದೂ ಉತ್ತರ ಬಂತು. ಒಂದು ಮೂಲೆಯಲ್ಲಿ ಕಾಲುಮಣೆಯನ್ನು ಹಾಕಿ ಅದರ ಮೇಲೆ ನಾಲ್ಕೈದು ಪುಸ್ತಕಗಳನ್ನಿಟ್ಟು ಪೂಜೆಮಾಡಿ ಚರಪಿ ಗಾಗಿ ಮಾಡಿದ್ದ ಕೊಬ್ಬರಿ ಸಕ್ಕರೆಯನ್ನು ನನಗೂ ಸ್ವಲ್ಪ ಉಳಿಸಿದ್ದಳು. ಅದರ ಕಡೆ ನನ್ನ ಗಮನ ಹೋಗುವುದಕ್ಕಿಂತ ಮುಂಚೆ ಕಾಲುಮಣೆಯ ಮೇಲಿನ ಪುಸ್ತಕಗಳನ್ನು ನೋಡಿದರೆ, ಅವೆಲ್ಲಾ ನಾನು ಲೈಬ್ರರಿಯಿಂದ ತಂದ ಬೆಲೆ ಬಾಳುವ ಪುಸ್ತಕಗಳು. “ಇವನ್ನೇಕೆ ತೆಗೆದೆ? ಎಲ್ಲಾ ಅರಿಸಿನಕುಂಕುಮ ಆಗಿಹೋಯಿತಲ್ಲ! ನಿನ್ನ ಪುಸ್ತಕ ಇಡಬಾರದಾಗಿತ್ತೆ?” ಎಂದು ಕೇಳಿದ್ದಕ್ಕೆ ಲಲಿತೆ ನನ್ನ ಪಾಲಿನ ಕೊಬ್ಬರಿ ಸಕ್ಕರೆಯನ್ನು ಸ್ವಲ್ಪ ಸ್ವಲ್ಪವಾಗಿ ಬಾಯಿಗೆ ಹಾಕಿಕೊಳ್ಳುತ್ತಾ, “ನನ್ನ ಪುಸ್ತಕ ಕೊಳೆಯಾಗಿಹೋಗುತ್ತೆ ಅಂತ ಅದನ್ನೇ ಇಟ್ಟೆ” ಎಂದಳು. ಸತ್ಯಸಂಧಿ, ನನ್ನ ಲಲಿತೆ. ನನಗೆ ಏನು ಹೇಳುವುದಕ್ಕೂ ತೋರಲಿಲ್ಲ. ಅಷ್ಟುಹೊತ್ತಿಗೆ ಕೊಬ್ಬರಿ ಸಕ್ಕರೆಯೆಲ್ಲಾ ಅದೃಶ್ಯವಾಗಿ ಲಲಿತೆಯ ತುಟಿಯ ಮೇಲೆ ಸ್ವಲ್ಪ ಮಾತ್ರ ಕಾಣುತ್ತಿತ್ತು. ನನಗೆ ಚರಪು ಸಿಕ್ಕಿದ್ದು ಅಷ್ಟೇ.

ಲಲಿತೆ ಇಂಗ್ಲಿಷ್ ಅಕ್ಷರಗಳನ್ನು ಇನ್ನೂ ಮರೆತಿರಲಿಲ್ಲವಾದ್ದರಿಂದ ನಾವು ನೇರವಾಗಿ ಪ್ರಥಮ ಪುಸ್ತಕವನ್ನೇ ಪ್ರಾರಂಭಿಸಿದೆವು. ಆ ದಿನದ ಪಾಠ ಬಹಳ ಚೆನ್ನಾಗಿ ನಡೆಯಿತೆಂದೇ ಹೇಳಬೇಕು. ಪಾಠ ಹೇಳುವುದು ನನಗೆ ಹೊಸದು, ಕಲಿಯುವುದು ಅವಳಿಗೆ ಹೊಸದು; ಆದ್ದರಿಂದ ಇಬ್ಬರಿಗೂ ಹೊಸ ಅನುಭವ, ಹೊಸ ಹುರುಪು. ಆ ದಿನ ನಾಲ್ಕು ಪಾಠಗಳನ್ನು ಮುಗಿಸಿಬಿಟ್ಟೆವು. ಲಲಿತೆಗಂತೂ ಪಾಠಗಳನ್ನು ಸುಲಭವಾಗಿ ಅರ್ಥ ಮಾಡಿಕೊಂಡೆನೆಂದು ಮಿತಿಯಿಲ್ಲದ ಹೆಮ್ಮೆ. “ಇನ್ನು ಎರಡು ಮೂರು

'ತಿಂಗಳಲ್ಲಿ ಸಣ್ಣ ಸಣ್ಣ ಕಥೆಗಳನ್ನು ಓದಿಸಬಹುದು, ಒಂದು ವರ್ಷವಾದ ಮೇಲೆ ಅವಳೊಡನೆ ರೋಮಿಯೋ ಜೂಲಿಯೆಟ್ ನಾಟಕವನ್ನೂ ಷೆಲ್ಲಿಯ ಗೀತೆಗಳನ್ನೂ ಓದಬಹುದು" ಎಂದುಕೊಂಡು ನಾನೂ ಬಹಳ ಸಂತೋಷ ಪಟ್ಟೆನು.

ಮಾರನೆಯ ದಿನ ಗ್ರೆಟಾಗಾರ್ಬೋ ಪಾತ್ರವಹಿಸಿದ್ದ ಪ್ರಸಿದ್ಧ ಚಿತ್ರ ನೊಂದರ ಕೊನೆಯ ಪ್ರದರ್ಶನ. ಸಂಜೆ ಬೇರೆ ಕೆಲಸವಿದ್ದದ್ದರಿಂದ ನನ್ನ ಸ್ನೇಹಿತರೆಲ್ಲರೂ ರಾತ್ರಿಯ ಪ್ರದರ್ಶನಕ್ಕೆ ಹೋಗಬೇಕೆಂದು ನಿಶ್ಚಯಿಸಿ ನಾನೂ ಬಂದೇತೀರಬೇಕೆಂದು ಬಲವಂತಮಾಡಿದರು. ಆದರೆ ಲಲಿತೆಯ ವಿದ್ಯಾಭ್ಯಾಸಕ್ಕೆ ದ್ವಿತೀಯ ವಿಘ್ನವಾಗದಂತೆ ಶಾಸ್ತ್ರಕ್ಕಾದರೂ ಸ್ವಲ್ಪ ಹೊತ್ತು ಪಾಠ ಮಾಡಲೇಬೇಕು. "ನಿನ್ನೆಯ ಪಾಠಗಳನ್ನು ಸ್ವಲ್ಪವಾದರೂ ಮರೆತಿರುತ್ತಾಳೆ, ಒಂದೆರಡು ಪ್ರಶ್ನೆಗಳನ್ನು ಕೇಳಿ ಮತ್ತೆ ಅದನ್ನೇ ಓದ ಹೇಳಬಹುದು" ಎಂದುಕೊಂಡು ನಾನು ಮನೆಗೆ ಬಂದೆ. ಹೊತ್ತಿಗೆ ಸರಿಯಾಗಿ ಲಲಿತೆ ಪುಸ್ತಕ ತೆಗೆದುಕೊಂಡು ಬಂದಳು. ಒಂದು ನೋಟು ಪುಸ್ತಕದಲ್ಲಿ ಹಿಂದಿನ ದಿನದ ಪಾಠವನ್ನೂ ಅದರ ಅರ್ಥವನ್ನೂ ಸ್ವಲ್ಪವೂ ತಪ್ಪಿಲ್ಲದೆ ಬರೆದಿದ್ದಳು. ಅದನ್ನು ಓದುತ್ತ ಓದುತ್ತ ಗ್ರೆಟಾಗಾರ್ಬೋವಿನ ಚಿತ್ರ ದೂರದೂರಕ್ಕೆ ಸರಿಯಿತು. ಆದರೂ ನಿರಾಶನಾಗದೆ ಒಂದೆರಡು ಪ್ರಶ್ನೆಗಳನ್ನು ಕೇಳಿದರೆ ಅದಕ್ಕೂ ತೃಪ್ತಿಕರವಾದ ಉತ್ತರವೇ ಬಂತು. ನಾಯಿ ಬೆಕ್ಕಿನ ಕಡೆಗೆ ಓಡಿದ್ದನ್ನೂ ಹೇಂಟೆ ಬೆಕ್ಕನ್ನು ಎದುರು ಗೊಂಡದ್ದನ್ನೂ ಲಲಿತೆ ಬಹು ಸೊಗಸಾಗಿ ಮಂದಟ್ಟವಾಡಿಕೊಂಡಿದ್ದಳು. ನನಗೆ ಕೆಲವು ವೇಳೆ ಮಿಲ್ಟನ್, ಡಾಂಟೆ ಮೊದಲಾದವರ ಕಾವ್ಯಗಳಲ್ಲಿ ಸಹ ಆಸಕ್ತಿಯಿಲ್ಲದೆ ಹೋಗುತ್ತದೆ, ಲಲಿತೆಗೆ ಇಂಥ ಕೆಲಸಕ್ಕೆ ಬಾರದ ವಿಷಯಗಳಲ್ಲಿ ಅಭಿರುಚಿಯಿರುವುದನ್ನು ನೋಡಿ ನನಗೆ ಆಶ್ಚರ್ಯವೂ ಜುಗುಪ್ಸೆಯೂ ಆದುವು. ಈ ಬಗೆಯ ಪ್ರವರ್ತನೆಯುಳ್ಳ ಮನಸ್ಸಿಗೆ ಘನ ಸಾಹಿತ್ಯವು ಎಲ್ಲಾದರೂ ರುಚಿಸುವುದುಂಟೆ, ಈ ವಿದ್ಯಾಭ್ಯಾಸದ ಪ್ರಯತ್ನವನ್ನು ಬಿಟ್ಟುಬಿಡುವುದೇ ಒಳ್ಳೆಯದಲ್ಲವೆ? ಎಂಬ ಪ್ರಶ್ನೆಗಳು ತಲೆದೋರಿದುವು.....ದೂರದೃಷ್ಟಿಯಿಂದ ನೋಡಿದರೆ ಈ ಅರಂಭಶೂರತ್ವ ಖಂಡಿತ ಒಳ್ಳೆಯದಲ್ಲ. ಹೊಸದರಲ್ಲಿ ಆಗಸ ಗೋಣಿ ಒಗೆದಂತೆ. ಉತ್ಸಾಹ ಹೀಗೆ

ಮಿತಿಮೀರಿ ಜ್ವಲಿಸಿದರೆ ಎಷ್ಟು ದಿನ ಬಾಳಿಕೆ ಬಂದೀತು!.. ಅಂತೂ ಅಂದು ಸಿನಿಮಾಕ್ಕೆ ಹೋಗುವುದಕ್ಕೆ ಲಲಿತೆ ಕಲ್ಲುಹಾಕಿದಳು.

ಅಲ್ಲಂದಾಚೆಗೆ ಸಹ ನಾವು ಹಾಕಿಕೊಂಡಿದ್ದ ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಸ್ವಲ್ಪ ಕಷ್ಟವೇ ಆಯಿತು. ಎಷ್ಟೋ ವೇಳೆ ಲಲಿತೆ ಮನೆಗೆಲಸಗಳನ್ನು ತೀರಿಸಿಕೊಂಡು ಬರುವ ವೇಳೆಗೆ ಮುಖದಲ್ಲಿ ಆಯಾಸ ತೇಲುತ್ತಿರುವುದು. ನನಗೆ ಉತ್ಸಾಹಭಂಗವಾಗದಿರಲೆಂದು ಅವಳು ಎಷ್ಟು ಪ್ರಯತ್ನಿಸಿದರೂ ಘಳಿಗೆಗೊಂದು ಸಲ ಆಕಳಿಕೆ ಬರುವುದು. ಆಗ ಪಾರ ಹೇಳುವುದೆಂದರೆ ಕೇವಲ ಚಿತ್ರಹಿಂಸೆಯಾಗುವುದು. ಇನ್ನು ಕೆಲವು ದಿನ ತನಗೆ ಓದುವುದು ಇಷ್ಟವಿಲ್ಲದಿದ್ದರೆ, ಲಲಿತೆ ನನ್ನ ಮುಖವನ್ನು ನೋಡಿ ಅದರಲ್ಲಿ ನಾನು ಅನುಭವಿಸದ ಆಯಾಸವನ್ನು ಕಂಡು ಹಿಡಿಯುವಳು. ಅವಳಿಗೆ ಬೇಕಿಲ್ಲದೆ ಮನಸ್ಸು ಸಿದ್ಧವಿಲ್ಲದೆ ಇರುವಾಗ ಬಲವಂತ ಮಾಘಸ್ನಾನವೇಕೆಂದು ನಾನು ದಯೆ ತೋರಿ ಪುಸ್ತಕವನ್ನು ಮುಚ್ಚಿಬಿಡುತ್ತಿದ್ದೆ. ಇದಕ್ಕಾಗಿ ಲಲಿತೆ ಕೃತಜ್ಞತೆ ತೋರಿಸುವುದಕ್ಕೆ ಬದಲಾಗಿ ಹೇಗೆಗೋ ತಂತ್ರವಾಡಿ ಪಾರ ನಿಂತದ್ದಕ್ಕೆ ಜವಾಬ್ದಾರಿಯನ್ನು ನನ್ನ ಮೇಲೆಯೇ ಒರಗಿಸುತ್ತಿದ್ದಳು.

ಹೀಗೆ ಎರಡು ಮೂರು ತಿಂಗಳು ಶಿಕ್ಷಣ ಜರುಗುವುದರಲ್ಲಿ ನಾನು ಲಲಿತೆಗೆ ವಿದ್ಯೆ ಕಲಿಸುವುದು ಸಾಧ್ಯವೆ ಎಂಬ ಸಂದೇಹ ಒರಲಾರಂಭಿಸಿತು. ಆ ಉಪಾಧ್ಯಾಯ-ಶಿಷ್ಯ ಸಂಬಂಧವೇ ಬಹು ವಿಚಿತ್ರವಾಗಿ ತೋರಿತು. ಪಾರ ಹೇಳಿಕೊಡುವಾಗ ನಗುನಗುತ್ತ ಇರಬೇಕೆ ಅಥವಾ ಗಂಭೀರ ಮುದ್ರೆಯನ್ನು ತಾಳಬೇಕೆ? ನನಗೇನೋ ಪುಸ್ತಕವನ್ನು ತೆರೆದೊಡನೆ ಎಲ್ಲೂ ಇಲ್ಲದ ಗಾಂಭೀರ್ಯ ಬಂದುಬಿಡುತ್ತಿತ್ತು. ಆ ಮುಖಮುದ್ರೆಯನ್ನು ಮುರಿದು ಎಂದಿನಂತೆ ಸಲಿಗೆಯಾಗಿದ್ದರೆ ಶಾಲೆಯ ಆವರಣವೇ ಕೆಟ್ಟುಹೋಗಬಹುದು. ಇದಲ್ಲದೆ ಮೇಷ್ಟರ ಕೆಲಸಕ್ಕೆ ಅರ್ಹನೆಂಬ ನಂಬಿಕೆಯೇ ನನಗಿರಲಿಲ್ಲ. ಲಲಿತೆ ಅಪ್ರಬುದ್ಧಳು, ನಾನು ವಿದ್ಯಾವಂತ; ನಾನು ಹೇಳಿದ್ದೇ ಅವಳಿಗೆ ವೇದವಾಕ್ಯ. ಆದರೂ ಅವಳೆದುರಿಗೆ ಕುಳಿತಾಗ ನನಗೆ ಪರೀಕ್ಷಕನ ಮುಂದೆ ನಿಂತ ಹುಡುಗನ ಅನುಭವವಾಗುತ್ತಿತ್ತು. ಆದಕ್ಕೆ ತಕ್ಕಹಾಗಿ ಲಲಿತೆಯ ಪ್ರಶ್ನೆಗಳು ಕೆಲವು ವೇಳೆ ಬಹಳ ತೊಂದರೆ

ಕೊಡುತ್ತಿದ್ದವು. ನಾನು ಬುದ್ಧಿವಂತನೇ ಹೌದಾದರೂ ಲಲಿತೆಯ ಎದುರಿಗೆ ನನ್ನ ಬುದ್ಧಿಶಕ್ತಿಯನ್ನು ಪ್ರದರ್ಶಿಸುವುದು ಏಕೋ ಅಸಾಧ್ಯವಾಗುತ್ತಿತ್ತು. ಅವಳು ಈಗ ನನಗೆ ಪರಕೀಯಳಂತೆ ತೋರುತ್ತಿದ್ದಳು. ನಾವು ಯಾವಾಗಲೂ ದೂರದೂರ ಕುಳಿತು ಮಾತಾಡಿದ್ದಿಲ್ಲ. ಈಗ ನಮ್ಮಿಬ್ಬರ ನಡುವೆ ಒಂದು ಅನಿಷ್ಟ ಮೇಜು ನಿಂತಿತ್ತು. ಅದು ಬೇಡವೆಂದರೆ ಲಲಿತೆ ಕೇಳಳು. ಎಂದಿನಂತೆ ಹಸನ್ಮುಖಿಯಾಗಿರದೆ, ಮುಖದಲ್ಲಿ ಯಾವ ಭಾವವನ್ನೂ ಪ್ರಕಟಿಸದೆ ಆ ಮೇಜಿನ ಹಿಂದೆ ಪ್ರತಿಮೆಯಂತೆ ಕುಳಿತುಬಿಡುವಳು. ಮೇಷ್ಟರು ತಾನೆ ಮುಖವನ್ನು ನೋಡದೆ ಗೋಡೆಯನ್ನು ನೋಡುತ್ತ ಮಾತಾಡುವುದಕ್ಕಾಗುತ್ತದೆಯೆ? ಲಲಿತೆ ತನ್ನ ಮುಖದ ಚೆಲುವನ್ನು ನಾನು ಕದ್ದುಕೊಂಡು ಹೋಗುವೆನೆಂದು ಭಾವಿಸಿದಳೋ ಏನೋ, ನಾನು ಆ ಕಡೆ ನೋಡಿದಕ್ಷಣವೇ ಮುಖವನ್ನು ತಗ್ಗಿಸಿಬಿಡುವಳು. ಪುಸ್ತಕದ ಮರೆಯಲ್ಲಿ ಅವಳೀನು ನಗುತ್ತಿದ್ದಳೋ ಅಥವಾ ಹಿಂದಿನ ಮೇಷ್ಟರ ವಕ್ರಚಿತ್ರವನ್ನು ಬರೆದಂತೆ ನನ್ನ ಚಿತ್ರವನ್ನು ಬರೆಯುತ್ತಿದ್ದಳೋ ಎಂಬ ಸಂಶಯ ನನ್ನನ್ನು ಈಗಲೂ ಬಾಧಿಸುತ್ತಲೇ ಇದೆ. ಇಂಥ ಸಂದರ್ಭಗಳಲ್ಲಿ ಶಾಲೆಯ ಉಪಾಧ್ಯಾಯರು ಹೇಗೆ ನಡೆದು ಕೊಳ್ಳುತ್ತಾರೋ! ನನ್ನ ಉಪಾಧ್ಯಾಯರ ನಡವಳಿಕೆಯನ್ನು ನೆನಪಿಗೆ ತಂದುಕೊಂಡದ್ದರಿಂದ ಏನೂ ಪ್ರಯೋಜನವಲ್ಲ. ಹೆಣ್ಣುಹುಡುಗಿಯರ ಶಾಲೆಯ ಮೇಷ್ಟರು ತಮ್ಮ ಹೆಂಡತಿ ಕ್ಲಾಸಿನಲ್ಲಿ ಕುಳಿತಿದ್ದರೆ ಹೇಗೆ ಪಾರ ಹೇಳುತ್ತಾರೋ! ಅಂಥ ಪ್ರಸಂಗ ಯಾರಿಗಾದರೂ ಒದಗಿದೆಯೋ ಇಲ್ಲವೋ ತಿಳಿಯದು. ಒಟ್ಟಿನಲ್ಲಿ ಮನಸ್ಸಿನ ಲವಲವಿಕೆ ಅಷ್ಟೇನೂ ಕೆಚ್ಚಾಗಿರಲಾರದೆಂದೂ, ಬುದ್ಧಿ ಚುರುಕಾಗಿ ಕೆಲಸಮಾಡಲಾರದೆಂದೂ ತೋರುತ್ತದೆ. ಮನೆಯಲ್ಲಿ ಹೆಂಡತಿಯ ಎದುರಿಗೆ ಕುಳಿತು ಪಾರ ಹೇಳುವುದಂತೂ ಮತ್ತೂ ಕಷ್ಟ.

ಅಷ್ಟೇ ಅಲ್ಲದೆ ಪಾರ ಹೇಳಿಕೊಡುವುದು ಮುಗಿದಮೇಲೆ ಸಹ ನಾವು ಎಂದಿನಂತೆ ಇರುವುದು ಅಸಾಧ್ಯವಾಗುತ್ತಿತ್ತು. ಪುಸ್ತಕವನ್ನು ಮುಚ್ಚಿದ ಕೂಡಲೆ ಲಲಿತೆ ಯಾರೋ ಅಪರಿಚಿತರನ್ನು ಕಂಡು ಒಳಗೆ ಹೋಗುವ ವಳಂತೆ ಎದ್ದು ಹೊರಟುಹೋಗುತ್ತಿದ್ದಳು. ನನ್ನ ಪೂರ್ವಪರಿಚಿತ ಲಲಿತೆ

ಮನೆಯಲ್ಲಿ ಕಾಣುತ್ತಲೇ ಇರಲಿಲ್ಲ, ಅವಳನ್ನು ನಾನು ಸಲಿಗೆಯಾ, ಮಾತಾಡಿಸುವುದೇ ಕಷ್ಟವಾಗುತ್ತಿತ್ತು. ಈ ಬಗೆಯ ಜೀವನ ಕೆಲವು ತಿಂಗಳು ನಡೆಯುವವೇಳೆಗೆ ಲಲಿತೆಗೆ ಬೇಸರವಾದದ್ದಲ್ಲದೆ ತನ್ನಲ್ಲಿ ನನಗೆ ಪ್ರೀತಿ ಕಡಿಮೆಯಾಯಿತೆಂಬ ಭಾವನೆ ಸಹ ಬಂದಂತೆ ತೋರುತ್ತದೆ. ಈ ಉಪಾಧ್ಯಾಯ-ಶಿಷ್ಯೆ ಸಂಬಂಧ ತೊಲಗಿಹೋಗಲೆಂಬ ಇಡ್ಡೆ ನಮ್ಮಿಬ್ಬರಿಗೂ ಏಕಕಾಲದಲ್ಲೇ ಬಂದಿರಬೇಕು. ಆದರೂ ಅದನ್ನು ಬಾಯಿಬಿಟ್ಟು ಹೇಳುವುದಕ್ಕೆ ಇಬ್ಬರೂ ಹಿಂಜರಿಯುತ್ತಿದ್ದೆವು. ನಾನೇನಾದರೂ ಮೊದಲು ಹೇಳಿದ್ದರೆ ಲಲಿತೆ ನನ್ನ ಪ್ರಾಣ ತೆಗೆದುಬಿಡುತ್ತಿದ್ದಳು.

ಈ ಮಧ್ಯೆ ನಮ್ಮ ಮಾವನವರು “ಲಲಿತೆ ನಮ್ಮ ಮನೆಯಲ್ಲಿ ಕೆಲವು ದಿನ ಇರಲಿ” ಎಂದು ಹೇಳಿ ಅವಳನ್ನು ಕರೆದುಕೊಂಡುಹೋದರು. ನನ್ನ ಮನಸ್ಸಿಗೆ ಸ್ವಲ್ಪ ಸಂತೋಷವಾಯಿತೆಂದೇ ಹೇಳಬೇಕು. ಒಂಟಿಯಾಗಿ ಜೀವಿಸುವುದೇನೋ ಕಷ್ಟವಾದರೂ ಆಗ ಇದ್ದ ಸ್ವಿತಿಯಲ್ಲಿ ಲಲಿತೆ ಮನೆಯಲ್ಲಿ ಇದ್ದರೂ ಇಲ್ಲದಂತೆಯೇ ಆಗಿತ್ತು. ಲಲಿತೆಗೂ ಹಾಗೆಯೇ ತೋರಿರಬೇಕು. ಆದರೂ ಅವಳು ಹೊರಡುವಾಗ “ಪಾರ ಹೇಳುವುದು ತಪ್ಪಿತು, ನಿಮಗೆ ಬಹಳ ಸಂತೋಷವೇನೋ” ಎಂದು ನನ್ನ ಮೇಲೆ ಮಾತು ಹಾಕದೆ ಬಿಡಲಿಲ್ಲ. ನಾನೂ ಅವಳಿಗೆ “ಹೇಳಿಕೊಟ್ಟಿದ್ದೆಲ್ಲಾ ಮರೆತುಕೊಂಡು ಬಾ. ನಿನ್ನ ಸೋಮಾರಿತನಕ್ಕೆ ಒಳ್ಳೆಯ ನೆಪ ಸಿಕ್ಕಿದ ಹಾಗಾಯಿತು” ಎಂದು ಹೇಳಿಕಳುಹಿಸಿದೆ.

ಲಲಿತೆ ಹೋದಮೇಲೆ ಎರಡು ಮೂರು ದಿನಗಳು ಹೇಗೋ ಕಳೆದು ಹೋದುವು. ನನ್ನ ಮೊದಲನೆಯ ಕಾಗದದಲ್ಲಿ ನಾನು ಇಂಗ್ಲಿಷ್ ಪಾಠದ ಮಾತೇ ಎತ್ತಿರಲಿಲ್ಲ. ಅದು ಆಗಲೇ ಮರೆತುಹೋಗುವುದರಲ್ಲಿತ್ತು. ನಾನು ಬಹಳ ಉತ್ಸಾಹದಿಂದ ಪ್ರೇಮಪತ್ರವನ್ನು ಬರೆದು ಎರಡು ದಿನ ಉತ್ತರವನ್ನು ನಿರೀಕ್ಷಿಸಿ ಅದು ಬಂದಮೇಲೆ ಒಡೆದು ನೋಡಿದರೆ, ಆದರಲ್ಲಿ ನಮ್ಮ ನಮ್ಮ ಮಾತುಗಳೇನೂ ಇರದೆ ಎಲ್ಲಾ ಇಂಗ್ಲಿಷ್ ಭಾಷೆಯ ವಿಷಯವೇ ಆಗಿತ್ತು. ಕೊನೆಯಲ್ಲಿ ತಾನು ಸಾಧಾರಣವಾಗಿ ಕಾಗದವನ್ನು ಕೊನೆಗಾಣಿಸುವ ರೀತಿಯನ್ನು ಬಿಟ್ಟು “ನಿಮ್ಮ ವಿಧೇಯಳಾದ ಶಿಷ್ಯೆ” ಎಂದು ಬರೆದುಕೊಂಡಿದ್ದಳು. ಅವಳು ಊರು ಬಿಟ್ಟುಹೋಗಿ ಆಗಲೇ

ನಾಲ್ಕೈದು ದಿನಗಳಾಗಿದ್ದುವು. ನನಗೆ ಆಗ ಇಂಗ್ಲಿಷ್ ಭಾಷಾಂತರವೂ ವಿಧೇಯಳಾದ ಶಿಷ್ಯೆಯೂ ಬೇಕಾಗಿರಲಿಲ್ಲ. ಇಂಗ್ಲಿಷ್ ಭಾಷೆ ಹಾಳಾಗಲೆಂದು ಕಾಗದವನ್ನು ಹರಿದು ಬಿಸುಟೆನು. ಆದರೂ ಕೋಪವನ್ನು ಹೇಗೋ ಸುಂಗಿ ಜೇರ್ಣಿಸಿಕೊಂಡು ಅವಳು ಕೇಳಿದ ಪದಗಳ ಅರ್ಥವನ್ನೆಲ್ಲಾ ಬರೆದು ಕಳುಹಿಸಬೇಕಾಯಿತು. ಹಾಗೆ ಮಾಡದಿದ್ದರೆ “ನಿಮ್ಮಿಂದ ನಾನು ವಿದ್ಯೆ ಕಲಿಯುವುದು ತಪ್ಪಿತು” ಎಂದು ಸಾಯುವವರೆಗೂ ಕಾಡುತ್ತಾಳೆ. ಇದನ್ನೆಲ್ಲಾ ಯೋಚಿಸಿಕೊಂಡೇ ಅವಳು ಹಾಗೆ ಕಾಗದ ಬರೆದಿರಬೇಕು. ಈ ಬಗೆಯ ಟಪಾಲು ಬೋಧನೆ ಕೆಲವು ದಿನ ನಡೆಯಿತು. ಕೊನೆಗೆ ನನಗೆ ಬಹಳ ಅಸಹ್ಯವಾಗಿ ಒಂದು ಉಪಾಯವನ್ನು ಹುಡುಕಿದೆನು. ನಮ್ಮ ಮಾವನವರಿಗೆ ಒಂದು ಕಾಗದ ಬರೆದು ಅದರ ಜೊತೆಯಲ್ಲಿ ಲಲಿತೆಯ ಭಾಷಾಂತರ ಪಾಠವನ್ನಿಟ್ಟು “ಇದನ್ನು ಚಿ|| ಸಾ|| ಲಲಿತೆಗೆ ತಲಪಿಸುವುದು” ಎಂದು ಬರೆದು ಕಳುಹಿಸಿದೆ. ಅವರು ಅದನ್ನು ನೋಡಿದಮೇಲೆ ಲಲಿತೆಗೆ ಚೆನ್ನಾಗಿ ಬೈಗುಳಾಯಿತಂತೆ. “ನಾನು ಎದುರಿಗೆ ಇಲ್ಲವೆ, ಅರ್ಥ ಕೇಳಿದ್ದರೆ ಹೇಳುತ್ತಾ ಇರಲಿಲ್ಲವೆ! ಅವರಿಗೆ ತೊಂದರೆಕೊಟ್ಟು ಅಲ್ಲಿಂದ ಕಾಗದದಲ್ಲಿ ಬರೆದು ತರಿಸಿಕೊಳ್ಳಬೇಕೆ!” ಎಂದು ತುಂಬ ಆಕ್ಷೇಪಿಸಿದರಂತೆ. ಅದಾದಮೇಲೆ ಏಳೆಂಟು ದಿನ ಲಲಿತೆ ಕಾಗದವನ್ನೇ ಬರೆಯಲಿಲ್ಲ. ನಾನು ಮಾತ್ರ ಪಾಠಗಳನ್ನು ಬರೆದು ಕಳುಹಿಸಬೇಕೆಂದೂ ಸೂಮಾರಿಯಾಗಿರಕೂಡದೆಂದೂ ಎಚ್ಚರಿಸಿ ತಪ್ಪದೆ ಪ್ರತಿದಿನವೂ ಕಾಗದಗಳನ್ನು ಬರೆಯುತ್ತಿದ್ದೆ. ಒಂದೆರಡು ವಾರಗಳಾದ ನಂತರ ಒಂದು ಕಾಗದಕ್ಕೂ ಉತ್ತರ ಬರದೆ ಇದ್ದದ್ದರಿಂದ ಬಹಳ ಅಸಮಾಧಾನಪಟ್ಟುಕೊಂಡು ಒಂದು ಆಕ್ಷೇಪಣೆಯ ಪತ್ರವನ್ನು ಬರೆದ ಮೇಲೆ ಉತ್ತರ ಬಂತು—ನನ್ನ ವಿಧೇಯಳಾದ ಶಿಷ್ಯೆಯಿಂದಲ್ಲ, ನನ್ನ ಪ್ರಿಯೆ ಲಲಿತೆಯಿಂದ. ಕಾಗದದಲ್ಲಿ ಇಂಗ್ಲಿಷ್ ಪಾಠದ ಮಾತೇ ಎತ್ತಿರಲಿಲ್ಲ. ಕೊನೆಯಲ್ಲಿ ಮಾತ್ರ “ನಿಮ್ಮ ತಂತ್ರ ನನಗೆ ತಿಳಿಯದೆ ಇಲ್ಲ” ಎಂದು ಒಂದು ವಾಕ್ಯವನ್ನು ಸೇರಿಸಿದ್ದಳು. ಅವಳು ತಂದೆಯ ಮನೆಯಿಂದ ಬಂದಮೇಲೂ ನಾನಾಗಲಿ ಅವಳಾಗಲಿ ಇಂಗ್ಲಿಷ್ ಪಾಠದ ಮಾತೇ ಆಡಲಿಲ್ಲ. ಪಾಠ ತಪ್ಪಿದ್ದರಿಂದ ನಮ್ಮಿಬ್ಬರನ್ನೂ ಮುಸುಕಿದ್ದ ಮಂಜು

ಹರಿದು ಮತ್ತೆ ಒಬ್ಬರ ಮುಖವನ್ನೊಬ್ಬರು ನೋಡುವಹಾಗಾಯಿತು. ಕೆಲವು ದಿನಗಳಾದಮೇಲೆ ನಾನು ಮತ್ತೆ ಮೇಷ್ಟ್ರರೊಬ್ಬರನ್ನು ಗೊತ್ತು ಮಾಡಬೇಕೆಂದಾಗ ಲಲಿತೆ ಯಾವ ಆಕ್ಷೇಪಣೆಯನ್ನೂ ಮಾಡದೆ ಸುಮ್ಮನಿದ್ದಳು.

ಈಗ ಲಲಿತೆಯೂ ನಾನೂ ಒಟ್ಟಿಗೆ ರೋಮಿಯೋ ಜೂಲಿಯೆಟ್ ನಾಟಕವನ್ನೂ, ಷೆಲ್ಲಿಯ ಗೀತೆಗಳನ್ನೂ ಓದುತ್ತೇವೆ. ಆದರೆ ಅದು ನನ್ನ ಶಿಕ್ಷಣದ ಮಹಿಮೆಯಲ್ಲ.

ಪ್ರಣಯಯಾತ್ರೆ

ನನಗೆ ಮದುವೆಯಾಗಿ ಎಂಟು ವರ್ಷವಾಗಿತ್ತು. ಒಂದು ವಿಧದಲ್ಲಿ ನೋಡಿದರೆ ಆ ಎಂಟು ವರ್ಷಗಳೂ ಸುಖಮಯವಾಗಿಯೇ ಕಳೆದುವೆಂದು ಹೇಳಬೇಕು. ನನ್ನ ಲಲಿತೆ ಬಲು ಒಳ್ಳೆಯ ಹುಡುಗಿ. ಯಾವಾಗಲೂ ಲವಲವಕೆಯಿಂದಿರುವ ಅವಳ ಮುಖದಲ್ಲಿ ಎಳಸು ಸ್ವಲ್ಪವೂ ಕುಂದದೆ ಸದಾ ಮುಗುಳುನಗೆ ಆಡುತ್ತಲೇ ಇರುವುದು. ಹುಬ್ಬು ಗಂಟೆಕ್ಕಿಕೊಂಡು ಹಣೆಯನ್ನು ಸುಕ್ಕುಮಾಡಿಕೊಂಡು ಸಿಡುಕಾಡದಿದ್ದರೆ ತಮ್ಮ ಗರತಿನಕ್ಕೆ ಭಂಗಬರುವುದೆಂದು ಕೆಲವರು ಭಾವಿಸುವಂತೆ ತೋರುತ್ತದೆ. ಲಲಿತೆ ಅಂಧವಳಲ್ಲ, ಅವಳು ಸೌಖ್ಯಕ್ಕೆ ಶತ್ರುವಲ್ಲ. ಅವಳ ನಗುಮುಖದ ಕಾಂತಿಯಿಂದ ನನ್ನ ಮನೆ ಯಾವಾಗಲೂ ಬೆಳಕಾಗಿಯೇ ಇರುತ್ತಿತ್ತು. ಇತ್ತ ನನ್ನ ತಾಯಿಗೆ ನನ್ನಲ್ಲಿ ಎಣೆಯಿಲ್ಲದ ವಿಶ್ವಾಸ, ನನ್ನ ಸೌಖ್ಯಕ್ಕಾಗಿ ಹಗಲಿರುಳೆನ್ನದೆ ದೇಹದ ಅಸ್ವಸ್ಥತೆಯನ್ನು ಸಹ ಲೆಕ್ಕಿಸದೆ ಕಷ್ಟಪಡಲು ಸಿದ್ಧರಾಗಿರುವರು. ಮನೆಯಲ್ಲಿ ಐಶ್ವರ್ಯವಿಲ್ಲದಿದ್ದರೂ ಬಡತನವಿರಲಿಲ್ಲ. ಸೌಖ್ಯಕ್ಕೆ ಇನ್ನೇನು ಬೇಕು? ಆದರೂ ನನಗೆ ಸ್ವಲ್ಪ ಅತ್ಯಪ್ಪಿ. ಸಾಧಾರಣವಾಗಿ ಪ್ರತಿಯೊಬ್ಬ ಯುವಕನೂ ಅಪೇಕ್ಷಿಸುವ ಸ್ವಾತಂತ್ರ್ಯ ನನ್ನ ಜೀವನದಲ್ಲಿ ಸಾಕಾದಷ್ಟಿರಲಿಲ್ಲ. ನಮ್ಮ ತಾಯಿ ನನ್ನ ಸೌಖ್ಯವೇ ತಮ್ಮ ಸೌಖ್ಯವೆಂದು ತಿಳಿದಿದ್ದರೂ ತಮಗೆ ಸುಖವಾದದ್ದೆಲ್ಲ ನನಗೂ ಸುಖವಾಗಿರಬೇಕೆಂದು ನಂಬಿದ್ದರು. ಅವರ ಭಾಗಕ್ಕೆ ನಾನು ಇನ್ನೂ ತಿಳುವಳಿಕೆಯಿಲ್ಲದ ಹುಡುಗ. ಸರಿಯಾಗಿ ಆಹ್ನಿಕಮಾಡುವುದಿಲ್ಲವೆಂದು ನಾನು ಗೃಹಸ್ಥನಾಗಿ ಸಂಬಳ ತರುವ ಹಾಗಾದಮೇಲೂ ಅವರು ನನ್ನನ್ನು ಆಕ್ಷೇಪಿಸದೆ ಬಿಡುತ್ತಿರಲಿಲ್ಲ. ಹೊರಗಿನವರು ಯಾರಾದರೂ ಆಕ್ಷೇಪಿಸಿದ್ದರೆ, ಕಚೇರಿಯ ಕೆಲಸದಲ್ಲಿ ಅದಕ್ಕೆಲ್ಲಾ ಹೊತ್ತಿಲ್ಲವೆಂದೋ ಅದೆಲ್ಲಾ ಬರಿಯ ಆಡಂಬರವೆಂದೋ ನಿಶ್ಚಲವಾದ ದೈವಭಕ್ತಿಯೊಂದಿದ್ದರೆ ಸಾಕೆಂದೋ ಉಪನ್ಯಾಸಮಾಡಿ ಅವರ ಬಾಯಿ ಮುಚ್ಚಿಸಿ ನನ್ನ ಮನಸ್ಸಾಕ್ಷಿಯನ್ನೂ ಸಮಾಧಾನಪಡಿಸುತ್ತಿದ್ದೆ. ಆದರೆ ನಮ್ಮ ತಾಯಿಯ ಎದುರಿಗೆ ಹೀಗೆಲ್ಲಾ ಮಾತಾಡಿದರೆ ಅವರು ನಕ್ಕು

“ನಿನ್ನ ಎಡವಟ್ಟು ಮಾತು ಗೊತ್ತೇ ಇದೆ, ನಡಿಯೋ ಆಡೆಗೆ” ಎಂದು ಓಡಿಸಿಬಿಡುವರು. ಮನೆಯಿಂದ ಹೊರಗೆ ನನ್ನ ಮಾತಿಗೆ ಮನ್ನಣೆಯುಂಟು; ಆದರೆ ಮನೆಯವರಿಗೆ ನನ್ನ ಅಭಿಪ್ರಾಯಗಳು ವಿಚಿತ್ರವಾಗಿ ಕಾಣುತ್ತಿದ್ದುವು. ನಾನು ಹುಚ್ಚನೋ ಅಥವಾ ಬೆಪ್ಪನೋ ಎಂಬ ಸಂಶಯ ನಮ್ಮ ತಾಯಿಗೆ ಇನ್ನೂ ಬಗೆಹರಿದಿಲ್ಲವೆಂದೇ ತೋರುತ್ತದೆ. ಅವರು ನನ್ನ ಮಾತನ್ನು ಗಣನೆಗೆ ತಂದುಕೊಳ್ಳದೆ ಹಾಸ್ಯಮಾಡಿದರೆ ನಾನೂ ಅವರ ಜೊತೆಗೆ ನಗುತ್ತಿದ್ದೆನಾದರೂ ಒಂದೊಂದು ವೇಳೆ ಸ್ವಲ್ಪ ಅಸಮಾಧಾನವಾಗುತ್ತಿತ್ತು. ಸಾಲದ್ದಕ್ಕೆ ಆ ದುರುಳಿ ಲಲಿತೆ ಬಾಗಿಲಿನ ಹಿಂದೆ ನಿಂತು ಅತ್ತೆಯ ಮಾತನ್ನು ಕೇಳುತ್ತಾ ಹುಸಿನಗೆ ನಗುತ್ತಿರುತ್ತಾಳೆ; ಒಂದೊಂದುಸಲ “ಹಾಗಾಗ ಬೇಕು ನಿಮಗೆ” ಎನ್ನುವಂತೆ ನನ್ನ ಕಡೆಗೆ ಕಣ್ಣುಹಾರಿಸುವುದೂ ಉಂಟು. ಇದರಿಂದ ನನ್ನ ಸ್ವಾಭಿಮಾನಕ್ಕೆ ಸ್ವಲ್ಪ ಕುಂದು ಬಂದಂತಾಗುವುದು. ಷೇಕ್ಸ್‌ಪಿಯರ್, ಷೆಲ್ಲಿ ಮೊದಲಾದವರ ಕಾವ್ಯಗಳನ್ನು ವ್ಯಾಸಂಗಮಾಡಿ ಕ್ಯಾಂಟ್, ಹೆಗೆಲ್ ಮೊದಲಾದವರ ತತ್ವಗಳನ್ನು ವಿಮರ್ಶಿಸಿ ಸುಸಂಸ್ಕೃತ ವಾದ ನನ್ನ ಬುದ್ಧಿಶಕ್ತಿಯನ್ನು ಇಷ್ಟು ಹಗುರವಾಗಿ ಕಾಣುವುದೆ!

ಸಂಸಾರ ನಿರ್ವಹಣ ಕಾರ್ಯದಲ್ಲಿ ಲಲಿತೆಗೆ ನಾನು ಸರಿಯಾದ ಶಿಕ್ಷಣಕೊಡುವೆಂಬ ನಂಬಿಕೆ ನಮ್ಮ ತಾಯಿಗೆ ಸ್ವಲ್ಪವೂ ಇರಲಿಲ್ಲ. ಲಲಿತೆ ಏನೂ ಅರಿಯದ ಹುಡುಗಿ. ಒಳ್ಳೆಯ ಗೃಹಿಣಿಯಾಗುವಂತೆ ಅವಳಿಗೆ ಬುದ್ಧಿ ಹೇಳಿ ಅನುಭವಶಾಲಿಯಾಗುವಂತೆ ಮಾಡಬೇಕೆಂದು ಅವರ ಆಸೆ— ಅತ್ತೆಯರೆಲ್ಲರಿಗೂ ಇರಬೇಕಾದ ಆಸೆ. ಆದರೆ ನನಗೆ ಲಲಿತೆ ಗೃಹಿಣಿಯಾಗಿರುವುದಕ್ಕಿಂತಲೂ ಹೆಚ್ಚಾಗಿ ನನ್ನ ನಲ್ಲೆಯಾಗಿರಬೇಕೆಂದು ಇಷ್ಟ—ಮನೆಯ ಕೆಲಸಗಳು ಹೇಗೋ ನಡೆಯುತ್ತವೆ. ಗೃಹಿಣಿಯೆಂದರೆ ಮನೆಯ ಕೆಲಸ ವನ್ನೆಲ್ಲಾ ಆಚ್ಚುಕಟ್ಟಾಗಿ ಮಾಡಿ, ಮಡಿಹುಡಿ ಆಚಾರಗಳೆಲ್ಲಾ ಸರಿಯಾದ ವ್ಯವಸ್ಥೆಮಾಡಿ ಮನೆಯವರೆಲ್ಲರನ್ನೂ ಹದದಲ್ಲಿಟ್ಟುಕೊಂಡಿರುವ ಗಂಭೀರ ಸ್ವಭಾವದ ಹೆಂಗಸು. ಲಲಿತೆ ವಯಸ್ಸಿನಲ್ಲಾಗಲಿ ಸ್ವಭಾವ ದಲ್ಲಾಗಲಿ ಹಾಗಿರಲು ತಕ್ಕವಳಲ್ಲ. ಅವಳು ಅತ್ತೆ ಹೇಳಿದ ಕೆಲಸವನ್ನು ಮುಗಿಸಿಕೊಂಡು ನನ್ನ ಕೊಠಡಿಗೆ ಒರಬೇಕಾದರೆ ಹೊಸಲಿನಿಂದ ಚಿಮ್ಮಿ ಬರುವಳು; ನೆರಿ ನೆಲವನ್ನು ಸ್ವಲ್ಪ ಗುಡಿಸುತ್ತಲೇ ಇರುವುದು; ಹರಟೆಯ

ಮಲ್ಲಿಯೆಂದರೆ ಅಷ್ಟಿಷ್ಟಲ್ಲ. ಕೆಲವು ವೇಳೆ ನನ್ನ ಕಡೆ ನೋಡಿ ಕಾರಣ ಎಲ್ಲದೆಯೇ ನಕ್ಕು, ನನ್ನ ಮುಖದಲ್ಲೇನಾದರೂ ಮನೆಯಿದೆಯೇನೋ ಎಂಬ ಭ್ರಾಂತಿಯಿಂದ ನಾನು ಕನ್ನಡಿ ನೋಡಿಕೊಳ್ಳುವಂತೆ ಮಾಡಿದ್ದಾಳೆ. ಈಗಿನ ಸಣ್ಣ ಕಥೆಗಳನ್ನೋದಿದ್ದರಿಂದಲೋ ಏನೋ, ಹಿಂದಿಸಿಂದ ಬೆಕ್ಕಿನ ಹಾಗೆ ಬಂದು ಕಣ್ಣು ಮುಚ್ಚುವುದನ್ನು ಬೇರೆ ಕಲಿತಿದ್ದಾಳೆ; ನನ್ನನ್ನು ಕೂರಿಸಿ ಬಳೆತೊಡಿಸಿ ಹಣೆಗೆ ಕುಂಕುಮ ಇಟ್ಟು ನೋಡಿದ್ದೂ ಉಂಟು. ಅವಳು ಪತಿಯನ್ನು ಮಂದಾಸನದಲ್ಲಿಟ್ಟು ವೂಜಿಸುತ್ತಿರಲಿಲ್ಲ, ಅವನೊಡನೆ ಆಡುತ್ತಿದ್ದಳು; ಪತಿ ದೇವರಾಗಿರಬಹುದು, ಆದರೆ ಅವಳಿಗೆ ದೇವರಿಗಿಂತಲೂ ಹೆಚ್ಚಾಗಿ ಸಂಗಾತಿ. ಹಿಂದಿನ ಕಾಲದವರ ಗಾಂಭೀರ್ಯಕ್ಕೂ ಈ ಜೆಲ್ಲಾಟದ ಹುಡುಗಿಗೂ ಬಹು ದೂರ. ಇದರಿಂದ ಮನೆಯಲ್ಲಿ ನಮ್ಮ ತಾಯಿಗೂ ನಮ್ಮಿಬ್ಬರಿಗೂ ಇರಬೇಕಾದ ಹೊಂದುವಣೆ ಸ್ವಲ್ಪ ಕಡಿಮೆಯಾಗಿ ಎಷ್ಟೋ ಸಣ್ಣ ವಿಷಯಗಳಲ್ಲಿ ಮನಸ್ಸಿಗೆ ಕರೆಕರೆಯಾಗುತ್ತಿತ್ತು. ಲಲಿತೆ ತನ್ನ ಶುಭ್ರವಾದ ಹಣೆಯಲ್ಲಿ ಹುಬ್ಬಿನ ನಡುವೆಗಿಂತ ಸ್ವಲ್ಪಮೇಲೆ ಸಣ್ಣದಾಗಿ ಕುಂಕುಮದ ಬೊಟ್ಟನ್ನು ಇಟ್ಟು ಒಂದರೆ ಅದೆಷ್ಟು ಚೆಲುವೆ ಯಾಗಿ ಕಾಣುತ್ತಾಳೆ! ಆದರೆ ಆ ಬೊಟ್ಟನ್ನು ಸ್ವಲ್ಪ ದೊಡ್ಡದುಮಾಡಿದರೆ ಸಾಕು, ಅದನ್ನು ಹಣೆಯಮೇಲೆ ಸ್ವಲ್ಪ ಎತ್ತರದಲ್ಲಿಟ್ಟರೆ ಸಾಕು, ದುಂಡು ಕುಂಕುಮಕ್ಕೆ ಸ್ವಲ್ಪ ಬಾದಾಮಿಯ ಆಕಾರವನ್ನು ಕೊಟ್ಟರೆ ಸಾಕು, ಉಚಿತ ಪ್ರಮಾಣ ಕೆಟ್ಟುಹೋಗಿ ಕಲಾವಸ್ತುವಿನಲ್ಲಿರಬೇಕಾದ ಮಿತಿಯೂ ಹಿಡಿತವೂ ತಪ್ಪಿಹೋಗುತ್ತವೆ. ಆದರೆ ನಮ್ಮ ತಾಯಿಗೆ ಕುಂಕುಮವು ಚೆಲುವಿನ ಬೊಟ್ಟಲ್ಲ, ಪವಿತ್ರವಾದ ಸತೀತ್ವದ ಚಿಹ್ನೆ; ಅದು ದೊಡ್ಡ ದಾದಷ್ಟೂ ಪವಿತ್ರತೆಯೂ ಹೆಚ್ಚೆಂದೇ ಅವರ ನಂಬಿಕೆ. ಅವರ ಮನಸ್ಸು ನೋಯದಿರಲೆಂದು ಲಲಿತೆ ಅವರೆದುರಿದ್ದಾಗ ಸ್ವಲ್ಪ ದೊಡ್ಡದಾಗಿ ಅಡ್ಡ ಕುಂಕುಮವನ್ನೇ ಇಟ್ಟುಕೊಳ್ಳುವಳು. ಅಕ್ಕಕವಾಗಿ ಜಡೆ ಹೆಣೆದು ಒಂದೆರಡು ಸಂಪಗೆ ಅಥವಾ ಗುಲಾಬಿ ಹೂವನ್ನು ಮುಡಿದರೆ ಅವಳು ಬಹು ಸುಂದರವಾಗಿ ಕಾಣುತ್ತಾಳೆ. ಆದರೆ ನಮ್ಮ ತಾಯಿ ಅವಳಿಗೆ ಬಿಗಿಯಾಗಿ ಜಡೆ ಹೆಣೆದು ಅವಳು ತುಂಬ ಹೂವು ಮುಡಿದರೆ ಚೆನ್ನಾಗಿರುತ್ತದೆಂದು ಪ್ರೀತಿಯಿಂದ ನಾಲ್ಕು ಕುಚ್ಚು ಹೂವು ಮುಡಿಸಿಬಿಡುತ್ತಿದ್ದರು. ಗಂಡನ

ಮನಸ್ಸು ನೋಂದರೂ ನೋಯಲೆಂದು ಲಲಿತೆ ಅತ್ತೆಗೆ ವಿಹಿತವಾಗಿಯೇ ನಡೆಯುವಳು. ನನ್ನ ಮನಸ್ಸಿನ ನೋವನ್ನು ವಾಸಿಮಾಡುವ ಅವೃತ್ತ ತನ್ನಲ್ಲಿದೆಯೆಂದು ಅವಳು ಬಲ್ಲಳು. ನಾನು ನಿತ್ಯವೂ ರಾತ್ರಿ ಕ್ಲಬ್ಬಿನಿಂದ ಮನೆಗೆ ಬರುವ ಹೊತ್ತಿಗೆ ನಮ್ಮ ತಾಯಿ ಬಿಸಿಯಾಗಿ ಅಡಿಗೆ ಮಾಡಿಟ್ಟಿರುತ್ತಾರೆ. “ಟೆನಿಸ್ ಆಡಿ ಹಸಿದುಬಂದಿದ್ದಾನೆ, ಬಿಸಿಬಿಸಿಯಾಗಿ ಊಟ ಮಾಡಲಿ” ಎಂದು ಅವರ ಯೋಚನೆ. ಆದರೆ ನನಗೆ ಆಗಲೇ ಊಟ ಬೇಕಿಲ್ಲ. ಮನೆಗೆ ಬಂದೊಡನೆ ಲಲಿತೆಯನ್ನು ಮುತ್ತಿಡಬೇಕು, ಅವಳೊಡನೆ ಸ್ವಲ್ಪ ಹರಟೆ ಬಡಿದು ಹುಚ್ಚು ಹುಚ್ಚಾಗಿ ನಗಬೇಕು, ಇಲ್ಲವೆ ಅವಳ ಕೆನ್ನೆಗೆ ಕೆನ್ನೆ ಯನ್ನಿಟ್ಟುಕೊಂಡು ಮೌನವಾಗಿ ಕ್ಷುಳಿತು ಶಾಂತಿಯನ್ನನುಭವಿಸಬೇಕು. ಆದರೆ ಲಲಿತೆ ನನ್ನ ಕೊಠಡಿಗೆ ಬಂದು ನಿಲ್ಲುವುದರೊಳಗೆ ನಮ್ಮ ತಾಯಿ “ಲಲಿತೆ, ರಾಮುವಿಗೆ ಕಾಲಿಗೆ ನೀರು ಕೊಟ್ಟು ಎಲೆ ಹಾಕೆ” ಎಂದು ಕೂಗುವರು. ಸ್ವಲ್ಪ ಅಸಮಾಧಾನ, ಸ್ವಲ್ಪ ಕುಚೇಷ್ಟೆ, ಸ್ವಲ್ಪ ಭರವಸೆ ಎಲ್ಲವೂ ಸವಿಯಾಗಿ ಬೆರೆದ ನಗೆಯನ್ನು ನಕ್ಕು ಲಲಿತೆ ಓಡಿಹೋಗುವಳು. ಸಂಜೆ ಟೆನಿಸ್ ಆಡುವುದು ತಪ್ಪಿದರೆ ತಪ್ಪಲೆಂದು ಕ್ಲಬ್ಬಿಗೆ ಹೋಗದೆ ಮನೆಗೆ ಬಂದು ಲಲಿತೆಯನ್ನು ತಿರುಗಾಟಕ್ಕೆ ಕರೆದುಕೊಂಡು ಹೋಗೋಣ ವೆಂದರೆ ನನ್ನ ಜೊತೆ ವಾಕಿಂಗು ಹೊರಡುವುದಕ್ಕೆ ಅವಳೇನು ಸಾಹೇಬಗಿತ್ತಿ ಕೆಟ್ಟುಹೋದಳೆ! ಮೈಸೂರಿನಲ್ಲಿ ಬೆಳುದಿಂಗಳಿಗೆ ಬರಗಾಲ. ಇಲ್ಲಿಯ ಎಲೆಕ್ಟ್ರಿಕ್ ದೀಪಗಳ ಹಾವಳಿಯಲ್ಲಿ ಬೆಳುದಿಂಗಳನ್ನು ಹುಡುಕಿಕೊಂಡು ಚಾಮುಂಡಿಯ ಬೆಟ್ಟಕ್ಕೇ ಹೋಗಬೇಕು. ಅಲ್ಲಿ ಲಲಿತೆಯ ಜೊತೆ ಸುತ್ತಾಡಿ ಕಿವಿಯಲ್ಲಿ ಸವಿಮಾತುಗಳನ್ನು ಸುರುವುದಕ್ಕಾದರೆ! ಅದೆಲ್ಲಿ ಸಾಧ್ಯ! ನಾವು ಬೆಟ್ಟಕ್ಕೆ ನಡೆದು ಹೋಗುವುದಕ್ಕಾಗುವುದಿಲ್ಲ. ಮೋಟಾರಿನಲ್ಲಿ ಹೋಗೋಣವೆಂದರೆ ನಾನು ಅಷ್ಟು ಐಶ್ವರ್ಯವಂತನಲ್ಲ. ಅಥವಾ ಬಾಡಿಗೆಗೆ ತಂದರೂ ಮನೆಯವರೆಲ್ಲರನ್ನೂ ಬಿಟ್ಟು ನಾವಿಬ್ಬರೇ ಹೋಗುವುದು ಹೇಗೆ?

ಇಂಥ ಸಣ್ಣ ಕುಂದು ಕೊರತೆಗಳು ಒಂದು ನೂರು ಇದ್ದುವು. ಮದುವೆಯಾದ ಹೊಸದರಲ್ಲಿ, ನವಪ್ರಣಯದ ಭರದಲ್ಲಿ ಈ ಕೊರತೆಗಳು ಅಷ್ಟು ದೊಡ್ಡವಾಗಿ ಕಾಣಲಿಲ್ಲ. ಆದರೆ ಸ್ವಲ್ಪ ದಿನ ಕಳೆದಮೇಲೆ ಬೇವನದಲ್ಲಿ

ಕೊಂಚ ಬೇಸರ ಹುಟ್ಟಿತು. ದಿನಬೆಳಗಾದರೆ ಒಂದೇ ತರದ ಕಾರ್ಯಕ್ರಮ : ಊಟವಾಡಿ ಕಚೇರಿಗೆ ಹೋಗುವುದು, ಕ್ಲಬ್ಬಿಗೆ ಹೋಗಿ ಟೆನಿಸ್ ಆಡುವುದು, ಮನೆಗೆ ಬರುವುದು ; ಲಲಿತೆ ಕಾಲಿಗೆ ನೀರು ಕೊಡುತ್ತಾಳೆ, ನಮ್ಮ ತಾಯಿ ಬಡಿಸುತ್ತಾರೆ, ಅನಂತರ ದಿನಾ ಆಡಿದ ಮಾತುಗಳನ್ನೇ ಮತ್ತೆ ಆಡಿ ಮುಗಿಸುತ್ತೇವೆ. ಜೀವನದಲ್ಲಿ ಸ್ವಾತಂತ್ರ್ಯವೂ ಇಲ್ಲ, ವೈವಿಧ್ಯವೂ ಇಲ್ಲ. ನನ್ನ ಜೀವನವೇ ಬೇರೆ, ಮನೆಯವರ ಜೀವನವೇ ಬೇರೆ....ಮದುವೆ ಯಾದ ಹೊಸದರಲ್ಲಿ ಪಶ್ಚಿಮದೇಶದವರು “ಹನಿಮೂನ್” ಹೋಗುವಂತೆ ನಾನೂ ಪ್ರಣಯಯಾತ್ರೆ ಹೋಗಬೇಕು ಎನ್ನಿಸಿತು. ನಾನು ಲಲಿತೆ ಇಬ್ಬರೇ ಎಲ್ಲಾದರೂ ಹೋಗಿ ಒಂದು ತಿಂಗಳು ಇದ್ದು ಬರಬೇಕು, ನಾವಿಬ್ಬರೇ—ಯಾವ ಮಾತಾಡಿದರೆ ಯಾರೇನು ತಿಳಿದುಕೊಳ್ಳುತ್ತಾರೋ ಎಂಬ ಭಯದ ಅಥವಾ ನಾಚಿಕೆಯ ಕಟ್ಟಿರಬಾರದು. ನಮಗೆ ಗುರುತಾದವರು ಯಾರೂ ಇಲ್ಲದಿರುವ ಯಾವುದಾದರೂ ಹಳ್ಳಿಗಾಡು ಸ್ಥಳಕ್ಕೆ ಹೋಗಿ ಸಂಸಾರವಾಡಿಕೊಂಡಿದ್ದರೆ ಪಟ್ಟಣದ ನಾಗರಿಕತೆಯ ಕಟ್ಟುಗಳನ್ನೂ ಹಳೆಯ ಸಂಪ್ರದಾಯದ ಕಟ್ಟುಗಳನ್ನೂ ಕಿತ್ತೊಗೆದು ಸ್ವತಂತ್ರವಾಗಿರಬಹುದು, ಮನೆಯ ಕೆಲಸಗಳೆಲ್ಲವೂ ನಮ್ಮ ತಲೆಯಮೇಲೇ ಬೀಳುತ್ತವೆ, ನಿಜ ; ಅಂಗಡಿಗೆ ಹೋಗಿ ಸಾಮಾನು ತಂದುಹಾಕುವುದು ಮುಂತಾದ ಕೆಲಸವನ್ನೆಲ್ಲಾ ನಾನೇ ಮಾಡಬೇಕಾಗುತ್ತದೆ. ಆದರೇನು, ಮನಸ್ಸಿಗೆ ಸ್ವಾತಂತ್ರ್ಯವೊಂದಿದ್ದರೆ, ಎಲ್ಲಾ ಕೆಲಸಗಳಲ್ಲಿಯೂ ಲಲಿತೆಯ ಜೊತೆ ಇದ್ದರೆ, ಯಾವುದೂ ಕಷ್ಟವಾಗಿ ತೋರುವುದಿಲ್ಲ. ಒಂದು ನಿಮಿಷವೂ ಒಬ್ಬರನ್ನೊಬ್ಬರು ಅಗಲದೆ ಆಡಿಗೆ, ಊಟ, ವಾಕಿಂಗ್—ಎಲ್ಲವನ್ನೂ ಜೊತೆಯಲ್ಲೇ ಮಾಡಬಹುದು. ಇದೆಲ್ಲವನ್ನೂ ಮನಸ್ಸಿನಲ್ಲಿ ತಿರುವಿಹಾಕಿ ಯಾತ್ರೆ ಹೊರಡುವುದೇ ಸಿದ್ಧವೆಂದು ನಿಶ್ಚಯಿಸಿದೆನು.

ಎಲ್ಲಿಗೆ ಹೋಗುವುದು ಎನ್ನುವುದೇ ಮುಂದಿನ ಸಮಸ್ಯೆ. ಚಾಮುಂಡಿಯ ಬೆಟ್ಟದ ಬಂಗಲೆಯಲ್ಲಿ ಇರಬಹುದು. ಆದರೆ ಅದು ಊರಿಗೆ ಬಹಳ ಹತ್ತಿರ. ಮೈಸೂರನ್ನು ಬಿಟ್ಟುಹೋದ ಹಾಗೇ ಇರುವುದಿಲ್ಲ ; ಅಲ್ಲದೆ ಯಾವ ಸಾಮಾನು ಬೇಕಾದರೂ ಬೆಟ್ಟವನ್ನಿಳಿದು ಬರಬೇಕು.... ತಿರುವುಕೊಡಲು ನರಸೀಪುರಕ್ಕೆ ಹೋಗಬಹುದು. ಅಲ್ಲಿಯ ಬಂಗಲೆ

ನದೀತೀರದಲ್ಲಿ ಎತ್ತರವಾದ ಸ್ಥಳದಲ್ಲಿದೆ; ತೀರದ ಮರಳುದಿಬ್ಬಗಳು ಎಸ್ತಾರವಾಗಿ ಬಹು ರಮ್ಯವಾಗಿವೆ. ಆದರೆ ಬಂಗಲೆ ರಸ್ತೆಗೆ ಬಹಳ ಹತ್ತಿರ. ಧೂಳಿನಲ್ಲಿ ಸ್ನಾನಮಾಡಿ ಬಸ್ಸಿನ ಸಂಗೀತವನ್ನು ಕೇಳುವುದಕ್ಕೆ ಅಷ್ಟು ದೂರ ಹೋಗಬೇಕೆ? ಈ ಮೋಟಾರುಗಳ ಕೂಗು ಕೇಳದೆ ಇರುವ ಯಾವುದಾದರೂ ಗಲಭೆಯಿಲ್ಲದ ಸ್ಥಳಕ್ಕೆ ಹೋಗಬೇಕು.... ಶಿವಗೆರೆಗೆ ಹೋಗಬಹುದು. ಆ ಊರಿಗೆ ಒಂದು ಫರ್ಲಾಂಗು ದೂರದಲ್ಲಿರುವ ನದಿಯ ದಡದಲ್ಲಿ ಒಂದು ಮನೆಯಿದೆ. ಅದನ್ನು ಬಾಡಿಗೆಗೆ ತೆಗೆದುಕೊಂಡು ಒಬ್ಬರ ತಂಟೆಯಿಲ್ಲದೆ ಪಟ್ಟಣದ ನೂರೆಂಟು ಹವ್ಯಾಸಗಳಿಲ್ಲದೆ ಶಾಂತರೀತಿಯಲ್ಲಿ ಜೀವನಮಾಡಬಹುದು. ಹತ್ತಿರದಲ್ಲೇ ಇರುವ ಅಣೆಕಟ್ಟಿನಿಂದ ನೀರು ಧುಮುಕುವ ಸ್ಥಳದಲ್ಲಿ ಸ್ನಾನಕ್ಕೆ ಬಹಳ ಹಿತವಾಗಿರುತ್ತದೆ. ನದೀ ತೀರದಲ್ಲೇ ಸುತ್ತಾಡುತ್ತಾ ಸಂಜೆಯ ಸೊಬಗನ್ನು ಸವಿಯಬಹುದು. ಬೆಳುದಿಂಗಳಿನ ರಾತ್ರಿಯಲ್ಲಿ ನದಿಯ ಸಣ್ಣ ನಡುಗಡ್ಡೆಗಳಲ್ಲಿ ಕುಳಿತು ಸಂಗೀತದಲ್ಲೋ ಸಂಭಾಷಣೆಯಲ್ಲೋ ಇದೆಲ್ಲಕ್ಕಿಂತಲೂ ಹಿತವಾದ ಮೌನದಲ್ಲೋ ಕಾಲ ಕಳೆಯಬಹುದು. ನದಿಯ ಮಂಜುಳ ಗಾಸವೇ ನಮಗೆ ಜೋಗುಗಳವಾಗಿ ನಿದ್ರೆ ತರುತ್ತದೆ.... ಶಿವಗೆರೆಗೇ ಹೋಗಬೇಕೆಂದು ನಿಶ್ಚಯಿಸಿದೆನು. ಲಲಿತೆಗೂ ಎಲ್ಲಿಗಾದರೂ ಹೋಗಬೇಕೆಂದು ನನ್ನ ಹಾಗೇ ಇಚ್ಛೆಯಿದ್ದರೂ ಶಿವಗೆರೆಯನ್ನು ಕಂಡರೆ ಆಗದು. ಆದ್ದರಿಂದ ಅವಳು ನನ್ನ ಉತ್ಸಾಹದ ಮೇಲೆ ತಣ್ಣೀರೆರಚುತ್ತಲೇ ಇದ್ದಳು. ನನ್ನ ಮೇಲೆ ಎಂದೂ ಇಲ್ಲದ ಅಪವಾದಗಳು ಬಂದುವು. ನನ್ನಂಥವನಿಗೆ ಆ ಸ್ಥಳದಲ್ಲಿ ಜೀವನಮಾಡುವುದು ಅಸಾಧ್ಯ.... ನಾನು ಸೋಮಾರಿ; ಅಂಗಡಿಗೆ ಹೋಗಿ ಮೂರು ಕಾಸಿನ ವ್ಯಾಪಾರಮಾಡುವುದಕ್ಕೂ ಬೇಜಾರು; ಅವಳೊಬ್ಬಳನ್ನೇ ಬಿಟ್ಟು ಪುಸ್ತಕದಲ್ಲಿ ಮುಳುಗಿಹೋಗುತ್ತೇನೆ; ನಗಾರಿ ಬಾರಿಸಿದರೂ ಪುಸ್ತಕದಿಂದ ತಲೆಯೆತ್ತದೆ, ಬಾವಿಯೊಳಗಿಂದ ಮಾತಾಡುವವರಂತೆ “ಆ” ಎನ್ನುತ್ತೇನೆ—ಇತ್ಯಾದಿ, ಇತ್ಯಾದಿ. ಇದೆಲ್ಲವೂ ಹೋಗಲೆಂದರೂ ನಾನು ಅಡಿಗೆ ಮನೆಗೆ ನುಗ್ಗಿ ಮಡಿ ಮೈಲಿಗೆಯನ್ನೆಲ್ಲಾ ಬೆರಸಿ ತಿಂಡಿಯನ್ನು ಹುಡುಕಿ, ಏನೂ ಸಿಕ್ಕದಿದ್ದರೆ ಕಾಯಿಬೆಲ್ಲವನ್ನೆಲ್ಲಾ ಪೂರೈಸಿಬಿಡುತ್ತೇನೆಂತೆ. ನಾನು ಅಡಿಗೆ ಮನೆಯಲ್ಲಿ ಇದುವರೆಗೂ ಒಂದು

ದಿನವೂ ಸಿಕ್ಕಿಬಿದ್ದಿಲ್ಲ; ಆದರೂ ಈ ದೂರು ಮಾತ್ರ ತಪ್ಪಿಲ್ಲ. “ಹೀಗೆಲ್ಲಾ ಮಾಡುತ್ತೀರಿ, ಆಮೇಲೆ ನನಗೂ ನಿಮಗೂ ಜಗಳ ಬಂದರೆ ನಾನು ಜವಾಬ್ದಾರಗಳಲ್ಲ. ಅಲ್ಲಿಗೆ ಹೋದರೆ ಒಂದುಪಕ್ಷ ನೀವು ಸುಖವಾಗಿದ್ದರೂ ನನಗೆ ಸುಖವಿಲ್ಲ. ನಿಮ್ಮ ಬೆಳುದಿಂಗಳು ಎಷ್ಟು ಚೆನ್ನಾಗಿದ್ದರೂ ನನ್ನ ಪಾಲಿಗೆ ಬರುವುದು ಅಡಿಗೆ ಒಲೆಯ ಬೆಳಕೇ” ಎಂದು ಹೇಳಿ, ಲಲಿತೆ ತನ್ನ ಫಿಯರ್‌ದನ್ನು ಮುಗಿಸಿದಳು. ನನಗೆ ಕೇಳಿ ತಲೆ ಚಿಟ್ಟುಹಿಡಿದು ಹೋಯಿತು. ಹಾಳು ಮನಸ್ಸು ಅಡಿಗೆಯ ಒಲೆ, ಕಾಯಿಬಿಲ್ಲ ಇವುಗಳನ್ನು ಬಿಟ್ಟು ಮೇಲಕ್ಕೆ ಎರಲೇ ಬಾರದೆ! ಇದೇ ನಮ್ಮ ಹುಡುಗಿಯರಿಗೆ ವಿದ್ಯಾಭ್ಯಾಸವಿಲ್ಲದ್ದರ ಫಲ. ಕವಿಯ ಮನೋಧರ್ಮವೂ, ಭಾವದಲ್ಲಿ ಲೀನವಾಗಿ ಈ ಸ್ಥೂಲ ಪ್ರಪಂಚವನ್ನು ಮರೆಯುವ ಶಕ್ತಿಯೂ ಸ್ವಲ್ಪ ವಾದರೂ ಇರಬಾರದೆ! ಹಾಗೇನಾದರೂ ಹೇಳಿದರೆ “ಒಬ್ಬ ಅಡಿಗೆ ಯವಳನ್ನು ಗೊತ್ತುಮಾಡಿ, ನೀವು ಹೇಳಿದ ಹಾಗೆಯೇ ಕುಣಿಯುತ್ತೇನೆ” ಎಂದುಬಿಡುತ್ತಾಳೆ. ಅವಳ ಆಕ್ಷೇಪಣೆಗಳನ್ನೆಲ್ಲಾ ಒತ್ತರಿಸಿ ಶಿವಗೆರೆಗೇ ಹೋಗಬೇಕೆಂದು ನಿರ್ಧರಿಸಿದೆ. ಆದರೆ ಆ ದಿನವೇ ನನ್ನ ತಮ್ಮ ಒಂದು ಪ್ರತಿಬಂಧಕವನ್ನು ತಂದಿಟ್ಟನು. ನಾನು ಶಿವಗೆರೆಯಲ್ಲಿ ತೆಗೆದುಕೊಳ್ಳಬೇಕೆಂದಿದ್ದ ಮನೆಯಲ್ಲಿ ದೆವ್ವವಿತ್ತಂತೆ. ಹಗಲು ಹೊತ್ತೇ ಅದು ನೀರು ಜೋಲುವ ಬಟ್ಟೆಗಳನ್ನು ಧರಿಸಿ ಹೊಳೆಯಿಂದ ಎದ್ದು ಮನೆಯೊಳಕ್ಕೆ ಹೋದದ್ದನ್ನು ಎಷ್ಟೋ ಜನರು ನೋಡಿದ್ದರಂತೆ. ಇದನ್ನು ಕೇಳಿ ನನಗೆ ಬಹಳ ಅಸಮಾಧಾನವೂ ಆಶಾಭಂಗವೂ ಆಯಿತು. ಆ ದೆವ್ವದಲ್ಲಿ ನನಗೇನೋ ನಂಬಿಕೆಯಿಲ್ಲ. ಲಲಿತೆಯೂ ಬಹಳ ಧೈರ್ಯಸ್ಥಳಂತೆ “ನನಗೇನೂ ಹೆದರಿಕೆಯಿಲ್ಲ, ನನ್ನಿಂದ ನಿಂತುಹೋಯಿತು ಅಂತ ಆಮೇಲೆ ಹಂಗಿಸೀರಿ, ಜೋಕೆ” ಎಂದು ಎಚ್ಚರಿಕೆ ಕೊಟ್ಟು ನಮ್ಮ ತಾಯಿ ಇದ್ದ ಕಡೆಗೆ ಹೋದಳು. ಐದು ನಿಮಿಷವಾದಮೇಲೆ ಅವರು ಬಂದು “ಇದೇನೋ ನಿನ್ನ ಹುಚ್ಚು, ಆ ಮನೆಯಲ್ಲಿ ಹಗಲು ಹೊತ್ತೇ ದೆವ್ವ ಕುಣಿಯುತ್ತಂತೆ, ಅಲ್ಲಿಗೆ ಅವಳನ್ನು ಕರೆದುಕೊಂಡುಹೋಗಿ ಬಲಿಕೊಡುತ್ತೀಯಾ! ಸಾಕು ಬಿಡು. ಅತಿರೇಕ” ಎಂದು ರೇಗಿದರು. ಲಲಿತೆಯ ಸುಳಿವೇ ಇಲ್ಲ. ನಾನು ಬಾಯಿಮುಚ್ಚಿಕೊಂಡು ಕೊರಡಿಗೆ ಹೋದರೆ ಲಲಿತೆ ಅಲ್ಲಿ

ಕುಳಿತಿದ್ದವಳು ಮೃದುಧ್ವನಿಯಿಂದ “ಶಿವಗೆರೆಗೆ ಏನೇನು ಸಾಮಾನ್ಯ ಕಟ್ಟಿಸಲಿ” ಎಂದು ಕೇಳಿದಳು. ಆ ಪ್ರಶ್ನೆಗೆ ತಿರಸ್ಕಾರವೇ ಸರಿಯಾದ ಉತ್ತರವೆಂದುಕೊಂಡು ನಾನು ಸುಮ್ಮನಿದ್ದೆನು. ಅಂತೂ ಶಿವಗೆರೆಗೆ ಹೋಗುವ ಏರ್ಪಾಡು ಬಿದ್ದುಹೋಯಿತು.

ಇನ್ನು ಉಳಿದದ್ದು ಹೊನ್ನೂರು. ಅದು ಅನಾರೋಗ್ಯದ ಸ್ವಲ್ಪ ವಾದರೂ ಊರನ್ನು ಬಿಟ್ಟು ಒಂದು ಮೈಲಿ ದೂರದಲ್ಲಿರುವ ರೈಲ್ವೇ ಸ್ಟೇಷನ್ನಿನ ಬಳಿಯೇ ಇದ್ದರೆ ಹವ ಬಹಳ ಚೆನ್ನಾಗಿರುತ್ತದೆ. ಅಲ್ಲಿ ಎತ್ತರ ವಾದ ಬೋರೆಯ ಮೇಲೆ ಸುಮಾರು ಅರ್ಧ ಫಲಾಂಗಿನ ಅಂತರದಲ್ಲಿ ಮೂರು-ನಾಲ್ಕು ಮನೆಗಳು ಮಾತ್ರ ಇವೆ. ಊರಿನವರೆಲ್ಲರೂ ನಮಗೆ ಗುರುತಾದವರು. ನಮ್ಮ ತಾಯಿ ನಾನು ಅಲ್ಲಿಗೇ ಹೋಗಬೇಕೆಂದು ಹಟಹಿಡಿದು ಒಂದು ಮನೆಯನ್ನೂ ಗೊತ್ತುಮಾಡಿಟ್ಟರು. ಮನೆ ಅಷ್ಟೇನೂ ಅಚ್ಚುಕಟ್ಟಿಲ್ಲವಾದರೂ ತಕ್ಕಮಟ್ಟಿಗೆ ಅನುಕೂಲವಾಗಿತ್ತು. ಅಲ್ಲಿದ್ದದ್ದು ಒಂದು ಅಡಿಗೆ ಮನೆ, ಒಂದು ನಡುಮನೆ ಇಷ್ಟೆ. ಇನ್ನೊಂದು ಕೊಠಡಿಯನ್ನು ನಾನು ಅಲ್ಲಿಗೆ ಹೋಗುವುದರೊಳಗೆ ಮಾಡಿಸಿಕೊಡುವುದಾಗಿ ಮಾಲೀಕರಾದ ಗುಂಡಪ್ಪನವರು ಹೇಳಿದರು.

ನನ್ನ ರಜ ಮಂಜೂರಾಗಿ ಬಂದೊಡನೆ ಹೂರಡುವ ಏರ್ಪಾಡು ಮಾಡಿದೆವು. ಏನೇನು ಸಾಮಾನ್ಯ ತೆಗೆದುಕೊಂಡು ಹೋಗಬೇಕೆಂದು ಯೋಚನೆಮಾಡಿ ನಮ್ಮ ತಾಯಿ ಅದನ್ನೆಲ್ಲಾ ತೆಗೆದಿಟ್ಟರು, ಲಲಿತೆ ಎಲ್ಲವನ್ನೂ ಅಣಿಯಾಗಿ ಗಂಟು ಕಟ್ಟಿದಳು. ನಾನು “ಅದನ್ನು ಮರೆಯ ಬೇಡ, ಇದನ್ನು ಮರೆಯಬೇಡ” ಎಂದು ಕೂಗಾಡಿದೆ. ಹೀಗೆ ಮೂವರೂ ಕಷ್ಟಪಟ್ಟು ಎಲ್ಲವನ್ನೂ ಸಿದ್ಧಪಡಿಸಿದೆವು. ಹುಷಾರಾಗಿರಬೇಕೆಂದು ಎಚ್ಚರಿಕೆ ಕೊಟ್ಟು ನಮ್ಮ ತಾಯಿ ನಮ್ಮನ್ನು ಕಳುಹಿಸಿಕೊಟ್ಟರು. ನಾವು ಹೊನ್ನೂರಿನಲ್ಲಿ ಇಳಿಯುವ ಹೊತ್ತಿಗೆ ಮಧ್ಯಾಹ್ನ ಒಂದು ಘಂಟೆ. ಬಿಸಿಲು ಬಲು ಜೋರಾಗಿತ್ತು. ನಮಗೆ ಗುರುತಾದವರೊಬ್ಬರು ಸಾಮಾನ್ಯ ಗಳನ್ನು ತೆಗೆದುಕೊಂಡುಹೋಗುವುದಕ್ಕೆ ಸ್ಟೇಷನ್ನಿಗೆ ಆಳುಗಳನ್ನು ಕರೆದುಕೊಂಡು ಬಂದಿದ್ದರು. “ಸ್ಟೇಷನ್ನಿನಿಂದ ಮನೆಗೆ ಸಾಮಾನ್ಯ ಸಾಗಿಸುವುದೇ ಫಜೀತಿಯಾಗುತ್ತೆ, ನೋಡಿ ಬೇಕಾದರೆ” ಎಂದು ಹೆದರಿಸಿದ್ದ

ಲಲಿತೆಂಪು ಮಾತು ಸುಳ್ಯಾಯಿತು. ನಮ್ಮ ಮನೆಯನ್ನು ಸೇರಿ ಮೈಸೂರಿ ನಿಂದಲೇ ತಂದಿದ್ದ ಕಾಫಿಯನ್ನು ಕುಡಿದು ಕುಳಿತೆವು. ಮನೆ ಇನ್ನೂ ವಾಸಕ್ಕೆ ಸಂಪೂರ್ಣವಾಗಿ ಅನುಕೂಲವಾಗಿರಲಿಲ್ಲ. ಅಡಿಗೆ ಮನೆಯಲ್ಲಿ ಒಲೆಯೇ ಇರಲಿಲ್ಲ. ನಾನು ಬರುವುದರೊಳಗೆ ಸಿದ್ದವಾಗಬೇಕಾಗಿದ್ದ ಇನ್ನೊಂದು ಕೊಠಡಿಯೂ ಇರಲಿಲ್ಲ,—ಒಂದು ಗೋಡೆ ಮಾತ್ರ ಏಳುತ್ತಿತ್ತು. ಆದರೇನು? ನಾವು ಅಲ್ಲಿಗೆ ಬಂದದ್ದು ಹಳ್ಳಿಯ ಸರಳ ಜೀವನಕ್ಕಾಗಿ. ಒಲೆಯನ್ನು ಕಟ್ಟಿಸುವವರೆಗೆ ಮೂರು ಕಲ್ಲುಗಳನ್ನಿಟ್ಟು ಕೊಂಡರಾಯಿತು. “ಕೊಠಡಿಯನ್ನು ಜಾಗ್ರತೆ ಮಾಡಿಸಿಕೊಡುತ್ತೇನೆ, ಗೋಡೆಯನ್ನು ಮುಗಿಸಿ ನಯಗಾರಮಾಡಿ ನೆಲ ಸರಿಮಾಡಿಸುವುದು— ಅಷ್ಟೇ ಉಳಿದಿರುವುದು. ಅದುವರೆಗೆ ಮಲಗುವುದಕ್ಕೆ ನಡುಮನೆಯೇ ವಿಶಾಲವಾಗಿ ಬಿಡುಬೀಸಾಗಿದೆ” ಎಂದು ಗುಂಡಪ್ಪನವರು ಹೇಳಿದರು. ಹೊಸದಾಗಿ ಸ್ವಾತಂತ್ರ್ಯದ ಪ್ರಪಂಚಕ್ಕೆ ಬಂದು ಸೇರಿದ್ದ ನನಗೆ ಆಗ ಇದೊಂದೂ ಅನನುಕೂಲವಾಗಿ ಕಾಣಲಿಲ್ಲ. ಆ ದಿನ ಸಾಯಂಕಾಲದ ವರೆಗೂ ಬಹು ಸುಖವಾಗಿ ಕಳೆಯಿತು. ಅಲ್ಲಿ ಸುತ್ತಲೂ ಬಯಲಾಗಿ ಗಾಳಿ ಚೆನ್ನಾಗಿ ಬೀಸುತ್ತಿದ್ದುದರಿಂದ ಬಿಸಿಲಿನ ತಾಪ ಹೆಚ್ಚಾಗಿ ತೋರಲಿಲ್ಲ. ಸಂಜೆ ನಾವಿಬ್ಬರೂ ಹೊಲಗಳ ಮೇಲೆ ಸ್ವಲ್ಪ ಸುತ್ತಾಡಿ ಮನೆಗೆ ಬಂದೆವು; ಜೀವನವು ಒಂದು ಸುಖಮಯವಾಗಿ ಕಂಡಿತು.

ಇನ್ನು ರಾತ್ರಿಯ ಅಡಿಗೆಯ ಕೆಲಸ. ಮನೆಯ ಸುತ್ತ ಒಣಗಿ ನಿಂತಿದ್ದ ಹಂಗರು ಕಡ್ಡಿಯೇ ಆ ದಿನದ ಮಟ್ಟಿಗೆ ಸೌದೆಯಾಯಿತು. ಹಂಗರು ಕಡ್ಡಿಯನ್ನು ತಂದು ಲಲಿತೆಯ ಮುಂದೆ ಸುರಿದು “ನೋಡಿದೆಯಾ, ಸೌದೆಗೆ ಏನುಮಾಡುತ್ತೀರಿ, ಸೌದೆ ಒಡೆಯುವುದಕ್ಕೆ ಆಳೆಲ್ಲಿ ಸಿಕ್ಕುತ್ತಾನೆ ಅಂದೆಯಲ್ಲ! ನಿಮಗೆಲ್ಲ ಆ ಹಾಳು ಪಟ್ಟಣದ ಜೀವನ ಅಭ್ಯಾಸವಾಗಿ ಕೈಗೊಬ್ಬರು ಕಾಲಿಗೊಬ್ಬರು ಆಳುಗಳಲ್ಲದಿದ್ದರೆ ಬದುಕುವುದೇ ಅಸಾಧ್ಯವಾಗಿ ಕಾಣುತ್ತದೆ” ಎಂದು ಪ್ರಾರಂಭಿಸಿದೆ. ಲಲಿತೆಗೆ ಆ ಘಳಿಗೆಯಲ್ಲಿ ಕೊಂಕು ಮಾತೇನೂ ತೋರಲಿಲ್ಲವೇನೋ ಅಥವಾ “ಮುಂದಿದೆ ನಿಮಗೆ ಹಬ್ಬ” ಎಂದುಕೊಂಡು ಸುಮ್ಮನಾದಳೋ—ನನ್ನ ಮಾತಿಗೆ ಉತ್ತರ ಕೊಡದೆ “ಸ್ವಲ್ಪ ನೀರುಳ್ಳಿ ಬಿಡಿಸಿ” ಎಂದಳು. ನಾನು ಸ್ವಲ್ಪ ಹಿಂದು

ಮುಂದು ನೋಡಿ ಕುಳಿತುಕೊಂಡೆ. ನನ್ನ ಕಲ್ಪನೆಯಲ್ಲಿ ಲಲಿತೆಗೆ ಸಹಾಯಮಾಡುವುದೆಂದರೆ ಅಡಿಗೆಯ ಮನೆಯಲ್ಲಿಯೇ ಕುಳಿತು ಅವಳೊಡನೆ ಮಾತಾಡಿ, ಹಾಸ್ಯಮಾಡಿ ಅವಳಿಗೆ ಬೇಜಾರಾಗದಂತೆ ನೋಡಿ ಕೊಳ್ಳುವುದು—ಇಷ್ಟು ಮಾತ್ರ. ನೀರುಳ್ಳಿ ಬಡಿಸುವಂಥ ಸಣ್ಣ ಕೆಲಸಗಳನ್ನು ಅವಳೇ ಮಾಡಿಕೊಳ್ಳಬಾರದೆ? ನೀರುಳ್ಳಿ ಬಡಿಸುವುದಕ್ಕೆ ಜಟ್ಟಿಗಳ ಬಲವೇನೂ ಅವಶ್ಯಕವಿಲ್ಲ. ಆದರೆ ಅದು ಸುಲಭ ಕೆಲಸವಲ್ಲ. ಮೇಲಿನ ಸಿಪ್ಪೆಯನ್ನು ಬಿಡಿಸುವವರ ಕೈಗೆ ಸಿಕ್ಕದಂತೆ ಗೋಂದುಹಾಕಿ ಅಂಟಿಸಿ ಬಿಟ್ಟಿರುತ್ತಾರೆ. ನಿಮ್ಮ ಉಗುರು ಎಷ್ಟೇ ಹರಿತವಾಗಿರಲಿ ಆ ಸಿಪ್ಪೆಯ ತುದಿ ನಿಮ್ಮ ಕೈಗೆ ಸಿಕ್ಕುವುದು ಪ್ರಯಾಸ ಅಥವಾ ಸಿಕ್ಕದರೂ ಅಲ್ಲಿಗೇ ಕಿತ್ತುಹೋಗುತ್ತದೆ. ಅಕಸ್ಮಾತ್ ನಿಮ್ಮ ಕಣ್ಣಿಗೆನಾದರೂ ಕೈಸೋಕಿದರೆ ಸಾಕು, ಕಣ್ಣು ಉರಿಹತ್ತಿ ನೀರು ಸುರಿಯಲು ಪ್ರಾರಂಭ. ನಾನು ಕಣ್ಣುಬಿಡಲಾರದೆ ತಾಪತ್ರಯಪಡುತ್ತಿದ್ದದ್ದನ್ನು ನೋಡಿದಮೇಲಾದರೂ ಒಲೆಯ ಮುಂದೆ ಸುಮ್ಮನೆ ಕುಳಿತಿದ್ದ ಲಲಿತೆ ನನ್ನ ಸಹಾಯಕ್ಕೆ ಬರಬೇಡವೆ! ಸಂಸಾರವೆಂದರೆ ಒಬ್ಬರು ಕೆಲಸಮಾಡುವುದು, ಇನ್ನೊಬ್ಬರು ತಮಾಷೆ ನೋಡುತ್ತಿರುವುದು ಎಂದು ಅವಳು ಭಾವಿಸಿದಂತೆ ಕಾಣುತ್ತದೆ. ನನಗೆ ಸಹಾಯಮಾಡದೆ ಸುಮ್ಮನಿದ್ದು ಸುಲಿದು ಮುಗಿಸಿದಮೇಲೆ ಒಂದೊಂದಾಗಿ ಅವುಗಳನ್ನು ರತ್ನಪರೀಕ್ಷೆ ಮಾಡುವವಳಂತೆ ತಿರುಗಿಸಿ ತಿರುಗಿಸಿ ನೋಡಿ “ಸಿಪ್ಪೆ ಹಾಗೇ ಇದೆ, ಆಮೇಲೆ ಹುಳಿ ಕೆಟ್ಟುಹೋಯಿತು ಅಂತ ಆಕ್ಷೇಪಣೆ ಮಾಡೀರಿ” ಎಂದು ಒಂದುಸಲ ನನ್ನ ಕಡೆ ನೋಡಿ ಬೇರೆ ಕಡೆ ಮುಖವನ್ನು ತಿರುಗಿಸಿಕೊಂಡುಬಿಟ್ಟಳು. ನೀರುಳ್ಳಿ ಬಡಿಸುವುದೂ ಸರಳ ಜೀವನದ ಅಂಗವೆಂದು ನಾನು ತಿಳಿದಿರಲಿಲ್ಲ.

ಊಟವಾಯಿತು. ಪಾತ್ರೆಗಳನ್ನು ತೊಳೆಯುವುದಕ್ಕೆ ಇನ್ನೂ ಯಾರನ್ನೂ ಗೊತ್ತುಮಾಡಿರಲಿಲ್ಲವಾದ್ದರಿಂದ ಆ ರಾತ್ರಿಯ ಮಟ್ಟಿಗೆ ಲಲಿತೆಯೇ ತೊಳೆಯಬೇಕಾಯಿತು. ಧೈರ್ಯಸ್ಥೆ, ನಾನು ಬಾಗಿಲಲ್ಲೇ ನಿಂತುಕೊಳ್ಳಬೇಕೆಂದು ಹಟಹಿಡಿದು ತೊಳೆದು ಮುಗಿಸಿದಳು. ನಡು ಮನೆಯಲ್ಲೇ ಮಲಗಿದೆವು. ಸುಮಾರು ಹನ್ನೆರಡು ಘಂಟೆಯ ಹೊತ್ತಿಗೆ ಭಯಂಕರವಾದ ಬಿರುಗಾಳಿಯೂ ಮಳೆಯೂ ಪ್ರಾರಂಭವಾದುವು.

ಮನೆಯ ಗೋಡೆಗಳೆಲ್ಲಾ ಗಾಳಿಯ ರಭಸಕ್ಕೆ ಅದುರುವಂತೆ ತೋರಿತು. ದೀಪಹಚ್ಚಿ ನೋಡಿದರೆ ಮನೆಯಲ್ಲಿ ಎಲ್ಲಾ ಕಡೆಯೂ ಸೋರುತ್ತಿತ್ತು. ನಾಲ್ಕು ಮೂಲೆಗಳಿಂದಲೂ ಸಣ್ಣ ಪ್ರವಾಹಗಳು ಹೊರಟು ಸಮ್ಮನ್ನೇ ಹುಡುಕಿಕೊಂಡು ಬರುತ್ತಿದ್ದುವು. ಬೇಗ ಎದ್ದು ಹಾಸಿಗೆಯನ್ನು ಸುತ್ತಿ ದೆವು. ಆದರೆ ತೆಗೆದುಕೊಂಡುಹೋಗುವುದು ಎಲ್ಲಿಗೆ? ಎಲ್ಲಾ ಕಡೆಯಲ್ಲೂ ಸೋರುತ್ತಿತ್ತು. ಕೊನೆಗೆ ಒಂದು ಮೂಲೆಯಲ್ಲಿದ್ದ ಬೆಂಚಿನ ಮೇಲೆ ಹಾಸಿಗೆಯನ್ನು ಅಡಕಿ ಅದರಮೇಲೆ ಚಾಪೆಯನ್ನು ಹೂದಿಸಿ ನಾವೂ ಅಲ್ಲೇ ಒರಗಿಕೊಂಡು ಕುಳಿತೆವು. ಗಾಳಿಯೂ ಮಳೆಯೂ ಒಂದು ಘಂಟೆಯ ಕಾಲ ಬಿಡುವಿಲ್ಲದೆ ಹೊಡೆದುವು. ಮನೆಯ ಹೆಂಚುಗಳು ಹಾರಿಹೋದುವು. ಬೇರೆ ಮನೆಗಳ ಹೆಂಚು ಸಮ್ಮ ಮನೆಯ ಮೇಲೆ ಬಿದ್ದರೂ ಅವುಗಳಿಂದ ಪ್ರಯೋಜನವೇನೂ ಆಗಲಿಲ್ಲ. ಸಮ್ಮ ಲಾಂದ್ರಕ್ಕೆ ಎಟು ಬದ್ದು ಆದು ಆರಿಹೋಯಿತು. ಲಲಿತೆ ನಡುಗುತ್ತ ಕುಳಿತಳು. ಬಿರುಗಾಳಿಯ ಗರ್ಜನೆಯೊಡನೆ ಸ್ಪರ್ಧೆಹೂಡಿ ಗಂಟಲು ಒಡೆಯುವವರೆಗೂ ನಾನು ಕಿರಿಚಿದಮೇಲೆ ಗುಂಡಪ್ಪನವರು ಒಂದು ದೀಪವನ್ನು ಹಿಡಿದು ಕೊಂಡು ಮಂಡಿಯುದ್ದ ಸೀರಿಸಲ್ಲಿ ಹಾದುಬಂದರು. ಬಂದು, “ನೀವು ಬಂದ ಘಳಿಗೆ ಒಳ್ಳೆಯದು ಸ್ವಾಮಿ, ಊರನಲ್ಲಿ ಎರಡು ತಿಂಗಳಿಂದ ಮಳೆಯ ಹನಿ ಕೂಡ ಇಲ್ಲದೆ ಪೈರುಪಚ್ಚೆಯೆಲ್ಲಾ ಗೆಜ್ಜೆಲು ಹಿಡಿದುಹೋಗುತ್ತಿತ್ತು. ನೀವು ಬರುತ್ತಾ ಜೊತೆಯಲ್ಲೇ ಮಳೆಯನ್ನು ತಂದಿರಿ” ಎಂದು ನಮಗೆ ಶಾಬಾಸುಗಿರಿಯನ್ನು ಕೊಟ್ಟರು. ನಾನು ಅವರಿಗೆ ಉತ್ತರ ಕೂಡುವ ಸ್ಥಿತಿಯಲ್ಲಿರಲಿಲ್ಲ. ಗುಂಡಪ್ಪನವರ ಮನೆಯಲ್ಲೇ ಒಂದು ಕೊಠಡಿಯನು ಬಿಡಿಸಿಕೊಂಡು ಅಲ್ಲಿ ಮಲಗಿದೆವು. ಆಗಲೂ ನಿದ್ರೆಗೆ ಅವಕಾಶವಿಲ್ಲದಂತೆ ಲಕ್ಷೋಪಲಕ್ಷ ಕಪ್ಪೆಗಳು ಒಟಗುಟ್ಟುವುದಕ್ಕೆ ಪ್ರಾರಂಭಿಸಿದುವು. ಸುತ್ತಿನ ಬಯಲಿನಲ್ಲಿದ್ದ ಸಜೀವ ಪ್ರಾಣಿಗಳೆಲ್ಲವೂ ವಿಕಾರವಾಗಿ ಕೂಗುವುದರಲ್ಲಿ ಸ್ಪರ್ಧೆಮಾಡುತ್ತಿದ್ದುವೋ ಅಥವಾ ಕಪ್ಪೆಗಳಲ್ಲಿಯೇ ಸಾವಿರ ವಿಧವಾದ ಗಂಟಲುಗಳುಳ್ಳ ಜಾತಿಗಳವೆಯೋ ಕಾಣೆ—ಅಂತೂ ಒಂದು ಕೂಗು ಮತ್ತೊಂದರಂತೆ ಇರಲಿಲ್ಲ. ಎಲ್ಲವೂ ಸೇರಿ ಹೃದಯಭೇದಕವಾದ ಭಯಂಕರ ಅಪಮೇಳವನ್ನು ಮಾಡಿದುವು. ಆ ರಾತ್ರಿಯನ್ನು ಹೇಗೆ

ಕಳೆದವೋ ಕಳೆದು, ಬೆಳಗಾದ ಮೇಲೆ ಇಬ್ಬರೂ ಇನ್ನೂ ಜೀವಂತರಾಗಿಯೇ ಇದ್ದದ್ದಕ್ಕೆ ಒಬ್ಬರನ್ನೊಬ್ಬರು ಅಭಿನಂದಿಸಿದವು.

ಹಿಂದಿನ ರಾತ್ರಿ ನಾನು ನೀರುಳ್ಳಿ ಸುಲಿಯುವುದಕ್ಕೆ ತೊಂದರೆ ಪಡುತ್ತಿದ್ದದ್ದನ್ನು ನೋಡಿ ಲಲಿತೆ ನಕ್ಕದ್ದು ಜ್ಞಾಪಕಬಂದು “ಕೆಲಸಕ್ಕೆ ನಿಂತರೆ ನಾನು ಯಾರಿಗೂ ಕಡಿಮೆಯಲ್ಲ, ಒಲೆಯ ಮುಂದೆ ಕುಳಿತಿರುವುದೇನು ಬ್ರಹ್ಮವಿದ್ಯೆಯೇ” ಎಂದುಕೊಂಡು ಆ ದಿನ ಬೆಳಗ್ಗೆ ನಾನೇ ಕಾಫಿ ಮಾಡಲು ಹೊರಟೆ. ಲಲಿತೆ ಸುಮ್ಮನೆ ನೋಡುತ್ತ ನಿಂತಳು. ಒಂದು ಬೆರಣಿಯನ್ನು ತಂದು ಅದಕ್ಕೆ ಸ್ವಲ್ಪ ನೀಮೆಯೆಣ್ಣೆ ಸುರಿದು ಬೆಂಕಿ ಹತ್ತಿಸಿದೆ. ನೀಮೆಯೆಣ್ಣೆ ಕೈಯ ಮೇಲೆಲ್ಲಾ ಸುರಿದು ವಾಸನೆಯಾದ್ದರಿಂದ ಒಚ್ಚಲ ಮನೆಗೆ ಹೋಗಿ ತೊಳೆದುಕೊಂಡು ಬಂದೆ. ಅಷ್ಟು ಹೊತ್ತಿಗೆ ಬೆರಣಿಯ ಚೂರಲ್ಲ ಉರಿದುಹೋಗಿತ್ತು. ಮತ್ತೆ ನೀಮೆಯೆಣ್ಣೆಯನ್ನು ಸುರಿದು ಹತ್ತಿಸಿ ಹಂಗರು ಕಡ್ಡಿಯನ್ನಿಟ್ಟೆ. ಆದರೆ ಅದು ಹಿಂದಿನ ದಿನ ಮಳೆಯಲ್ಲಿ ನೆನದಿದ್ದದ್ದರಿಂದ ಎಷ್ಟು ಊದಿದರೂ ಹತ್ತದೆ ಮನೆಯಲ್ಲಾ ಹೊಗೆ ಸುತ್ತಿಕೊಂಡು ಕಣ್ಣು ತೆಗೆಯುವುದೇ ಅಸಾಧ್ಯವಾಯಿತು. ಸೌದೆಯನ್ನು ಸರಮಾಡುವ ಪ್ರಯತ್ನದಲ್ಲಿ ನೀರಿಟ್ಟಿದ್ದ ಪಾತ್ರೆ ಉರುಳಿಕೊಂಡಿತು. ಇದನ್ನೆಲ್ಲಾ ಸ್ವಸ್ಥ ಚಿತ್ತಳಾಗಿ ನೋಡುತ್ತಿದ್ದ ಲಲಿತೆ ಆಗ “ಬಿಡಿ, ನಾನು ಮಾಡುತ್ತೇನೆ” ಎಂದು ಮುಂಚೆ ಬಂದಳು. ಆದರೆ ನಾನು ಹಟವಾರಿ; ಹೊಗೆಗೆ ಹೆದರಿ ಹಿಡಿದ ಕೆಲಸವನ್ನು ಮಾಡದೆ ಬಿಡುವ ಚೇತನವಲ್ಲ. ಮತ್ತೆ ಹೇಗೋ ಒಲೆ ಹತ್ತಿಸಿ ನೀರು ಕಾಯಿಸಿದೆ, ಕಾಫಿ ಪುಡಿಯನ್ನೂ ಸಕ್ಕರೆಯನ್ನೂ ಹಾಕುವ ಪ್ರಮಾಣದ ವಿಷಯವೊಂದು ಹೊರತು ಮತ್ತೆ ಯಾವುದಕ್ಕೂ ಲಲಿತೆಯ ಸಹಾಯವನ್ನೇ ಕೋರಲಿಲ್ಲ. ಹಾಲುಕಾಯಿಸುವಾಗ ಅರ್ಧ ಹಾಲು ಉಕ್ಕಿಹೋದರೂ ಕಾಫಿಗೆ ಸಾಕಾಗುವಷ್ಟು ಉಳಿದಿತ್ತು. ಕಾಫಿ ಸಿದ್ಧವಾದ ಮೇಲೆ ಲಲಿತೆ ಅದನ್ನು ರುಚಿ ನೋಡಿ ಸೊಟ್ಟಮುಖವನ್ನು ಮಾಡಿ “ಅಬ್ಬಾ, ಬರೀ ಹೊಗೆವಾಸನೆ” ಎಂದಳು. ತಾನು ಮಾಡಿದ ಕಾಫಿ ಯಾಗಿದ್ದರೆ ಮಾತೇ ಆಡುತ್ತಿರಲಿಲ್ಲ. ನಾನು ರುಚಿ ನೋಡಿದ್ದರಲ್ಲಿ ಅದೇನೂ ಹೊಗೆವಾಸನೆಯಾಗಿ ಕಾಣಲಿಲ್ಲ. ಅದಲ್ಲದೆ ಆ ಹೊಗೆಯ ಅವಾಂತರದಲ್ಲಿ ಯಾರು ಮಾಡಿದ್ದರೂ ವಾಸನೆಯಾಗಿಯೇ ಆಗುತ್ತಿತ್ತು.

ಕಾಫಿ ಮಾಡುವ ಅನುಭವ ಅಷ್ಟು ಸಮರ್ಪಕವಾಗಲಿಲ್ಲವಾದ್ದರಿಂದ ನಾನು ಆಡಿಗೇಗೆ ಸಹಾಯಮಾಡಲು ಹೋಗಲಿಲ್ಲ. ಲಲಿತೆ ಕೊಬ್ಬರಿಯನ್ನು ತುರಿಯುವ ಸಮಯದಲ್ಲಿ ಒಳಗೆ ಹೋದನಾದರೂ ಅವಳು ಕೊಬ್ಬರಿಯನ್ನು ದೂರ ತೆಗೆದಿಟ್ಟು “ಸಿಮ್ಮು ಸಹಾಯ ಏನೂ ಬೇಕಾಗಲ್ಲ” ಎಂದು ಹೇಳಿದ್ದರಿಂದ ನನ್ನ ಪಾಡಿಗೆ ನಾನು ಒಂದು ಪುಸ್ತಕವನ್ನು ಹಿಡಿದು ಕುಳಿತೆ.

ಸಂಜೆ ಐದು ಘಂಟೆಯ ಹೊತ್ತಿಗೆ ವಾಕಿಂಗು ಹೊರಡಲು ಸಿದ್ಧವಾದೆವು. ಇನ್ನೇನು ಹೊರಡಬೇಕು ಎನ್ನುವುದರಲ್ಲಿ ಹೊನ್ನೂರಿನ ಪುರೋಹಿತರು ಬಂದು ಕೂಗಿದರು. ಬಹಳ ಒಳ್ಳೆಯವರೆಂದು ನಾನು ಅವರಲ್ಲಿ ಮರ್ಯಾದೆಯಿಟ್ಟುಕೊಂಡಿದ್ದರಿಂದ ಅವರನ್ನು ಅಸಡ್ಡೆಮಾಡಿ ಕಳುಹಿಸುವುದಕ್ಕಾಗಲಿಲ್ಲ. ನಾನು ಹೊನ್ನೂರಿಗೆ ಬಂದದ್ದು ಅವರಿಗೆ ಬಹಳ ಸಂತೋಷವನ್ನುಂಟುಮಾಡುತ್ತ. “ಈಗಿನ ಕಾಲದ ಹುಡುಗರು ಹಳ್ಳಿ ಅಂದರೆ ಅಸಡ್ಡೆಯಾಗಿ ಕಾಣುತ್ತಾರೆ, ನಿನ್ನ ಹಾಗಿರುವವರು ಬಹಳ ಅಪರೂಪ ಕಣಯ್ಯ” ಎನ್ನುತ್ತಾ ನನ್ನ ಹೆಗಲಮೇಲೆ ಕೈಹಾಕಿ ನನ್ನನ್ನೂ ಒಳಗೆಳೆದುಕೊಂಡುಹೋಗಿ “ಊರಿನಲ್ಲಿ ರಾಮೋತ್ಸವ ಮಾಡಿಸುತ್ತಾ ಇದೇವೆ, ಪ್ರತಿದಿನವೂ ರಾಮಾಯಣ ಪಾರಾಯಣ, ಮಂಗಳಾರತಿ, ಕೊನೆಗೆ ಹನುಮಂತೋತ್ಸವ ಎಲ್ಲಾ ನಡೆಯಬೇಕು. ನೀನು ಮೈಸೂರಿ ನಲ್ಲಿದ್ದರೂ ನಮಗೆ ಸೇರಿದವನೇ ಕಣಯ್ಯ, ನಮ್ಮ ರಾಮನ ಸೇವೆ ಮಾಡುವುದಕ್ಕೆ ನಿನಗೂ ಹಕ್ಕಿದೆ” ಎಂದರು. ನಾನು ಆ ಹಕ್ಕಿಗೆ ರಾಜೀನಾಮೆ ಕೊಡಲು ಸಿದ್ಧನಾಗಿದ್ದರೂ ಲಲಿತೆ ಸಿದ್ಧಳಾಗಿರಲಿಲ್ಲ ಪುರೋಹಿತರಿಗೆ ಏನಾದರೂ ಕುಂಟು ನೆವ ಹೇಳಿ ಕಳುಹಿಸೋಣವೆಂದು ನಾನು ಯೋಚಿಸುತ್ತಿರುವಷ್ಟರಲ್ಲಿ ಒಳಗೆ ಒಂದು ರೂಪಾಯಿ ನೆಲಕ್ಕೆ ಬಿದ್ದ ಸದ್ದು ಕೇಳಿಸಿತು. ಸರಿ, ಒಂದು ರೂಪಾಯಿ ತಂದು ಅವರ ಕೈಯಲ್ಲಿ ಹಾಕಿ ಅವರೊಡನೆ ಸ್ವಲ್ಪ ಹೊತ್ತು ಮಾತಾಡಿ ಕಳುಹಿಸಿದ್ದಾಯಿತು. ಅಷ್ಟು ಹೊತ್ತಿಗೆ ಐದೂಮುಕ್ಕಾಲು ಘಂಟೆಯಾಯಿತು. ಮನೆಗೆ ಬೀಗ ಹಾಕಿ ಮತ್ತೆ ಹೊರಟೆವು. ಮನೆಯಿಂದ ಹತ್ತು ಮಾರು ಹೋಗುವುದರೊಳಗೆ ನನ್ನ ಪೂರ್ವ ಸ್ನೇಹಿತ ಕಂಠಿ “ಏನಯ್ಯಾ, ನಿಸ್ಸೆ ಒಂದೆಯಂತೆ” ಎಂದುಕೊಂಡು ಬಂದ. ನನಗೆ ಪುರೋಹಿತರು ಮೊದಲೇ ಬೇಜಾರು ಹಿಡಿಸಿಬಿಟ್ಟಿದ್ದರು.

ಅವನಿಗೆ ಕೋಪಬಂದರೂ ಒರಲೆಂದು “ಹೌದಯ್ಯಾ, ನಾಳೆ ನೋಡುತ್ತೇನೆ” ಎನ್ನುತ್ತಾ ಹೊರಟುಹೋದ.

ನಾನಿದ್ದ ಮನೆಗೆ ಸಮೀಪದಲ್ಲೇ ಸಣ್ಣ ದೊಂದು ತೊರೆ ಹರಿಯುತ್ತದೆ. ಅದರಲ್ಲಿರುವ ನೀರು ಸ್ವಲ್ಪವಾದರೂ ಅದರ ಶುಭ್ರವಾದ ಮರಳಿನ ಪಾತ್ರವಿಸ್ತಾರವಾಗಿದೆ. ಆ ತೊರೆ ಅಲ್ಲಿಗೆ ಒಂದೂವರೆ ಮೈಲಿ ದೂರದಲ್ಲಿರುವ ಬೋರೆಯಿಂದ ಹೊರಟು ಹೊಲಗಳ ನಡುವೆ ಸುತ್ತಿಕೊಂಡು ಒಂದು ಕರೆಗೆ ಹೋಗಿಬೀಳುತ್ತದೆ. ಅದರ ದಡದಲ್ಲಿ ಉದ್ದಕ್ಕೂ ನೂರಾರು ಕಾಡುಮೊಲೆಯ ಗಿಡಗಳು ಬೆಳೆದು ಲಕ್ಷಗಟ್ಟಲೆ ಹೂವು ಬಿಟ್ಟಿದ್ದುವು. ತೊರೆಯ ಪಾತ್ರದಲ್ಲಿ ಎಷ್ಟು ದೂರ ನಡೆದುಹೋದರೂ ಸುತ್ತಿನ ದೃಶ್ಯ ಬಹು ರಮ್ಯವಾಗಿರುತ್ತದೆ. ಲಲಿತೆಯ ನಾಚಿಕೆಯೊಂದಿಲ್ಲದಿದ್ದರೆ ನಮ್ಮ ವಾಕಿಂಗ್ ಸುಖಮಯವಾಗಿಯೇ ಇರುತ್ತಿತ್ತು. ನಾವು ಎರಡುಸಲ ಮನೆಯನ್ನು ಬಿಟ್ಟು ಹೊರಟಾಗಲೂ ಯಾರೋ ಬಂದುಬಿಟ್ಟಿದ್ದರಿಂದ ಅವಳ ನಾಚಿಕೆ ಎಂದಿಗಿಂತ ಹೆಚ್ಚಾಗಿತ್ತು. ನಾನೊಬ್ಬನೇ ಇರುವಾಗ ಚಿತ್ರಹಿಂಸವಾಡಿ ಪ್ರಾಣ ತೆಗೆಯುವ ಹುಡುಗಿ, ಹೊರಗೆ ಬಂದರೆ ಅವಳಿಗೆ ಎಲ್ಲಾ ಇಲ್ಲದ ಗಾಂಭೀರ್ಯ ಬರುತ್ತದೆ. ಸಾಧಾರಣವಾಗಿ ಯಾರೂ ತಿರುಗಾಡದಿರುವ ಆ ಸ್ಥಳದಲ್ಲಿ ಸಹ ನನ್ನ ಜೊತೆಯಲ್ಲಿ ನಿರಾತಂಕವಾಗಿ ಬರಲಾರಳು. ಆ ದಿನ ನಮ್ಮ ದುರದೃಷ್ಟಕ್ಕೆ ಸರಿಯಾಗಿ ಐದು ಸಿಮಿಷಕ್ಕೊಂದುಸಲ ಯಾರಾದರೂ ಸಿಕ್ಕುತ್ತಲೇ ಇದ್ದರು. ಅಲ್ಲಿಯ ರೈತರು ಶುಭ್ರವಸ್ತ್ರಗಳನ್ನು ಟ್ಟೆಗಂಡಸರನ್ನೂ ಧರ್ಮಾವರದ ನೀರೆಯನ್ನು ಟ್ಟೆ ಹೆಂಗಸರನ್ನೂ ನೋಡಿಯೇ ಇಲ್ಲವೇನೂ, ನಾವು ಹೋಗುತ್ತಿದ್ದರೆ ನಮ್ಮ ಕಡೆ ಅಚ್ಚರಿಯಿಂದ ನೋಡಿ ಲಲಿತೆಯ ಮುಖ ಕೆಂಪೇರುವಂತೆ ಮಾಡುವರು. ಸ್ವಲ್ಪ ದೂರ ಹೋದಮೇಲೆ ಅಲ್ಲಿ ಯಾರೂ ಬರಲಾರರೆಂದು ನಾವು ಕೈಹಿಡಿದುಕೊಂಡು ಹೋಗುತ್ತಿದ್ದರೆ ಒಂದು ಮೂಲೆದಿರುವಿನಿಂದ ನಮಗೆ ಗುರುತಾದ ಬ್ರಾಹ್ಮಣರೇ ಒಬ್ಬರು ಹಠಾತ್ತಾಗಿ ಬಂದುಬಿಟ್ಟರು. ಲಲಿತೆ ಭೂಮಿಗಳಿಡು ಹೋದಳು.

ಮಾರನೆಯ ದಿನ ನನ್ನ ಬಟ್ಟೆಗಳನ್ನು ನಾನೇ ಒಗೆದುಕೊಳ್ಳಬೇಕಾದ ಸನ್ನಿವೇಶ ಒದಗಿತು. ನಾವು ಈ ಕೆಲಸಕ್ಕೆಲ್ಲ ಎರಡನೆಯ ದಿನವೇ ಒಬ್ಬ ಆಳನ್ನು ಗೊತ್ತುಮಾಡಿಕೊಂಡೆವು. ಆದರೆ ಅವನಿಗೆ ಸಾಯುವಾರಿಕೆಯೇ

ಅಥವಾ ಕೆಲಸವೇ ಬಾರದೋ, ಅವನು ಒಗೆದ ಬಟ್ಟೆಗಳು ಸಂನ್ಯಾಸಿಗಳ ಉಡುಪಿನ ಬಣ್ಣವನ್ನು ತಾಳುತ್ತಿದ್ದುವು. ಆದ್ದರಿಂದ ನಾನೂ ಲಲಿತೆಯೂ ಸೇರಿ ಬಟ್ಟೆ ಒಗೆಯಬೇಕೆಂದು ನಿಶ್ಚಯಿಸಿ ನಾನು ನೀರು ಸೇದಿಕೊಡುವುದು, ಲಲಿತೆ ಸಾಬೂನುಹಾಕಿ ಇಡುವುದು ಎಂದು ಕೆಲಸವನ್ನು ಹಂಚಿಕೊಂಡೆವು. ಆ ಹಾಳು ಬಾವಿಯ ರಾಟೆ ನನ್ನ ಕೈಗೆ ನಿಲುಕುವುದಕ್ಕಿಂತ ಸ್ವಲ್ಪ ದೂರ ವಾಗಿತ್ತು. ಬಂದಿಗೆಯನ್ನು ಸರಸರನೆ ಮೇಲಕ್ಕಳಿದು ಲಲಿತೆ ಆಶ್ಚರ್ಯ ಪಡುವಂತೆ ಅದನ್ನು ಒಂದೇ ಕೃಯಲ್ಲಿ ಎತ್ತಿ ನೀರು ಸುರಿಯಬೇಕೆಂದು ನಾನು ಕೈಚಾಚಿದರೆ ಆ ಬಂದಿಗೆ ನಿಲುಕಲೇ ಒಲ್ಲದು. ಆಗ ಸ್ವಲ್ಪ ಬಿಸಿಲು ಹೊತ್ತಾದರೂ ಅದಕ್ಕೆ ಉಯ್ಯಾಲೆ ಆಡಬೇಕೆಂಬ ಅಪೇಕ್ಷೆ ಬಂದಂತೆ ತೋರಿತು. ಅದು ತೂಗಾಡುತ್ತಾ ನನ್ನ ಕಡೆಗೇ ಬರುವುದು, ಆದರೆ ನಾನು ಕೈಚಾಚುವುದರೊಳಗೆ ಸ್ವಲ್ಪ ಬಲಗಡೆಗೆ ತಿರುಗಿ ನಿಧಾನವಾಗಿ ಹಿಂದಕ್ಕೆ ಹೊರಟುಹೋಗುವುದು. ಮತ್ತೊಂದು ವೇಳೆ ಅದು ತೂಗಾಡುವುದು ನಿಂತಂತೆ ತೋರಿದಾಗ ಹಿಡಿದುಕೊಳ್ಳಹೋಗಲು ಅದು ನನ್ನನ್ನೇ ತನ್ನ ಜೊತೆಗೆ ಕರೆದುಕೊಳ್ಳಲು ಯತ್ನಿಸಿತು. ಅದರೊಡನೆ ಚಕ್ಕಂದ ನನಗೆ ಬೇಕಾಗಿರಲಿಲ್ಲ. ನನ್ನ ಪ್ರಯತ್ನ ಸಫಲವಾಗದೆ ಇದ್ದದ್ದನ್ನು ಕಂಡು ಲಲಿತೆಯನ್ನು ಏನೋ ಹೇಳಿ ಒಳಗೆ ಕಳುಹಿಸಿ ಮತ್ತೊಂದು ಸಾರಿ ಮಹತ್ಪ್ರಯತ್ನವನ್ನು ಮಾಡಿ ಬಂದಿಗೆಯನ್ನು ತೆಗೆದಿರಿಸಿದೆ. ಬಂದಿಗೆಯ ತಳ ಸ್ವಲ್ಪ ಒಡೆಯಿತು; ನೀರು ತುಳಕಿ ನನ್ನ ಉಡುಪೆಲ್ಲ ಒದ್ದೆಯಾಯಿತು. ಆದರೂ ಲಲಿತೆ ಪುನಃ ಬರುವುದರೊಳಗೆ ಬಂದಿಗೆಯನ್ನು ತೆಗೆದಿಟ್ಟಿದ್ದೆ. ಲಲಿತೆ ಬಾವಿಯ ಕಟ್ಟಿಯ ಮೇಲೆ ಪಂಚೆಯನ್ನು ಹರಡಿ ಸಾಬೂನು ಹಾಕಲು ಪ್ರಾರಂಭಿಸಿದಳು. ನಾನು ಹತ್ತಿರವೇ ನಿಂತಿದ್ದವನು ಸುಮ್ಮನಿರಲಾರದೆ ಪಂಚೆಯನ್ನು ಎಳೆದು ಕುಚೇಷ್ಟೆ ಮಾಡಹೋಗಲು ಸಾಬೂನು ಚಾರಿ ಬಾವಿಗೆ ಬಿದ್ದುಬಿಟ್ಟಿತು. "ನೋಡಿ, ನಿಮ್ಮ ಹುಡುಗಾಟದ ಫಲ! ಸಾಬೂನು ತಂದು ನೀವೇ ಹಾಕಿಕೊಳ್ಳಿ" ಎಂದುಬಿಟ್ಟು ಲಲಿತೆ ಮನೆಯೊಳಕ್ಕೆ ಹೊರಟುಹೋದಳು. ತಪ್ಪೇನೋ ನನ್ನ ದಾಗಿಯೇ ಕಾಣುತ್ತಿತ್ತು. ಆದರೆ ಲಲಿತೆ ಬೇಕೆಂದು ತಾನಾಗಿಯೇ ಸಾಬೂನನ್ನು ಬೀಳಿಸಿರಬೇಕು ಎಂಬ ಸಂಶಯ ಇವತ್ತಿಗೂ ನನ್ನನ್ನು ಬಾಧಿಸುತ್ತಲೇ ಇದೆ.

ನಾನು ಮತ್ತೆ ಆ ಬಿಂದಿಗೆಯೊಡನೆ ಹೆಣಗಾಡಿ ಪಂಚಿಯನ್ನು ಒಗೆ ಮುಗಿಸಿದೆ.

ಹೀಗೆ ನಮ್ಮ ಪ್ರಣಯಯಾತ್ರೆಯಲ್ಲಿ ಮೂರು-ನಾಲ್ಕು ದಿನಗಳಿರುವುದರೊಳಗೆ ನಮಗೂ ಆ ಹೊಸ ಜೀವನಕ್ಕೂ ಹೊಂದಿದ ಹಾಗಾಯಿತು. ಸಣ್ಣವುಟ್ಟು ತೊಂದರೆಗಳೇನೋ ಬೇಕಾದ ಬಂದು ನನ್ನನ್ನು ಹಾಸ್ಯಮಾಡುವುದಕ್ಕೆ ಲಲಿತೆಗೆ ಅವಕಾಶವನ್ನು ಕಳೆ ಕೊಟ್ಟವು. ಆದರೆ ಬೆಳುದಿಂಗಳಿನ ದಿನ ಬಂದಾಗ ತೊರೆಯ ದು ಮರಳಿನಮೇಲೆ ವಿಹರಿಸುವುದರಲ್ಲಿ ಈ ತೊಂದರೆಗಳನ್ನೆಲ್ಲಾ ಮರೆತೆ ನಿತ್ಯವೂ ರಾತ್ರಿ ತೊರೆಯ ಬಳಿಯಲ್ಲೇ ಊಟಮಾಡುತ್ತಿದ್ದೆವು. ಬೆಳುದಿಂ ನಲ್ಲ ಆ ಮರಳು ದಿಬ್ಬಗಳೂ ಅವುಗಳ ನಡುವೆ ಬೆಳ್ಳಿಯ ಸೂತ್ರದ ಹೊಳೆಯುವ ಸಣ್ಣ ಪ್ರವಾಹವೂ ಮನಸ್ಸನ್ನು ಸೆಳೆಯುತ್ತಿದ್ದು ಊಟವಾದಮೇಲೆ ಸ್ವಲ್ಪ ದೂರ ತಿರುಗಾಡಿಕೊಂಡು ಬರಬೇಕೆಂದು ಆ ಆಸೆ. ಲಲಿತೆಗೂ ಅದು ಇಷ್ಟವಾದರೂ ರಾತ್ರಿಯ ಹೊತ್ತು ಆ ನಿಜ ಸ್ಥಳದಲ್ಲಿಲ್ಲಾ ತಿರುಗಲು ಅವಳಿಗೆ ಹದರಿಕೆ. ಅಲ್ಲಿ ಸುತ್ತಮುತ್ತ ಇ ಭೂತಾಳೆಯ ಬೇಲಿಗಳಲ್ಲಿ ನೂರುಗಟ್ಟಲೆ ಹಾವುಗಳಿದ್ದುವೆಂದು ಕೇಳಿದ್ದರಿ ಸ್ವಲ್ಪ ಎಲೆ ಅದುರಿದ ಸದ್ದಾದರೂ ಅವಳು ಬಿಚ್ಚಿಬೀಳುವಳು. ಆ ಅವಳಿಗೆ ಹಾವಿನ ಭಯಕ್ಕಿಂತ ಪಿಶಾಚಿಯ ಭಯ ಇನ್ನೂ ಹೆಚ್ಚಾಗಿದ್ದ ತೋರುತ್ತದೆ. ಶಿವಗೆರೆಯ ಪಿಶಾಚ ಇಲ್ಲಿಗೂ ಬರುವುದೆಂದು ಭಾವಿಸಿದಳೆ ಎನೋ, ನನ್ನೊಡನೆ ಬರುವುದಿಲ್ಲವೆಂದು ಕಂಠೋಕ್ತವಾಗಿ ಹೇಳಿಬಿಟ್ಟು ಹೊನ್ನೂರಿಗೆ ಬಂದಮೇಲೆ ಮೂರು-ನಾಲ್ಕು ದಿನವೂ ವಿಧವಿಧವ ರೀತಿಯಲ್ಲಿ ಆಶಾಭಂಗವನ್ನನುಭವಿಸಿದ್ದ ನನಗೆ ಅವಳ ಮಾತನ್ನು ಕ ಸ್ವಲ್ಪ ಕೋಪವೇ ಬಂತು. ಆದರೆ ಕೋಪ ಗೊಂಡದ್ದರಿ ಪ್ರಯೋಜನವೇನೂ ಕಾಣಲಿಲ್ಲ. ಲಲಿತೆಯೇನೋ ಕೋಪಕ್ಕೆ ಹೆದರಿ ಿ ಜೊತೆಯಲ್ಲಿ ಬರಬಹುದು. ಆದರೆ ಅವಳ ಮನಸ್ಸು ಹೆದರಿಕೆಯ ಅಧ ಮುನಿಸಿನ ಸ್ಥಿತಿಯಲ್ಲಿರುವ ಭಾಗ್ಯಕ್ಕೆ ಮನೆಯಲ್ಲಿದ್ದರೇನು, ಬೆಳುದಿಂ ನಲ್ಲಿದ್ದರೇನು! ಅಂತೂ ನನ್ನ ಉತ್ಸಾಹಕ್ಕೂ ಅವಳ ಹೆದರಿಕೆಗೂ ನ ಯುದ್ಧದಲ್ಲಿ ಅವಳೇ ಗೆದ್ದಳೆನ್ನುಬಹುದು. ವಾಕಿಂಗ್ ಹೋಗುವುದಕ್ಕ

ಲಿಲ್ಲ; ಆದರೆ ನಮ್ಮ ಮನೆಯ ಹತ್ತಿರದಲ್ಲೇ ಮರಳಿನಲ್ಲಿ ನಿದ್ರೆ ಬರುವವರೆಗೂ ಮಾತಾಡುತ್ತ ಕುಳಿತಿರುತ್ತಿದ್ದೆವು.

ನಾವು ಹೊನ್ನೂರಿಗೆ ಬಂದು ಹದಿನೇಳು-ಹದಿನೆಂಟು ದಿನಗಳಾಗಿರಬಹುದು. ಒಂದು ದಿನ ರಾತ್ರಿ ಎಂದಿಗಿಂತಲೂ ಸ್ವಲ್ಪ ಹೆಚ್ಚು ಹೊತ್ತು ತೊರೆಯ ನೀರಿನಲ್ಲಿ ಕಾಲಿಟ್ಟುಕೊಂಡು ಮಾತಾಡುತ್ತಾ ಕುಳಿತಿದ್ದೆವು. ಮಾರನೆಯ ದಿನ ಬೆಳಿಗ್ಗೆ ಲಲಿತೆ ನೆಗಡಿ, ಕೆಮ್ಮು, ತಲೆನೋವು ಎನ್ನುತ್ತ ಮಲಗಿದಳು. ಕಾಫಿಮಾಡುವ ಕೆಲಸ ಮತ್ತೆ ನನ್ನ ತಲೆಯಮೇಲೇ ಬಿತ್ತು. ಲಲಿತೆ ಘಳಿಗೆಗೊಂದುಸಲ ಸೊರಗುಟ್ಟುತ್ತ “ನಾನೇ ಮಾಡುತ್ತೇನೆ, ನಿಮ್ಮ ಕೈಯಲ್ಲಾಗುವುದಿಲ್ಲ.... ಆಬ್ಬಾ, ತಲೆನೋವು.... ನಾನು ಮಾಡುತ್ತೇನೆ ಬಿಡಿ....ನಿನ್ನ ನೀರಿನಲ್ಲ ಆಷ್ಟು ಹೊತ್ತು ಇರಬಾರದಾಗುತ್ತಾ, ಎಲ್ಲಾ ನಿಮ್ಮ ಹುಚ್ಚಿನ ಫಲ....ಹಾಗೆ ಮಾಡಿದರೆ ಕಾಫಿ ಹೊಗೆಯ ವಾಸನೆಯಾಗುತ್ತೆ ಬಿಡಿ....ನೆಗಡಿಯಿಂದ ಉಸಿರಾಡುವುದಕ್ಕೇ ಆಗದಹಾಗಾಗಿಬಿಟ್ಟಿದೆ....ನಿಮ್ಮ ಕೈಯಲ್ಲಿ ಆಗುವುದಿಲ್ಲ, ಸುಮ್ಮನಿರಬಾರದೆ” ಎಂದು ಮಲಗಿಕೊಂಡೇ ಹೇಳುತ್ತಿದ್ದಳು. ಕಾಫಿ ಮಾಡುವುದಕ್ಕೆ ಇಷ್ಟವಿದ್ದರೆ ಎದ್ದು ಒಂದು ಪಾತ್ರೆ ಯಲ್ಲಿ ನೀರಿಡಬಾರದೆ! ತಲೆನೋವು ಎಂದು ಹೇಳುತ್ತಿರುವಾಗಲೂ ಅವಳು ಮಾಡಿಕೊಳ್ಳಲೆಂದು ನಾನಾಗಿಯೇ ಬಿಟ್ಟು ಹೋಗುವುದು ಹೇಗೆ! ಅವಳನ್ನು ಮೈಸೂರಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದು ರೋಗರುಜಿನಗಳನ್ನು ಲೆಕ್ಕಿಸದೆ ದುಡಿಯಲೆಂದೆ!....ನೆಗಡಿಯೇನೋ ದೊಡ್ಡ ಖಾಯಿಲೆಯಲ್ಲ, ಕಾಫಿಮಾಡುತ್ತಾ ಹಾಗೇ ಬೆಂಕಿ ಕಾಯಿಸಿಕೊಂಡರೆ ಸ್ವಲ್ಪ ಕಡಿಮೆಯಾದರೂ ಆಗಬಹುದು. ಲಲಿತೆಗೆ ಇದು ಹೊಳೆಯಲೇ ಇಲ್ಲವೇನೋ, ಕಾಫಿ ಮಾಡುತ್ತೇನೆಂದು ಬಾಯಲ್ಲಿ ಹೇಳಿದ್ದೇ ಹೊರತು ಕಾರ್ಯತಃ ಮಾಡುವುದಕ್ಕೆ ಮುಂದುವರಿಯಲಿಲ್ಲ. ಇದರಮೇಲೆ ತನ್ನ ನೆಗಡಿಯಮೇಲೆ ವ್ಯಾಖ್ಯಾನಮಾಡಿ ಅದು ನನ್ನಿಂದ ಬಂತೆಂಬ ಅಪವಾದವನ್ನು ಹೊರಿಸಿದ್ದಲ್ಲದೆ ಖಾಯಿಲೆ ಹೆಚ್ಚಾಗಬಹುದೆಂಬ ಭಯವನ್ನು ಬಿತ್ತಿದಳು. ಮಧ್ಯಾಹ್ನವಾಗುತ್ತ ಬಂದಹಾಗೆಲ್ಲಾ ಅವಳ ತಲೆನೋವು ವೃದ್ಧಿಯಾಗುತ್ತಾ ಬಂದು ನನಗೆ ಸ್ವಲ್ಪ ರಗಳೆಗಿಟ್ಟುಕೊಂಡಿತು. ಗುಂಡಪ್ಪನವರು ಮೈಸೂರಿಗೆ ಹೋಗಬೇಕೆಂದು ಹೊತ್ತಿಗೆ ಮುಂಚೆ ಅಡಿಗೆ

ಮಾಡಿಸಿ ಊಟಕ್ಕೆ ಕರೆದದ್ದರಿಂದ ನನಗೆ ಒಂದು ದೊಡ್ಡ ತೊಂದರೆ ತಪ್ಪಿದ ಹಾಗಾಯಿತು. ಆ ದಿನವೆಲ್ಲಾ ಮನೆಯಲ್ಲಿ ಅಮೃತಾಂಜನದ ಸೂರೆ; ನೀಲಗಿರಿ ತೈಲದ ಅಸಾಧ್ಯ ವಾಸನೆ. ಲಲಿತೆಗೆ ಖಾಯಿಲೆ ನಿಜವಾಗಿ ಅಷ್ಟು ಬಲವಾಗಿರಲಿಲ್ಲವೆಂದು ನನಗೆ ಸ್ವಲ್ಪ ಸಂಶಯವಿದ್ದೇ ಇತ್ತು. “ತಲೆನೋವು ಅಷ್ಟೇನೂ ಹೆಚ್ಚಾಗಿರಲಿಲ್ಲ. ಆದರೂ ನೀವು ಅಮೃತಾಂಜನ ಹಚ್ಚಿ ಹಣೆಗೆ ಪಟ್ಟುಹಾಕಲಿ ಅಂತ...ನೀವೂ ಒಂದು ದಿನ ಉಪಚಾರ ಮಾಡಲಿ ಅಂತ ಸುಮ್ಮನಿದ್ದೆ” ಎಂದು ಅವಳು ಈಚೆಗೆ ಒಪ್ಪಿಕೊಂಡಿದ್ದಾಳೆ.

ಮಾರನೆಯ ದಿನ ಲಲಿತೆ ಇನ್ನೂ ಸ್ವಲ್ಪ ಕೆಮ್ಮುತ್ತಿದ್ದರೂ ತಲೆನೋವು ನಿಂತು ಸ್ವಸ್ಥವಾಗಿದ್ದದ್ದರಿಂದ ನಾವು ಅಲ್ಲಿಗೆ ಮೂರು ಮೃಲಿ ದೂರದಲ್ಲಿ ನದೀತೀರದಲ್ಲಿ ದ್ವರಂಗನ ಬೆಟ್ಟಕ್ಕೆ ಹೋಗಬೇಕೆಂದು ಏರ್ಪಾಡು ಮಾಡುತ್ತಿದ್ದೆವು. ನಾವು ಹೊನ್ನೂರಿಗೆ ಬಂದ ದಿನದಿಂದಲೂ ಅಲ್ಲಿಗೆ ಕರೆದುಕೊಂಡುಹೋಗಬೇಕೆಂದು ಲಲಿತೆ ನನ್ನನ್ನು ಸೀಡಿಸುತ್ತಿದ್ದಳು. ನಾವು ಆ ವಿಷಯವನ್ನು ಯೋಚನೆಮಾಡುತ್ತಿರುವಾಗ ಮೈಸೂರಿನಿಂದ ನಮ್ಮ ತಾಯಿ ಬಂದರು. ಹಿಂದಿನ ದಿನ ಅಲ್ಲಿಗೆ ಹೋಗಿದ್ದ ಗುಂಡಪ್ಪನವರು ಲಲಿತೆಯ ಖಾಯಿಲೆಯನ್ನು ಸ್ವಲ್ಪ ದೊಡ್ಡದುಮಾಡಿ ಹೇಳಿದ್ದರಿಂದ ಅವರು ಗಾಬರಿಗೊಂಡು ಬಂದಿದ್ದರು. ಬಂದೊಡನೆ “ಶುದ್ಧ ಹುಡುಗಾಟ, ಅವಳೊಬ್ಬಳನ್ನೇ ಈ ಕಾಡಿನಲ್ಲಿ ತಂದುಬಿಟ್ಟು ತಮಾಷೆ ನೋಡುವುದುಂಟೆ! ತಲೆನೋವು, ಮೂಗುನೋವು ಅಂದರೆ ಹತ್ತಿರ ಒಂದು ಆಸ್ಪತ್ರೆ ಸಹ ಇಲ್ಲ” ಎಂದು ನನಗೆ ಸ್ವಲ್ಪ ಬುದ್ಧಿಹೇಳಿದರು. ಲಲಿತೆಯ ದೆಸೆಯಿಂದ ಈ ಮಾತೆಲ್ಲಾ ಕೇಳಬೇಕಾಯಿತಲ್ಲ ಎಂದು ಸ್ವಲ್ಪ ಬೇಸರವಾಗಿ ನಾನು ಅವಳ ಮೇಲೆ ತಿರುಗಿಬಿದ್ದು “ಏನೋ ಸ್ವಲ್ಪ ನೆಗಡಿ; ತಲೆನೋವು ಆದರೆ ಅದೇ ದೊಡ್ಡ ಖಾಯಿಲೆ ಅಂತ ಮಲಗಿಬಿಡಬೇಕ” ಎಂದು ಹೇಳಿದೆ. ನಾನು ಅಷ್ಟು ಹೇಳಿ ಮುಗಿಸುವುದರೊಳಗೆ ಅವಳು ಉಸಿರುಬಿಡುವುದಕ್ಕೆ ಸಹ ಎರಾಮವಿಲ್ಲದಂತೆ ಐದು ನಿಮಿಷ ಒಂದೇಸಮ ಕೆಮ್ಮಿಬಿಟ್ಟಳು. ನಮ್ಮ ತಾಯಿ “ಸ್ವಲ್ಪ ಹಾಲನ್ನಾದರೂ ಕಾಯಿಸಿಕೊಡುತ್ತೇನೆ, ಕುಡಿದರೆ ಸ್ವಲ್ಪ ಸಮಾಧಾನವಾಗುತ್ತೆ” ಎಂದು ಒಳಕ್ಕೆ ಹೋದೊಡನೆಯೇ ಲಲಿತೆಯ ಕೆಮ್ಮು ನಿಂತು ಅದಕ್ಕೆ ಬದಲಾಗಿ ಸ್ವಲ್ಪ ಹುಸಿನಗೆ ಕಾಣಿಸಿ

ಕೊಂಡಿತು. ಅದನ್ನು ನೋಡಿ ಮೊದಲೇ ಉರಿಯುತ್ತಿದ್ದ ನನ್ನ ಕೋಪಕ್ಕೆ ತುಪ್ಪವನ್ನೇ ಎರೆದಂತಾಗಿ ಅವಳ ಮೇಲೆ ಸೇಡು ತೀರಿಸಿಕೊಳ್ಳಬೇಕೆಂದು ನಿಶ್ಚಯಿಸಿ ನಮ್ಮ ತಾಯಿ ಹಾಲು ತೆಗೆದುಕೊಂಡು ಬಂದೊಡನೆ ನಾನು ಕಾರ್ಯಭಾಗವನ್ನು ಪ್ರಾರಂಭಿಸಿದೆನು. “ರಂಗನ ಬೆಟ್ಟಕ್ಕೆ ಹೋಗೋಣ ಅಂತಿದ್ದೆವು, ಈಗ ಅಲ್ಲಿ ಹೊಸದಾಗಿ ಬಂಗಲೆ ಕಟ್ಟಿದ್ದಾರೆ, ಎರಡು ದಿನ ಇದ್ದು ಬರುವುದಕ್ಕೆ ಒಹಕ ಚೆನ್ನಾಗಿದೆ. ಹೋಗೋಣ ಅಂದರೆ ಈಗಲೇ ಇವಳಿಗೆ ನೆಗಡಿ, ಕೆಮ್ಮು ಬಂದುಬಿಟ್ಟಿದೆ!” “ರಂಗನ ಬೆಟ್ಟವೂ ಬೇಡ, ಸಿಂಗನ ಬೆಟ್ಟವೂ ಬೇಡ. ಆಲ್ಲೆಲ್ಲಾ ಆಲೆದು ಲಲಿತೆಯ ಖಾಯಿಲೆ ನ್ಯೂಮೋನಿಯಾಕ್ಕೆ ತಿರುಗಲಿ. ಬೆಟ್ಟ ಎಲ್ಲಿಗೂ ಓಡಿಹೋಗುವುದಿಲ್ಲ, ಇನ್ನು ಯಾವಾಗಲಾದರೂ ಹೋದರಾಯಿತು” ಎಂದು ನಮ್ಮ ತಾಯಿ ತೀರ್ಪು ಕೊಟ್ಟುಬಿಟ್ಟರು. ಈಗ ಹುಸಿನಗೆ ನಗುವುದಕ್ಕೆ ನನ್ನ ಸರದಿ. ಉಸಿರು ಬಿಡಲಾರದೆ ಬಹಳ ಕಷ್ಟದಿಂದ ಮಾತಾಡುವವಳಂತೆ ನಟಿಸುತ್ತಿದ್ದ ಲಲಿತೆಯ ಕೆಮ್ಮು ಇದ್ದಕ್ಕಿದ್ದಹಾಗೆಯೇ ಇಳಿದುಹೋಯಿತು. “ಕೆಮ್ಮು ಈಗ ಆಷ್ಟೇನೂ ಇಲ್ಲ, ಎಲ್ಲೋ ಒಂದೊಂದು ಸಲ ಬರುತ್ತದೆ” ಎಂದಳು. “ಇಲ್ಲಕಣಮ್ಮ, ಅವಳಿಗೆ ನಿನ್ನೆಯೆಲ್ಲಾ ಒಂದು ಅಗುಳು ಆಸ್ಸು ಹಸೆ ಸೇರಲಿಲ್ಲ, ರಾತ್ರಿ ನೂರರಡು ಡಿಗ್ರಿ ಜ್ವರ ಬಂದಿತ್ತು. ಇಷ್ಟಾದರೂ ಬೆಟ್ಟಕ್ಕೆ ಹೋಗುವುದು ಬೇಡ ಎಂದರೆ ಕೇಳುವುದಿಲ್ಲ. ಹೀಗೇ ಅವಳು ಖಾಯಿಲೆ ತಂದು ಕೊಳ್ಳುವುದು” ಎಂದು ನಾನು ಮತ್ತೆ ಹೇಳಿದೆ. ಲಲಿತೆ ತುಟಿಯನ್ನು ಬಿರುಕಿಸಿಕೊಂಡು ಕೆಂಡವನ್ನು ಗುಳುವಂತೆ ನನ್ನ ಕಡೆ ನೋಡಿದಳು—ಅ ಬಗೆಯ ಕೋಪದಲ್ಲಿದ್ದಾಗ ಅವಳು ಬಹು ಸುಂದರಿಯಾಗಿ ಕಾಣುತ್ತಾಳೆ; ನನಗೆ ಅವಳು ಇನ್ನೂ ಸ್ವಲ್ಪ ಕೋಪಗೊಂಡರೆ ಒಳ್ಳೆಯದು ಎನ್ನಿಸಿತು. “ಜ್ವರ ಏನೂ ಹೆಚ್ಚಾಗಿರಲಿಲ್ಲ, ಸ್ವಲ್ಪ ಮೈಬಿಸಿಯಾಗಿತ್ತೋ ಇಲ್ಲವೋ. ಬೆಟ್ಟಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಬಂದುಬಿಡೋಣ. ಮತ್ತೆ ಇಲ್ಲಿಗೆ ಬರುವುದು ಯಾವಾಗಲೋ” ಎಂದು ಲಲಿತೆ ನಮ್ಮ ತಾಯಿಯ ದೈವಭಕ್ತಿಯ ಮೂಲಕ ತನ್ನ ಸಂಕಲ್ಪವನ್ನು ನೆರವೇರಿಸಿಕೊಳ್ಳಲು ಪ್ರಯತ್ನ ಮಾಡಿದಳು. ನಮ್ಮ ತಾಯಿ ಅವಳ ಬೂಟಾಟಿಕೆಗೆ ಸಿಕ್ಕಲಿಲ್ಲ. “ನಿನ್ನೆ ನೂರರಡು ಡಿಗ್ರಿ ಜ್ವರ ಇತ್ತು ಅಂತೀಯೆ, ಈ

ಕೊಂಪೆಯಲ್ಲಿ ಒಂದು ಔಷಧಿ ನೀರು ಸಹ ಸಿಕ್ಕುವುದಿಲ್ಲ. ಖಾಯಿಲೆ ಹೆಚ್ಚಾದರೆ ಏನು ಗತಿ! ಮೈಸೂರಿಗೇ ಹೊರಟುಹೋಗೋಣ ನಡಿ” ಎಂದುಬಿಟ್ಟರು. ನಮ್ಮಿಬ್ಬರ ಪ್ರಣಯ ಕಲಹ ಹೀಗೆ ಪರಿಣಮಿಸುವದೆಂದು ನಾವು ತಿಳಿದಿರಲಿಲ್ಲ. ನಾನೂ ಲಲಿತೆಯೂ ಈಗ ಒಂದಾದೆವು. “ನಿನ್ನೆ ಒಂದು ದಿನ ಜ್ವರ ಬಂದರೆ ಊರು ಬಿಟ್ಟು ಹೋಗಬೇಕೆ? ರಂಗನ ಬೆಟ್ಟಕ್ಕೆ ಹೋಗದಿದ್ದರೆ ಬೇಡ, ಮನೆಯಲ್ಲಿದ್ದು ಸುದಾರಿಸಿಕೊಂಡರೆ ಸರಿ ಹೋಗುತ್ತೆ” ಎಂದು ನಾನು ಹೇಳುತ್ತಿದ್ದೆ—ಆದರೆ ಆ ಸಮಯಕ್ಕೆ ಸರಿಯಾಗ ಲಲಿತೆಗೆ ಮತ್ತೆ ಕೆಮ್ಮು ಬಂತು—ಈ ಸಲ ಔತಣವಿಲ್ಲದೆಯೇ ಬಂದ ಸಿಜವಾದ ಕೆಮ್ಮು. ಅದನ್ನು ನೋಡಿ ನಾವು ಮೈಸೂರಿಗೆ ಹೊರಟೇ ತೀರಬೇಕೆಂದು ನಮ್ಮ ತಾಯಿ ಹಟಹಿಡಿದರು. ಅವರ ಮನಸ್ಸನ್ನು ತಿರುಗಿಸಲು ನಾವು ಮಾಡಿದ ಪ್ರಯತ್ನವೊಂದೂ ಸಾಗಲಿಲ್ಲ. ನಾನೂ ಲಲಿತೆಯೂ ಒಬ್ಬರ ಮುಖವನ್ನೊಬ್ಬರು ನೋಡಿಕೊಂಡು ಒಬ್ಬರ ನೆನ್ನೊಬ್ಬರು ದೃಷ್ಟಿಯಲ್ಲಿ ಎಷ್ಟುಮಟ್ಟಿಗೆ ದೂರಬಹುದೋ ಅಷ್ಟು ದೂರವಿತ್ತು. ಮೈಸೂರಿಗೆ ಹೋಗುವುದು ನಿಶ್ಚಯವಾಗಿಯೇಯಿತು ನಾವು ಒಹಳ ದಿನದಿಂದ ಆಸೆಪಟ್ಟು ಪಡದಿದ್ದ ಪ್ರಣಯವಾಸವು ಇಪ್ಪತ್ತು ದಿನಗಳಲ್ಲೆಯೇ ಮುಕ್ತಾಯವಾಯಿತು.



